



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜ್ಯೇಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೧
------------	---	---------

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 324 ವೆಚ್ಚ-12/09, ಬೆಂಗಳೂರು, ದಿನಾಂಕ: 11ನೇ ಮೇ, 2009

ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ನಿರುದ್ಯೋಗಿ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಅಂಗ ಸಂಸ್ಥೆಯಾದ Electronics Corporation of India Limited (ECIL-ECIT) ರವರಿಂದ ನೇರವಾಗಿ ಕಂಪ್ಯೂಟರ್ ತರಬೇತಿಯನ್ನು ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ 2009-10ನೇ ಸಾಲಿಗೆ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಸದರಿ ವಿನಾಯಿತಿ ಸಿಂಧುತ್ವದ ಅವಧಿಯು ದಿನಾಂಕ: 31.03.2010 ರವರೆಗೆ ಇರುತ್ತದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜ್ಯೇಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೨
------------	---	---------

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 296 ವೆಚ್ಚ-12/09, ಬೆಂಗಳೂರು, ದಿನಾಂಕ: 12ನೇ ಮೇ, 2009

ರಾಜ್ಯದಲ್ಲಿ "ಪಿ.ಪಿ.ಪಿ." ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ 10,000 ಕಿಲೋ ಮೀಟರ್‌ಗಳಷ್ಟು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಯೋಜನೆಗೆ ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ "ಐಡೆಕ್" (IDECK) ಬೆಂಗಳೂರು, ಇವರನ್ನು "Transaction Advisor" ಆಗಿ ನೇರವಾಗಿ ನೇಮಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರವು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜೈಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೩
------------	---	---------

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 366 ವೆಚ್ಚ-12/09, ಬೆಂಗಳೂರು, ದಿನಾಂಕ: 14ನೇ ಮೇ, 2009

ರಾಜ್ಯದಲ್ಲಿನ ವಿವಿಧ ಕಾರಾಗೃಹಗಳಲ್ಲಿ ಇರುವ ಬಂಧಿಗಳಿಗೆ ಪ್ರತಿನಿತ್ಯ ಬೇಕಾಗುವ ಹಾಲನ್ನು ಕೆ.ಎಂ.ಎಫ್. ನಿಂದ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಿನಾಂಕ: 1.4.2009 ರಿಂದ 31.3.2010ರ ಅವಧಿಯವರೆಗೆ ಮಾತ್ರ ಸರ್ಕಾರವು ಒಳಾಡಳಿತ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜೈಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೪
------------	---	---------

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 384 ವೆಚ್ಚ-12/09, ಬೆಂಗಳೂರು, ದಿನಾಂಕ: 14ನೇ ಮೇ, 2009

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಶಿಫಾರಸ್ಸು ಮಾಡಿರುವ ಆಯುರ್ವೇದ ಮತ್ತು ಯುನಾನಿ ಔಷಧಿಗಳನ್ನು ಮೆ: Indian Medicines Pharmaceutical Corporation Limited (IMPCL) ರವರಿಂದ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ಎರಡು ವರ್ಷಗಳ ಅವಧಿಗೆ ವಿನಾಯಿತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜೈಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೫
------------	---	---------

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 545 ವೆಚ್ಚ-12/09, ಬೆಂಗಳೂರು, ದಿನಾಂಕ: 14ನೇ ಮೇ, 2009

ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ಸುರಂಗ ಮಾರ್ಗದಿಂದಾಗಬಹುದಾದ ಅಂತರ್ಜಲ ಮಟ್ಟದ ಕುಸಿತದ ಅಧ್ಯಯನ ಕಾರ್ಯವಾದ Hydrogeological Study along the proposed tunnel of Upper Bhadra Project ಸೇವಾ ಸಂಗ್ರಹಣೆ ಕಾರ್ಯವನ್ನು ನೇರವಾಗಿ ತಜ್ಞರ ಸಮಿತಿ ಶಿಫಾರಸ್ಸಿನಂತೆ ಭಾರತೀಯ ವಿಜ್ಞಾನ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ. ಎಂ.ಶೇಖರ್ ಮತ್ತು ಪ್ರೊ. ಎಂ.ಎಸ್.ಮೋಹನ್ ಕುಮಾರರವರಿಗೆ ರೂ. 15.00 ಲಕ್ಷಗಳ ವೆಚ್ಚದಲ್ಲಿ ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ

ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರವು ಜಲಸಂಪನ್ಮೂಲ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜ್ಯೇಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೬
------------	---	---------

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 294 ವೆಚ್ಚ-12/09, ಬೆಂಗಳೂರು, ದಿನಾಂಕ: 15ನೇ ಮೇ, 2009

ಅಧಿವೇಶನದ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ವಿಧಾನ ಸಭೆಯ ಟೇಬಲ್ ಅಧಿಕಾರಿಗಳು, ಅಭಿಲೇಖನಾಧಿಕಾರಿಗಳು ಮತ್ತು ವರದಿಗಾರರಿಗೆ ಈ ಕೆಳಕಂಡ ಸಂಸ್ಥೆಗಳಿಂದ ನೇರವಾಗಿ ಅವುಗಳ ಮುಂದೆ ನಮೂದಿಸಿರುವ ಸಮವಸ್ತ್ರಗಳನ್ನು ರೂ. 6,14,990.00 ಗಳ ವೆಚ್ಚದಲ್ಲಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸರ್ಕಾರವು ಕರ್ನಾಟಕ ವಿಧಾನ ಸಭಾ ಸಚಿವಾಲಯಕ್ಕೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಕ್ರ. ಸಂ.	ಸಂಸ್ಥೆಯ ಹೆಸರು	ಸಮವಸ್ತ್ರ ವಿವರ
01	ಮೆ: ರೇಮಂಡ್ ಶಾಪ್, ನಂ. 10, ಪಬ್ಲಿಕ್ ಯುಟಿಲಿಟಿ ಕಟ್ಟಡ, ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು.	ಸೂಟಿಂಗ್ ಮತ್ತು ಶರ್ಟಿಂಗ್ ಬಟ್ಟೆ, ಟೈ ಮತ್ತು ಪಿನ್.
02	ಮೆ: ಏರೋ ಕ್ಲಬ್ ವುಡ್ ಲ್ಯಾಂಡ್ ಶೂ, ಪ್ರೆಸ್ವೀಜ್ ಮೈಸೂರ್ ಬಜಾರ್, ನಂ. 32/33 ಕಮರ್ಷಿಯಲ್ ಸ್ಟ್ರೀಟ್, ಬೆಂಗಳೂರು.	ಶೂ ಮತ್ತು ಸಾಕ್ಸ್‌ಗಳು ಮತ್ತು ಬೆಲ್ಟ್‌ಗಳು.
03	ಮೆ: ಕೆ.ಎಸ್.ಐ.ಸಿ., 3ನೇ ಮತ್ತು 4ನೇ ಮಹಡಿ, ಪಬ್ಲಿಕ್ ಯುಟಿಲಿಟಿ ಕಟ್ಟಡ, ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು.	ರೇಷ್ಮೆ ಸೀರೆಗಳು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜ್ಯೇಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೭
------------	---	---------

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 482 ವೆಚ್ಚ-12/09, ಬೆಂಗಳೂರು, ದಿನಾಂಕ: 19ನೇ ಮೇ, 2009

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮೆ: ಅಶೋಕ ಲೈಲ್ಯಾಂಡ್, ಇವರಿಂದ Ashoka Leyland ALPSV-12 mtrs ನ ಎರಡು ಚಾಸಿಗಳನ್ನು ರೂ. 24,28,138.00 ಗಳ ಅಂದಾಜು (approximate) ವೆಚ್ಚದಲ್ಲಿ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರವು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜೈಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೮
-------------------	--	----------------

ಆರ್ಥಿಕ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಆಇ 185 ವೆಚ್ಚ-12/09, ಬೆಂಗಳೂರು, ದಿನಾಂಕ: 20ನೇ ಮೇ, 2009

ಡಾ: ನಂಜುಂಡಪ್ಪ ವರದಿಯಲ್ಲಿ ನಮೂದಿಸಿರುವ 10 ಜಿಲ್ಲೆಗಳಲ್ಲಿನ ಪ್ರತಿ ಜಿಲ್ಲೆಗೆ 250 ರಂತೆ 2500 ಮನೆಗಳನ್ನು ಪ್ರತಿ ಮನೆಗೆ ರೂ. 40,000/- ದರದಲ್ಲಿ ಒಟ್ಟು ರೂ. 10.00 ಕೋಟಿ ಅಂದಾಜಿನಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ನೇರವಾಗಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಮೂಲಕ ನಿರ್ಮಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರವು 2009-10ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ ಎಸ್.ಜೀವರಗಿ

ಸರ್ಕಾರದ ಉಪ ಕಾರ್ಯದರ್ಶಿ (ಪ್ರಭಾರ)

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ವಿಶೇಷ ಪತ್ರಿಕೆ

ಭಾಗ - I	ಬೆಂಗಳೂರು, ಸೋಮವಾರ, ಜೂನ್ ೧, ೨೦೦೯ (ಜೈಷ್ಠ ೧೧, ಶಕ ವರ್ಷ ೧೯೩೧)	ನಂ. ೩೬೮
----------------	--	----------------

PROCEEDINGS OF THE GOVERNMENT OF KARNATAKA

REVENUE SECRETARIAT

Sub : Grant of Government land in Sy.No. 55 of Taralu Village, Utharahalli Hobli, Bangalore South Taluk to Central Reserve Police Force (CRPF) - Reg.

Ref :

1. Government Order No. RD 121 LGB 94, Dtd: 5.7.94.
2. Government Order No. RD 455 LGB 2001, Dtd: 16.12.02.
3. Letter No. B-V-7/2007/PROV (2) Taralu, Dtd: 4.4.08 of the Inspector General, CRPF, Southern Region, Hyderabad.

PREAMBLE:

In Government Order Dtd: 5.7.94 read at (1) above, sanction was accorded for grant of 253 acres of Government land in Sy.No. 55 of Taralu Village, Utharahalli Hobli, Bangalore South Taluk to the Central Reserve Police Force for establishment of rifle range at the rate of Rs. 30,000/- per acre besides levying conversion fine and other fine.

On a Public Interest Litigation filed by Wile Life Trust of India in Hon'ble High Court of Karnataka in W.P.No. 7301/01, Hon'ble High Court of Karnataka disposed off the writ petition with a direction to provide a suitable land of CRPF for establishing rifle firing range. In a meeting held on 01.09.2001 under the Chairmanship of the Principal Secretary, Forest, Ecology and Environment with Chief Conservator of Forest (Wildlife), Bangalore, it was decided that the land in question being adjacent to the land in possession of the Forest Department comes under the safe zone, the wildlife will be affected if it is used a firing range by the CRPF. Accordingly, in Government Order Dtd: 16.12.2002 read at (2) above, wherein 253 acres of land was granted to CRPF in G.O.No. RD 121 LGB 94, Dtd: 05.07.94 was cancelled and 100 acres of land out of 253 acres of land has been granted to the Department of Planning, Statistics and Science and Technology for the purpose of Science City and Space Museum.

The Inspector General, CRPF, Hyderabad in his letter read at (3) above, has requested for retention of 253 acres of land at Taralu Village with them for establishing Battalion Camping Site and Base for free induction training and construction of separate family accommodation. In the meeting held on 23.02.2005, it has been decided to grant fresh 100 acres of land to CRPF to honour in part the commitment made by the State Government in the past and it was proposed to grant lands at Nelamangala and Magadi Taluks for firing range and in letter dtd: 24.09.2005 Government of India was

requested to clarify whether it is agreeable for grant of 100 acres of land at Taralu Village and 152 acres of land in Nelamangala and Magadi Villages at the prevailing market rates. But Ministry of Home Affairs, Government of India and CRPF has not agreed to the proposal of the State Government regarding grant of 100 acres of land at Taralu Village and 152 acres of land in Nelamangala and Magadi Villages, but are insisting on retention of 253 acres as sanctioned earlier, on the ground that they have invested heavy amount for developing essential infrastructure for training-related activities.

In the meanwhile, Department of IT, BT, S & T has requested the Revenue Department to give possession of 100 acres of land granted to Science City. In the meeting held on 25.06.2008 under the Chairmanship of Principal Secretary to Government, Revenue Department, it has been pointed out that the Hon'ble High Court of Karnataka in W.P. No. 7301/2001 has not given any direction to cancel the grant made to CRPF. The Officers of CRPF, who attended the meeting, has informed that the CRPF did not carry any firing activity on the said land and an undertaking to this effect has been given to Government of Karnataka. The Secretary to Government, Forest Department has informed that they have filed affidavit before the Central Empowered Committee constituted by Supreme Court with reference to Application No. 396 filed by Wildlife of India to cancel the 100 acres of land granted for the established of Science City and therefore the land cannot be given to IT and BT Department. Hence, in the meeting held on 25.06.2008 it has been decided to restore the Government Order dtd: 05.07.94 to grant 253 acres of land in Taralu Village to CRPF and to grant alternate land to Science City.

As per the detailed survey conducted, the details of land available in Sy.No. 55 of Taralu Village as follows:

- 1) 220 acres of vacant land for CRPF.
- 2) 183.28 acres of land said to have been endorsed to the farmers by the Special Deputy Commissioner for Inam Abolition and being enjoyed by the farmers.
- 3) 47.37 acres of land pertaining to Gramathana, Kharab, Road etc., place meant for last rituals (Haddige Hidida Halla).

The Government have examined the proposal for grant of 220 acres of land which is vacant to CRPF and hence the order.

GOVERNMENT ORDER No: RD 198 LGB 2000, BANGALORE, DTD: 17.12.2008

In view of the facts explained above, Government is pleased to accord approval for grant of 220 acres which is vacant and free from anybody's possession instead of 253 acres in Sy.No. 55 of Taralu Village to CRPF by partial modification of Government Order No. RD 121 LGB 94, Dtd: 05.07.94 subject to condition that the CRPF shall not utilize this land for firing rand and natural habitat of the animals in the Bannerghatta National Park should not be disturbed by the activities of CRPF and it is hereby cancelled the Government Order No. RD 455 LGB 2001, Dtd: 16.12.2002 wherein 100 acres of land grant to Science City.

By order and in the name of the Governor of Karnataka,

E. Eshwar Naik

Under Secretary to Government
Revenue Department (Land Grants)

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಮಂಗಳವಾರ, ಜೂನ್ ೨, ೨೦೦೯ (ಜೈಷ್ಠ ೧೨, ಶಕ ವರ್ಷ ೧೯೩೧)	ನಂ. ೩೩೧
------------	--	---------

Urban Development Secretariat

Notification

No. UDD 1 TCT 2009, dated: 30th May, 2009

Whereas the draft of the following rules further to amend the Karnataka Municipal Corporations Rules, 1977 was published in Notification No. UDD 1 TCT 2009 dated 13th May, 2009 in Part IV-A, No. 299 of the Karnataka Gazette Extra-ordinary dated 14th May, 2009 inviting objections and suggestions from all persons likely to be affected within 15 days from the date of publication of the said Notification in the Official Gazette.

And whereas, the said Gazette was made available to the public on 14th May, 2009.

And whereas, the objections and suggestions received within the stipulated time have been considered.

Now therefore, in exercise of the powers conferred by section 421 of the Karnataka Municipal Corporations Act, 1976 (Karnataka Act 14 of 1977) the Government of Karnataka makes the following rules, namely:-

1. Title and commencement.- (1) These rules may be called the Karnataka Municipal Corporations (Amendment) Rules, 2009.

(2) They shall come into force from the date of their publication in the official Gazette.

2. Amendment of rule 2.- In the Karnataka Municipal Corporations Rules, 1977 (hereinafter referred to as the said rules), in rule 2, after sub rule (10), the following shall be inserted namely:-

“(11) “Director of Municipal Administration” means the Director of Municipal Administration appointed under sub-section (1-A) of section 388 of the Karnataka Municipalities Act, 1964 (Karnataka Act 22 of 1964).

(12) “CSR” means the Current schedule of rates notified and inclusive of price escalations as on the date fixed for the receipt of tenders.”

3. Amendment of rule 6.- In rule 6 of the said rules,-

1) In sub-rule (1),-

(i) for the words “sanction estimates” the words “accord administrative approval” shall be substituted;

(ii) In clause (i), for the word “Sanction” the word “approve” and for the words and figures “Rupees 30 lakhs” the words and figures “Rupees 300 lakhs” shall be substituted;

(iii) In clause (ii),- for the words figures and coma “Rupees 30 lakhs but does not exceed Rupees 50 lakhs, sanction” the words figures and coma “Rupees 300 lakhs but does not exceed Rupees 400 lakhs, approval” shall be substituted;

(iv) In clause (iii), for the words figures and coma “Rupees 50 lakhs but does not exceed Rupees 100 lakhs shall require sanction” the words, figures and coma “Rupees 400 lakhs but does not exceed Rupees 500 lakhs, shall require approval” shall be substituted’

(v) In clause (iv), for the words and figures “Rupees 100 lakhs shall require sanction” the words and figures “Rupees 500 lakhs shall require approval” shall be substituted;

2. In sub rule (2),-

(i) for the words “sanction estimates” the words “accord Administrative Approval” shall be substituted.

(ii) In clause (i), for the word “sanction” the word “approval” and for the words and figures “Rupees 15 lakhs” the words and figures “Rupees 30 lakhs” shall be substituted.

(iii) In clause (ii), for the words and figures “Rupees 15 lakhs but does not exceed Rupees 25 lakhs sanction” the words, figures and coma “Rupees 30 lakhs but does not exceed Rupees 50 lakhs, approve” shall be substituted;

(iv) In clause (iii), for the words and figures “Rupees 25 lakhs but does not exceed rupees 50 lakhs, shall require sanction” the words and figures and coma “Rupees 50 lakhs but does not exceed Rupees 100 lakhs, shall require approval” shall be substituted;

(v) In clause (iv), for the words and figures “Rupees 50 lakhs shall require sanction of the Government” the words and figures “Rupees 100 lakhs but does not exceed Rupees 200 lakhs shall require approval of the Director of Municipal Administration” shall be substituted;

(vi) After clause (iv), the following shall be inserted namely:-

“(v) any estimate the amount of which exceeds Rupees 200 lakhs, shall require the approval of the Government”.

4. Amendment to Rule 6-A.- Rule 6-A shall be substituted as follows, namely,-

“6-A. Previous approval when necessary.-(1) No contract for the procurement of services, supply of materials or goods or for the execution of any works shall be entered into by the Commissioner, Corporation of the city of Bangalore except with the previous approval of,-

(i) the Government in all cases where the estimated value of the contract in each case exceeds Rupees 500 lakhs.

(ii) the Corporation in all cases where the estimated value of contract in each case does not exceed Rupees 500 lakhs and the rates of the acceptable tender is not more than fifteen percent of the CSR.

(iii) the Standing Committee in all cases where the estimated value of contract in each case does not exceed rupees 400 lakhs and the rates of the acceptable tender is not more than twelve percent of the CSR.

Provided the Commissioner may make a contract only in case where the estimated value of contract in each case does not exceed rupees 300 lakhs and the rates of the acceptable tender is not more than eight percent of the CSR.

(2) No contract for the procurement of services, supply of materials or goods or for the execution of any works shall be entered into by the Commissioner. City Corporation of cities other than Bangalore except with the previous approval of,-

(i) the Government in all cases where the estimated value of the contract in each case does not exceed Rupees 200 lakhs.

(ii) the Director of Municipal administration in all cases where the estimated value of contract in each case does not exceed Rupees 200 lakhs and the rates of the acceptable tender is not more than fifteen percent of the CSR.

(iii) the Corporation in all cases where the estimated value of contract in each case does not exceed Rupees 100 lakhs and the rates of the acceptable tender is not more than twelve percent of the CSR.

(iv) the Standing Committee in all cases where the estimated value of contract in each case does not exceed Rupees 50 lakhs and the rates of the acceptable tender is not more than eight percent of the CSR.

Provided Commissioner may make a contract only in case where the estimated value of contract in each case does not exceed Rupees 30 lakhs and the rates of the acceptable tender is not more than eight percent of the CSR."

5. Amendment of rule 7.- For rule 7 of the said rules the following shall be substituted namely:-

"7. Applicability of certain rules for the process of tender.- The Karnataka Transparency in Public Procurement rules, 2000 made under the provisions of Karnataka Transparency in Public Procurement Act, 1999 as amended from time to time and notifications made thereon shall apply for the process of tenders."

By order and in the name of the Governor of Karnataka,

C.R. RAVINDRA

Under Secretary to Government
Urban Development Department

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಮಂಗಳವಾರ, ಜೂನ್ ೨, ೨೦೦೯ (ಜ್ಯೇಷ್ಠ ೧೨, ಶಕ ವರ್ಷ ೧೯೩೧)	ನಂ. ೩೭೪
------------	--	---------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯೆ 26 ಶಾಸನ 2008, ಬೆಂಗಳೂರು, ದಿನಾಂಕ: 2ನೇ ಜೂನ್, 2009

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಅಧ್ಯಾದೇಶ, 2009ಕ್ಕೆ 2009ರ ಮೇ 29ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2009ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:2 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2009ರ ಕರ್ನಾಟಕ ಅಧ್ಯಾದೇಶ ಸಂಖ್ಯೆ 2

(ಭಾರತ ಗಣರಾಜ್ಯದ ಅರವತ್ತನೆಯ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2009ರ ಜೂನ್ 2ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಅಧ್ಯಾದೇಶ, 2009

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಈಗ ಜಾರಿಯಲ್ಲಿರುವ ಅಧಿನಿಯಮಕ್ಕೆ ಬದಲಾಗಿ ಒಂದು ವ್ಯಾಪಕ ಅಧಿನಿಯಮವನ್ನು ಜಾರಿಗೆ ತರುವುದಕ್ಕಾಗಿ ಒಂದು ಅಧ್ಯಾದೇಶ.

ಕರ್ನಾಟಕ ರಾಜ್ಯ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿಲ್ಲದಿರುವುದರಿಂದ ಮತ್ತು ಕರ್ನಾಟಕ ರಾಜ್ಯದಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಿಜ್ಞಾನಗಳ ಅಭಿವೃದ್ಧಿಗೆ ಉಪಬಂಧಕವಿರುವುದಕ್ಕಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಕ್ರೋಢೀಕರಿಸಲು ಮತ್ತು ತಿದ್ದುಪಡಿ ಮಾಡಲು ಈಗ ಜಾರಿಯಲ್ಲಿರುವ ಅಧಿನಿಯಮಕ್ಕೆ ಬದಲಾಗಿ ಒಂದು ವ್ಯಾಪಕ ಅಧಿನಿಯಮವನ್ನು ಜಾರಿಗೆ ತರುವುದಕ್ಕಾಗಿ ಶೀಘ್ರ ಕ್ರಮ ಕೈಗೊಳ್ಳುವುದನ್ನು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಈಗ ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸುತ್ತಾರೆ, ಎಂದರೆ:-

ಅಧ್ಯಾಯ - I

ಆರಂಭಿಕ

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧ್ಯಾದೇಶವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಅಧ್ಯಾದೇಶ, 2009 ಎಂದು ಕರೆಯತಕ್ಕದ್ದು.

(2) ಇದು 22ನೇ ನವೆಂಬರ್ 2008 ರಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

2. ಪರಿಭಾಷೆಗಳು.- ಈ ಅಧ್ಯಾದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(1) "ವಿದ್ಯಾವಿಷಯಕ ಪರಿಷತ್ತು (ಅಕಾಡೆಮಿಕ್ ಕೌನ್ಸಿಲ್)" ಎಂದರೆ, ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತು.

(2) "ಸಂಯೋಜಿತ ಕಾಲೇಜು" ಎಂದರೆ, ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರದಲ್ಲಿ ಬರುವ ಮತ್ತು ನಿಯಮಿಸಲಾದ ಶಾಸನಗಳಿಗೆ ಅನುಸಾರವಾಗಿ ವಿಶ್ವವಿದ್ಯಾಲಯಕ್ಕೆ ಸಂಯೋಜನೆಗೊಂಡ ಹಾಗೂ ವಿಶ್ವವಿದ್ಯಾಲಯದ ಪದವಿಗಳು, ಡಿಪ್ಲೋಮಾಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಡೆಸುವ ಪರೀಕ್ಷೆಗಳಿಗೆ ಪ್ರವೇಶ ಪಡೆಯಲು ಅವಶ್ಯವಾದ ವ್ಯಾಸಂಗ ಕ್ರಮವನ್ನು ಒದಗಿಸುವ ಒಂದು ಕಾಲೇಜು ಅಥವಾ ಒಂದು ಸಂಸ್ಥೆ.

(3) "ಕೃಷಿ" ಎಂಬುದು,

(ಎ) ಪ್ರಾಕೃತಿಕ ಸಂಪನ್ಮೂಲ ನಿರ್ವಹಣೆ.

(ಬಿ) ಭೂಸಾರ ಮತ್ತು ಜಲನಿಧಿ ನಿರ್ವಹಣೆ.

(ಸಿ) ಬೆಳೆ ಉತ್ಪಾದನೆ ಮತ್ತು ಸಂರಕ್ಷಣೆಯು ಸೇರಿದಂತೆ ಬೆಳೆ ಸುಧಾರಣೆ.

(ಡಿ) ತೋಟಗಾರಿಕೆ ಹಣ್ಣುಗಳು, ತರಕಾರಿಗಳು, ಪುಷ್ಪಕೃಷಿ, ಸಾಂಬಾರ ಪದಾರ್ಥಗಳು, ಔಷಧೀಯ ಸಸ್ಯಗಳು, ಸುಗಂಧ ಸಸ್ಯಗಳು ಮತ್ತು ನೆಡುತೋಪು ಬೆಳೆಗಳನ್ನು ಬೆಳೆಯುವುದು.

(ಇ) ಕೋಳಿ ಸಾಕಾಣಿಕೆ ಸೇರಿದಂತೆ ಪಶುವೈದ್ಯ ಮತ್ತು ಪ್ರಾಣಿ ವಿಜ್ಞಾನಗಳು.

(ಎಫ್) ಹೈನುಗಾರಿಕೆ ವಿಜ್ಞಾನ ಮತ್ತು ತಂತ್ರಜ್ಞಾನ.

(ಜಿ) ಮೀನು ಕೃಷಿ ಮತ್ತು ಮೀನುಗಾರಿಕೆ ನಿರ್ವಹಣೆ.

(ಎಚ್) ವನ ವಿಜ್ಞಾನ, ಫಾರಂ ವನ ವಿಜ್ಞಾನ, ಅರಣ್ಯ ಮತ್ತು ವನ್ಯಜೀವಿ ನಿರ್ವಹಣೆ ಹಾಗೂ ವೃಕ್ಷ ಕೃಷಿ.

(ಐ) ಕೃಷಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ.

(ಜೆ) ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ.

(ಕೆ) ವ್ಯವಸಾಯೋತ್ಪನ್ನ ಮಾರಾಟ ಹಾಗೂ ಸಹಕಾರ ಮತ್ತು ಕೃಷಿ ವ್ಯವಹಾರ ನಿರ್ವಹಣೆ.

(ಎಲ್) ಕೃಷಿಗೆ ಸಂಬಂಧಿಸಿದ ಮೂಲಭೂತ ವಿಜ್ಞಾನಗಳು ಮತ್ತು ಮಾನವಿಕ ಶಾಸ್ತ್ರಗಳು.

(ಎಂ) ಕೃಷಿ ಜೈವಿಕ ತಂತ್ರಜ್ಞಾನ.

(ಎನ್) ವ್ಯವಸಾಯೋತ್ಪನ್ನದ ಸಂಸ್ಕರಣೆಯು ಸೇರಿದಂತೆ ಸುಗ್ಗಿ ತರುವಾಯದ ತಂತ್ರಜ್ಞಾನಗಳು.

(ಒ) ಭೂಬಳಕೆ ಯೋಜನೆ ಮತ್ತು ನಿರ್ವಹಣೆ.

(ಪಿ) ಉಪ್ಪುನೀರಳೆ ಕೃಷಿಯೂ ಸೇರಿದಂತೆ ರೇಷ್ಮೆ ವ್ಯವಸಾಯ.

(ಕ್ಯೂ) ಜೇನು ಸಾಕಾಣಿಕೆ.

(ಆರ್) ಗೃಹ ವಿಜ್ಞಾನ.

(ಎಸ್) ಕೃಷಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ.

(ಟಿ) ಕೃಷಿ ಅರ್ಥ ಶಾಸ್ತ್ರ ; ಹಾಗೂ

(ಯು) ಬೇಸಾಯ ಜಮೀನುಗಳ ಬಳಕೆ ಯೋಜನೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಇತರ ವಿಷಯ.

- ಇವುಗಳ ಮೂಲಭೂತ ಹಾಗೂ ಆನ್ವಯಿಕ ವಿಜ್ಞಾನಗಳನ್ನು ಒಳಗೊಳ್ಳುತ್ತದೆ.

- (4) "ಕೃಷಿ ಸಂಶೋಧನಾ ಕೇಂದ್ರ" ಎಂದರೆ, ವಲಯ ಕೃಷಿ ಸಂಶೋಧನಾ ಕೇಂದ್ರ, ಪ್ರಮುಖ ಕೃಷಿ ಸಂಶೋಧನಾ ಕೇಂದ್ರ, ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, ವಿಶ್ವವಿದ್ಯಾಲಯದ ಕೃಷಿ ಸಂಶೋಧನಾ ಕೇಂದ್ರ ಅಥವಾ ಇನ್ಯಾವುದೇ ಸಂಶೋಧನಾ ಕೇಂದ್ರ.
- (5) "ಪ್ರಾಧಿಕಾರ" ಎಂದರೆ, 11ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂಥ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ.
- (6) "ಮಂಡಳಿ" ಎಂದರೆ, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ.
- (7) "ಅಧ್ಯಯನ ಮಂಡಳಿ" ಎಂದರೆ, ಫ್ಯಾಕಲ್ಟಿ ಹಂತದಲ್ಲಿ ವಿದ್ಯಾ ವ್ಯವಹಾರಗಳ ಸಮಿತಿ.
- (8) "ಕಾಲೇಜು" ಎಂದರೆ, ವಿಶ್ವವಿದ್ಯಾಲಯದ ನೇರ ನಿಯಂತ್ರಣದಲ್ಲಿರುವ ಮತ್ತು ವ್ಯವಸ್ಥಾಪನೆಯ ಅಡಿಯಲ್ಲಿ ಬರುವ ಕೇಂದ್ರ ಕಾರ್ಯಸ್ಥಾನದಲ್ಲಿರುವ, ಕ್ಯಾಂಪಸ್‌ನಲ್ಲಿರುವ ಅಥವಾ ಇತರಡೆ ಇರುವ ಘಟಕ ಕಾಲೇಜು;
- (9) "ಕುಲಾಧಿಪತಿ" ಎಂದರೆ, ವಿಶ್ವವಿದ್ಯಾಲಯದ ಕುಲಾಧಿಪತಿ;
- (10) "ಲೆಕ್ಕ ನಿಯಂತ್ರಕ" ಎಂದರೆ, ವಿಶ್ವವಿದ್ಯಾಲಯದ ಲೆಕ್ಕ ನಿಯಂತ್ರಕರು;
- (11) "ಡೀನ್" ಎಂದರೆ, ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಅಥವಾ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥರು;
- (12) "ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್" ಎಂದರೆ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ, ಸಲಹೆ ನೀಡಿಕೆ ಮತ್ತು ವಿದ್ಯಾರ್ಥಿಗಳ ಉದ್ಯೋಗ ನಿಯೋಜನೆಯ ಡೀನ್;
- (13) "ನಿರ್ದೇಶಕ" ಎಂದರೆ, ವಿದ್ಯಾ ನಿರ್ದೇಶಕರು, ಸಂಶೋಧನಾ ನಿರ್ದೇಶಕರು ಮತ್ತು ವಿಸ್ತರಣಾ ನಿರ್ದೇಶಕರು;
- (14) "ವಿಸ್ತರಣಾ ಪರಿಷತ್ತು" ಎಂದರೆ, ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಪರಿಷತ್ತು;
- (15) "ಫ್ಯಾಕಲ್ಟಿ" ಎಂದರೆ, ಈ ಅಧ್ಯಾದೇಶದಲ್ಲಿ ಮತ್ತು ಶಾಸನಗಳಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಫ್ಯಾಕಲ್ಟಿ.
- (16) "ವಿಭಾಗದ ಮುಖ್ಯಸ್ಥರು" ಎಂದರೆ, ವಿಶ್ವವಿದ್ಯಾಲಯದ ಮತ್ತು ಘಟಕ ಕಾಲೇಜುಗಳ ವಿಭಾಗ ಮುಖ್ಯಸ್ಥರು.
- (17) "ವಿದ್ಯಾರ್ಥಿನಿಲಯ" ಎಂದರೆ, ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ ಅಥವಾ ವಿಶ್ವವಿದ್ಯಾಲಯದ ಒಂದು ಭಾಗವಾಗಿ ಅಥವಾ ಪ್ರತ್ಯೇಕವಾಗಿ ನಿರ್ವಹಿಸಿಕೊಂಡು ಬಂದ ಮತ್ತು ವಿಶ್ವವಿದ್ಯಾಲಯವು ಮನ್ನಣೆ ನೀಡಿದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಇರುವ ವಾಸಸ್ಥಳ;
- (18) "ಅಧಿಕಾರಿ" ಎಂದರೆ, ಪರಿನಿಯಮಗಳಲ್ಲಿ ಅಥವಾ ಶಾಸನಗಳಲ್ಲಿ ನಿರ್ದಿಷ್ಟವಾಗಿ ಹೇಳಿರುವ ವಿಶ್ವವಿದ್ಯಾಲಯದ ಅಧಿಕಾರಿ;
- (19) "ನಿಯಮಿಸಲಾದುದು" ಎಂದರೆ, ವಿಶ್ವವಿದ್ಯಾಲಯದ ಶಾಸನಗಳಿಂದ ನಿಯಮಿಸಲಾದುದು;
- (20) "ಕುಲಸಚಿವ" ಎಂದರೆ, ವಿಶ್ವವಿದ್ಯಾಲಯದ ಕುಲಸಚಿವ;
- (21) "ವಿನಿಯಮಗಳು" ಎಂದರೆ, 54ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ವಿನಿಯಮಗಳು;
- (22) "ಸಂಶೋಧನಾ ಪರಿಷತ್ತು" ಎಂದರೆ, ವಿಶ್ವವಿದ್ಯಾಲಯದ ಸಂಶೋಧನಾ ಪರಿಷತ್ತು;
- (23) "ಶಾಸನಗಳು" ಎಂದರೆ, ಈ ಅಧ್ಯಾದೇಶದ ಅಡಿಯಲ್ಲಿ ರಚಿಸಲಾದ ನೀತಿಗಳು, ಕಾರ್ಯವಿಧಾನಗಳು ಮುಂತಾದ ಅಂಶಗಳನ್ನು ಕುರಿತು ರಚಿಸಲಾದ ವಿಶ್ವವಿದ್ಯಾಲಯದ ಶಾಸನಗಳು;
- (24) "ವಿದ್ಯಾರ್ಥಿ" ಎಂದರೆ, ವಿಶ್ವವಿದ್ಯಾಲಯದಲ್ಲಿ ಕ್ರಮಬದ್ಧವಾಗಿ ಸ್ಥಾಪಿಸಲಾದ ಪದವಿ, ಡಿಪ್ಲೊಮಾ ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪಡೆಯಲು ವ್ಯಾಸಂಗ ಕ್ರಮದಲ್ಲಿ ಅಧ್ಯಯನ ಮಾಡುವುದಕ್ಕಾಗಿ ವಿಶ್ವವಿದ್ಯಾಲಯದ ಘಟಕ ಕಾಲೇಜು ಮತ್ತು ಒಂದು ಸಂಯೋಜಿತ ಕಾಲೇಜಿನಲ್ಲಿ ಪ್ರವೇಶ ನೀಡಲಾಗಿರುವ ವಿದ್ಯಾರ್ಥಿಪಟ್ಟಿಯಲ್ಲಿ ಹೆಸರು ಸೇರಿಸಲಾಗಿರುವಂಥ ಒಬ್ಬ ವ್ಯಕ್ತಿ.
- (25) "ಅಧ್ಯಾಪಕರು" ಎಂದರೆ, ಸಹಾಯಕ ಪ್ರಾಧ್ಯಾಪಕರ ದರ್ಜೆಗೆ ಕಡಿಮೆಯಿಲ್ಲದ ಬೋಧನೆ ನೀಡುವ ಅಥವಾ ಸಂಶೋಧನೆ ಮತ್ತು /ಅಥವಾ ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸುವ ಮತ್ತು ಅದಕ್ಕೆ ಮಾರ್ಗದರ್ಶನ ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯದಿಂದ ನೇಮಕಗೊಂಡ ಅಥವಾ ಮಾನ್ಯತೆ ಪಡೆದ ಒಬ್ಬ ವ್ಯಕ್ತಿ ಮತ್ತು ಇದು ಅಧ್ಯಾಪಕನೆಂದು ಶಾಸನಗಳ ಮೂಲಕ ಘೋಷಿಸಲ್ಪಡಬಹುದಾದ ಇತರೆ ಯಾವುದೇ ವ್ಯಕ್ತಿಯನ್ನು ಒಳಗೊಳ್ಳಬಹುದು.
- (26) "ತಂತ್ರಜ್ಞಾನ ವರ್ಗಾವಣೆ ಘಟಕಗಳು" (ಟಿಟಿ) ಎಂದರೆ, ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ), ವಿಸ್ತರಣಾ ಶಿಕ್ಷಣ ಘಟಕಗಳು (ಇಇಯು), ಸಿಬ್ಬಂದಿ ತರಬೇತಿ ಘಟಕಗಳು (ಎಸ್‌ಟಿಯು), ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರ (ಎಚ್‌ಟಿಐಸಿ), ಬೇಕರಿ ತರಬೇತಿ ಘಟಕ (ಬಿಟಿಯು) ಮತ್ತು ವಿಶ್ವವಿದ್ಯಾಲಯವು ಸ್ಥಾಪಿಸಿದಂಥ ಇತರ ಕೇಂದ್ರಗಳು.
- (27) "ವಿಶ್ವವಿದ್ಯಾಲಯ" ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ;

(28) "ಕುಲಪತಿ" ಎಂದರೆ, ವಿಶ್ವವಿದ್ಯಾಲಯದ ಕುಲಪತಿ.

ಅಧ್ಯಾಯ-II

ವಿಶ್ವವಿದ್ಯಾಲಯಗಳು

3. ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ನಿಗಮನ.- (1) ಕರ್ನಾಟಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಅಧಿನಿಯಮ, 1963ರ (1963ರ ಕರ್ನಾಟಕ ಅಧಿನಿಯಮ 22) 3ನೇ ಪ್ರಕರಣದಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯಗಳು ಈ ಮುಂದಿನಂತೆ ಉಪಬಂಧ ಕಲ್ಪಿಸಿರುವಂತೆ ತಮ್ಮ ಪ್ರಾದೇಶಿಕ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಡನೆ ಈ ಅಧ್ಯಾದೇಶದಡಿಯಲ್ಲಿ ಸ್ಥಾಪನೆಯಾಗಿವೆ ಎಂದು ಭಾವಿಸತಕ್ಕದ್ದು ಎಂದರೆ:-

(ಎ) ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ರಾಮನಗರಂ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ವಿಸ್ತರಿಸಿದ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಂದಿಗೆ ಬೆಂಗಳೂರಿನಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ;

(ಬಿ) ಬಾಗಲಕೋಟೆ, ಬೆಳಗಾಂ, ಬಳ್ಳಾರಿ, ಬೀದರ್, ಬಿಜಾಪುರ, ಧಾರವಾಡ, ಗದಗ, ಗುಲ್ಬರ್ಗಾ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಉತ್ತರಕನ್ನಡ ಜಿಲ್ಲೆಗಳಿಗೆ ವಿಸ್ತರಿಸಿದ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಂದಿಗೆ ಧಾರವಾಡದಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ;

(2) ಈ ಅಧ್ಯಾದೇಶವು ಪ್ರಾರಂಭವಾದ ದಿನದಂದು, (1)ನೇ ಉಪಪ್ರಕರಣದಲ್ಲಿ ಏನೇ ಇದ್ದರೂ, ಗುಲ್ಬರ್ಗಾ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಿಗೆ ವಿಸ್ತರಿಸಲಾದ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಂದಿಗೆ ರಾಯಚೂರಿನಲ್ಲಿ ಕೇಂದ್ರ ಕಾರ್ಯಸ್ಥಾನದೊಂದಿಗೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಸ್ಥಾಪನೆಯಾಗತಕ್ಕದ್ದು ಮತ್ತು (1)ನೇ ಉಪಪ್ರಕರಣದ (ಬಿ) ಖಂಡದಡಿಯಲ್ಲಿ ಸ್ಥಾಪನೆಯಾದ ವಿಶ್ವವಿದ್ಯಾಲಯವು ಹೊಂದಿದ್ದ ಆ ಪ್ರದೇಶದ ಮೇಲಿನ ಅಧಿಕಾರ ಕ್ಷೇತ್ರ ವ್ಯಾಪ್ತಿಯು ರದ್ದಾಗತಕ್ಕದ್ದು.

(3) ಕುಲಾಧಿಪತಿ, ಸಹ ಕುಲಾಧಿಪತಿ, ಪ್ರತಿಯೊಂದು ವಿಶ್ವವಿದ್ಯಾಲಯದ ಕುಲಪತಿ, ವ್ಯವಸ್ಥಾಪನಾ ಮಂಡಳಿ, ವಿದ್ಯಾವಿಷಯಕ ಪರಿಷತ್ತು ಮತ್ತು ಇತರ ಪ್ರಾಧಿಕಾರಗಳು ಹಾಗೂ ಅಧಿಕಾರಿಗಳು ಸೇರಿ (1)ನೇ ಉಪ-ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದ, ವಿಶ್ವವಿದ್ಯಾಲಯದ ಹೆಸರಿನ ಒಂದು ನಿಗಮಿತ ನಿಕಾಯವು ರಚನೆಯಾಗತಕ್ಕದ್ದು.

(4) ಅಂಥ ಪ್ರತಿಯೊಂದು ವಿಶ್ವವಿದ್ಯಾಲಯವು ಶಾಶ್ವತ ಉತ್ತರಾಧಿಕಾರವನ್ನು ಮತ್ತು ಸಾಮಾನ್ಯ ಮುದ್ರೆಯನ್ನು ಹೊಂದಿರತಕ್ಕದ್ದು ಹಾಗೂ ತನ್ನ ಹೆಸರಿನಿಂದ ದಾವೆ ಹೂಡಬಹುದು ಅಥವಾ ದಾವೆಗೆ ಗುರಿಯಾಗಬಹುದು.

(5) ವಿಶ್ವವಿದ್ಯಾಲಯವು ಚರ ಮತ್ತು ಸ್ಥಿರ ಸ್ವತ್ತುಗಳೆರಡೂ ಆರ್ಜಿಸಲು ಮತ್ತು ಧಾರಣ ಮಾಡಲು ಮತ್ತು ಕೇಂದ್ರ ಸರ್ಕಾರದಿಂದ, ರಾಜ್ಯ ಸರ್ಕಾರದಿಂದ ಅಥವಾ ಯಾವುದೇ ಇತರ ಅಂಗೀಕೃತ ಮೂಲಗಳಿಂದ ಸಾಲ ಪಡೆಯಲು ಮತ್ತು ಯಾವುದೇ ಕರಾರನ್ನು ಮಾಡಿಕೊಳ್ಳಲು ಮತ್ತು ಈ ಅಧ್ಯಾದೇಶದ ಉದ್ದೇಶಕ್ಕಾಗಿ ಅವಶ್ಯವಾದ ಎಲ್ಲಾ ಇತರ ಕಾರ್ಯಗಳನ್ನು ಮಾಡಲು ಸಕ್ಷಮವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು, ತನ್ನಲ್ಲಿ ನಿಹಿತವಾಗಿದ್ದಿರಬಹುದಾದ ಅಥವಾ ತಾವು ಆರ್ಜಿಸಿರಬಹುದಾದ ಯಾವುದೇ ಸ್ಥಿರ ಸ್ವತ್ತನ್ನು ಸರ್ಕಾರದ ಪೂರ್ವಾನುಮೋದನೆಯನ್ನು ಪಡೆದುಕೊಳ್ಳದೇ ಗುತ್ತಿಗೆ ನೀಡತಕ್ಕದ್ದಲ್ಲ, ಮಾರಾಟ ಮಾಡತಕ್ಕದ್ದಲ್ಲ ಅಥವಾ ಅನ್ಯಥಾ ವರ್ಗಾವಣೆ ಮಾಡತಕ್ಕದ್ದಲ್ಲ.

(7) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ, ವಾದ ಪ್ರತಿವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡತಕ್ಕದ್ದು ಮತ್ತು ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳು ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕೆಗಳನ್ನು ವಿಶ್ವವಿದ್ಯಾಲಯದ ಕುಲಸಚಿವರು ಹೊರಡಿಸತಕ್ಕದ್ದು ಮತ್ತು ಅವರ ಮೇಲೆ ಜಾರಿ ಮಾಡತಕ್ಕದ್ದು.

4. ಅಧಿಕಾರ ವ್ಯಾಪ್ತಿ.- (1) ಕೃಷಿ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ವ್ಯವಸಾಯ ಮತ್ತು ಅರಣ್ಯ ವಿಜ್ಞಾನ ತರಬೇತಿ ಅಥವಾ ಶಿಕ್ಷಣ ಕೇಂದ್ರಗಳು ಮತ್ತು ಸಂಶೋಧನಾ ಹಾಗೂ ಪ್ರಯೋಗ ಕೇಂದ್ರಗಳ ನಿರ್ವಹಣೆಗೆ ಮತ್ತು ಕ್ಷೇತ್ರ ವಿಸ್ತರಣಾ ಕೆಲಸಗಾರರ ತರಬೇತಿ ಕಾರ್ಯಕ್ರಮಗಳಿಗೆ ಮತ್ತು ತನ್ನ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಳಗೆ ವಿವಿಧ ಭಾಗಗಳಲ್ಲಿ ಅಗತ್ಯವಾಗಬಹುದಾದಂಥ ಇತರ ಕೇಂದ್ರಗಳ ಸ್ಥಾಪನೆ, ಅಭಿವೃದ್ಧಿ ಮತ್ತು ಕಾರ್ಯಾಚರಣೆ ನಡೆಸುವ ಜವಾಬ್ದಾರಿ ಪ್ರತಿಯೊಂದು ವಿಶ್ವವಿದ್ಯಾಲಯದ ಮೇಲಿರತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತದ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳು, ಸಂಶೋಧನೆ ಮತ್ತು ಪ್ರಯೋಗ ಕೇಂದ್ರಗಳು, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ವಿಸ್ತರಣಾ ಶಿಕ್ಷಣ ಮತ್ತು ಇತರ ತರಬೇತಿ ಕೇಂದ್ರಗಳು ಅಥವಾ ಪ್ರತಿಯೊಂದು

ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರ ವ್ಯಾಪ್ತಿಯ ಮತ್ತು ಪ್ರಾಧಿಕಾರದ ಅಡಿಯಲ್ಲಿ ಬರುವ ಇತರ ಸಂಸ್ಥೆಗಳು ಆ ವಿಶ್ವವಿದ್ಯಾಲಯದ ಘಟಕ ಭಾಗವಾಗಿರತಕ್ಕದ್ದು ಮತ್ತು ಆ ವಿಶ್ವವಿದ್ಯಾಲಯದ ಆಡಳಿತ ಮತ್ತು ನಿಯಂತ್ರಣದಡಿಯಲ್ಲಿ ಕೆಲಸ ಮಾಡತಕ್ಕದ್ದು. ವಿಶ್ವವಿದ್ಯಾಲಯದಿಂದ ಸಂಯೋಜಿತ ಕಾಲೇಜು ಎಂದು ಅನ್ಯಥಾ ಮನ್ನಣೆ ಪಡೆದ ಹೊರತು ಯಾವ ಘಟಕವನ್ನು ಒಂದು ಸಂಯೋಜಿತ ಘಟಕ ಎಂದು ಮಾನ್ಯ ಮಾಡತಕ್ಕದ್ದಲ್ಲ.

(3) ಪ್ರತಿಯೊಂದು ವಿಶ್ವವಿದ್ಯಾಲಯವು ಅನೇಕ ವಿಭಿನ್ನ ಶಾಸ್ತ್ರಗಳ ದೃಷ್ಟಿಯಿಂದ ಅಧ್ಯಯನ ಮಾಡುವ ವಿದ್ಯಾ ವಿಷಯಕ ಕಾರ್ಯಕ್ರಮಗಳ ಮತ್ತು ಸಂಶೋಧನಾ ಯೋಜನೆಗಳ ಸಂಬಂಧದಲ್ಲಿ ಇತರ ವಿಶ್ವವಿದ್ಯಾಲಯಗಳು ಅಥವಾ ಭಾರತದ ಮತ್ತು ವಿದೇಶದ ಖ್ಯಾತ ಸಂಸ್ಥೆಗಳೊಂದಿಗೆ ವಿದ್ಯಾವಿಷಯಕ ಕಾರ್ಯಕ್ರಮಗಳ ಸಹಯೋಗ ಮಾಡಿಕೊಳ್ಳಬಹುದು.

(4) ವಿಶ್ವವಿದ್ಯಾಲಯವು ಅಗತ್ಯಕ್ಕೆ ತಕ್ಕಂತೆ ತನ್ನ ಅಧಿಕಾರ ಕ್ಷೇತ್ರವ್ಯಾಪ್ತಿಯೊಳಗೆ ಮತ್ತು ವಿದೇಶದಲ್ಲಿ ತನ್ನ ಘಟಕ ಸಂಸ್ಥೆಗಳನ್ನು ಸ್ಥಾಪಿಸುವ, ಅಭಿವೃದ್ಧಿ ಪಡಿಸುವ ಮತ್ತು ಕಾರ್ಯಾಚರಣೆ ಮಾಡುವ ಹೊಣೆಗಾರಿಕೆಯನ್ನು ವಹಿಸಿಕೊಳ್ಳಬಹುದು.

5. ವಿಶ್ವವಿದ್ಯಾಲಯದ ಧ್ಯೇಯೋದ್ದೇಶಗಳು.- ಪ್ರತಿಯೊಂದು ವಿಶ್ವವಿದ್ಯಾಲಯವನ್ನು ಈ ಮುಂದಿನ ಧ್ಯೇಯೋದ್ದೇಶಗಳಿಗಾಗಿ ಸ್ಥಾಪಿಸಲಾಗಿದೆ ಮತ್ತು ನಿಗಮಿತಗೊಳಿಸಲಾಗಿದೆ ಎಂದು ಭಾವಿಸತಕ್ಕದ್ದು, ಎಂದರೆ:-

- (ಎ) 2ನೇ ಪ್ರಕರಣದ (3)ನೇ ಉಪ-ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಅಧ್ಯಯನದ ವಿವಿಧ ಶಾಖೆಗಳಲ್ಲಿ ಉತ್ತಮ ಗುಣಮಟ್ಟದ ಮಾನವ ಸಂಪನ್ಮೂಲವನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಶಿಕ್ಷಣ ನೀಡುವುದಕ್ಕೆ ವಿರ್ಪಾಡು ಮಾಡುವುದು;
- (ಬಿ) ಕಲಿಕೆ ಮತ್ತು ಸಂಶೋಧನೆಗೆ ಅದರಲ್ಲೂ ಕೃಷಿ ಮತ್ತು ಇತರೆ ಸಂಬಂಧಿತ ವಿಜ್ಞಾನದಲ್ಲಿ ಕಲಿಕೆ ಮತ್ತು ಸಂಶೋಧನೆಯ ಮುನ್ನಡೆಗೆ ಉತ್ತೇಜನ ನೀಡುವುದು;
- (ಸಿ) ಜನತೆಗೆ ವಿಶೇಷವಾಗಿ ರಾಜ್ಯದ ಗ್ರಾಮಾಂತರ ಜನರಿಗೆ, ವಿಜ್ಞಾನ ಮತ್ತು ತಂತ್ರಜ್ಞಾನಗಳ ವಿಸ್ತರಣಾ ಶಿಕ್ಷಣವನ್ನು ಕೈಕೊಳ್ಳುವುದು;
- (ಡಿ) ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯ ಪತ್ರದಲ್ಲಿ ಅಧಿಸೂಚನೆಯ ಮೂಲಕ ಕಾಲದಿಂದ ಕಾಲಕ್ಕೆ ನಿರ್ದಿಷ್ಟಪಡಿಸಬಹುದಾದಂಥ ಇತರ ಉದ್ದೇಶಗಳು; ಮತ್ತು
- (ಇ) ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶೈಕ್ಷಣಿಕ, ಕೈಗಾರಿಕಾ, ಸಂಶೋಧನೆ ಮತ್ತು ಇತರ ಸಂಸ್ಥೆಗಳೊಂದಿಗೆ ಪಾಲಾಗಾರಿಕೆ ಮತ್ತು ಜೋಡಣೆಗಳನ್ನು ಉತ್ತೇಜಿಸುವುದು.

6. ವಿಶ್ವವಿದ್ಯಾಲಯಕ್ಕೆ ಪ್ರವೇಶ.- (1) ವಿಶ್ವವಿದ್ಯಾಲಯವು ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟು ಎಲ್ಲ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು:

ಪರಂತು, ಈ ಪ್ರಕರಣದಲ್ಲಿರುವುದಾದರೂ, ಪ್ರವೇಶಕ್ಕಾಗಿ ಅಥವಾ ವಿಶ್ವವಿದ್ಯಾಲಯದ ಪಟ್ಟಿಗಳಲ್ಲಿ ಉಳಿದು ಕೊಳ್ಳುವುದಕ್ಕಾಗಿ ನಿಯಮಿಸಲಾದ ಶೈಕ್ಷಣಿಕ ಗುಣಮಟ್ಟಗಳನ್ನು ಪೂರೈಸದಿರುವ ಯಾವೊಬ್ಬ ವ್ಯಕ್ತಿಗೆ ಅಥವಾ ಯಾವ ವ್ಯಕ್ತಿಗಳ ಶೈಕ್ಷಣಿಕ ದಾಖಲೆಗಳು, ಪದವಿಯನ್ನು ನೀಡುವುದಕ್ಕಾಗಿ ಅಗತ್ಯಪಡಿಸಲಾದ ಕನಿಷ್ಠ ಗುಣಮಟ್ಟಕ್ಕಿಂತ ಕಡಿಮೆ ಇವೆಯೋ ಆ ವ್ಯಕ್ತಿಗಳಿಗೆ ಅಥವಾ ಯಾರ ವೈಯಕ್ತಿಕ ನಡತೆಯು ವಿಶ್ವವಿದ್ಯಾಲಯದ ಹಿತದೃಷ್ಟಿಗೆ ಅಥವಾ ಇತರ ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಯ ಸೂಕ್ತ ಹಕ್ಕುಗಳಿಗೆ ಮತ್ತು ವಿಶೇಷಾಧಿಕಾರಗಳಿಗೆ ಹಾನಿಕಾರಕವಾಗಿರುವಂಥದಾಗಿದೆಯೋ ಆ ವ್ಯಕ್ತಿಗಳಿಗೆ ಅಧ್ಯಯನದ ಯಾವುದೇ ವ್ಯಾಸಂಗ ಕ್ರಮಕ್ಕೆ ಪ್ರವೇಶ ನೀಡಲು ವಿಶ್ವವಿದ್ಯಾಲಯವನ್ನು ಅಗತ್ಯಪಡಿಸತಕ್ಕದ್ದಲ್ಲ.

ಮತ್ತು ಪರಂತು, ಈ ಪ್ರಕರಣದಲ್ಲಿರುವುದಾದರೂ, ವಿದ್ಯಾವಿಷಯಕ ಪರಿಷತ್ತು ನಿರ್ಧರಿಸಿದಂತೆ ವಿಶ್ವವಿದ್ಯಾಲಯದ ಅಥವಾ ಯಾವುದೇ ನಿರ್ದಿಷ್ಟ ಕಾಲೇಜಿನ ಅಥವಾ ವಿಭಾಗದ ಲಭ್ಯವಿರುವ ಫ್ಯಾಕಲ್ಟಿಗಳಲ್ಲಿ ಸ್ಥಳಾವಕಾಶ ನೀಡಬಹುದಾದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ವ್ಯಾಸಂಗ ಕ್ರಮಗಳಿಗೆ ಪ್ರವೇಶ ನೀಡಲು ವಿಶ್ವವಿದ್ಯಾಲಯವನ್ನು ಅಗತ್ಯಪಡಿಸುತ್ತದೆಂದು ಭಾವಿಸತಕ್ಕದ್ದಲ್ಲ.

(2) (1) ನೇ ಉಪಪ್ರಕರಣದ ಉಪಬಂಧಗಳಿಗೆ ಒಳಪಟ್ಟು, ಸರ್ಕಾರವು ಈ ಸಂಬಂಧದಲ್ಲಿ ನಿರ್ದಿಷ್ಟಪಡಿಸಿದ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿದ ಮಹಿಳೆಯರಿಗೆ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ, ಕೃಷಿಕರ ಮಕ್ಕಳಿಗೆ ಮತ್ತು ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ ಮತ್ತು ವಿದೇಶಿ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರವು ಆದೇಶದ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ಕೃಷಿ ಕುರಿತ ಪ್ರಾಯೋಗಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸ್ವಾತಂತ್ರ ಹೋರಾಟಗಾರರ, ಸೈನಿಕರ ಮತ್ತು ಮಾಜಿ ಸೈನಿಕರ ಮಕ್ಕಳಿಗೆ ಹಾಗೂ ಪ್ರತಿಪಾಲಿತರಿಗೆ ಮತ್ತು ಸರ್ಕಾರವು ಈ ಸಂಬಂಧದಲ್ಲಿ ಘೋಷಿಸಬಹುದಾದಂಥ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರಿಗೆ ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಸ್ಥಾನಗಳನ್ನು ಮೀಸಲಿರಿಸತಕ್ಕದ್ದು ಎಂದು ನಿರ್ದೇಶಿಸತಕ್ಕದ್ದು ಮತ್ತು ಅಂಥ ನಿರ್ದೇಶನಗಳನ್ನು ನೀಡಿದಲ್ಲಿ ವಿಶ್ವವಿದ್ಯಾಲಯವು ಅದರಂತೆ ಮೀಸಲಾತಿಗಳನ್ನು ಮಾಡತಕ್ಕದ್ದು.

ವಿವರಣೆ:- ಈ ಉಪಪ್ರಕರಣದ ಉದ್ದೇಶಕ್ಕಾಗಿ.-

(1) "ಕೃಷಿಕ" ಎಂದರೆ, ಮಾಲೀಕನಾಗಿ ಭೂಮಿಯನ್ನು ಹೊಂದಿರುವ ಹಾಗೂ ಯಾರ ಮುಖ್ಯ ಆದಾಯವು ಸ್ವಂತ ಸಾಗುವಳಿ ಮಾಡುವುದರಿಂದ ಬರುತ್ತದೋ ಆ ವ್ಯಕ್ತಿ ಮತ್ತು ಇದು ಮುಖ್ಯವಾಗಿ ಕೃಷಿ ಭೂಮಿಗಳಲ್ಲಿ ದೈಹಿಕ ದುಡಿಮೆಯಿಂದ ತನ್ನ ಜೀವನ ನಿರ್ವಹಣೆ ಮಾಡುತ್ತಿರುವ ವ್ಯಕ್ತಿಗಳನ್ನು ಒಳಗೊಳ್ಳುತ್ತದೆ.

(2) "ಸ್ವಾತಂತ್ರ್ಯ ಹೋರಾಟಗಾರ" ಎಂದರೆ, ಸರ್ಕಾರವು ಕಾಲ ಕಾಲಕ್ಕೆ ಹಾಗೆಂದು ಘೋಷಿಸುವ ಪ್ರವರ್ಗದ ವ್ಯಕ್ತಿ.

7. ವಿಶ್ವವಿದ್ಯಾಲಯದ ಅಧಿಕಾರ ಮತ್ತು ಪ್ರಕಾರ್ಯಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳು ಮತ್ತು ಪ್ರಕಾರ್ಯಗಳನ್ನು ಹೊಂದಿರತಕ್ಕದ್ದು, ಎಂದರೆ:-

(1) ಕೃಷಿ ಮತ್ತು ಸಂಬಂಧಿತ ಇತರ ಕಲಿಕೆಯ ವಿಭಾಗಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಸೂಕ್ತ ಎಂದು ಭಾವಿಸಬಹುದಾದ ಶಿಕ್ಷಣವನ್ನು ಒದಗಿಸುವುದು;

(2) ಕೃಷಿ ಮತ್ತು ಸಂಬಂಧಿತ ಕಲಿಕೆಯ ವಿಭಾಗಗಳಲ್ಲಿ ಸಂಶೋಧನೆಯನ್ನು ನಡೆಸುವುದಕ್ಕೆ ಅವಕಾಶವನ್ನು ನೀಡುವುದು.

(3) ಸಂಶೋಧನೆಯಿಂದ ತಿಳಿದುಬಂದ ವಿಷಯಗಳನ್ನು ಮತ್ತು ತಾಂತ್ರಿಕ ಮಾಹಿತಿಗಳನ್ನು ವಿಸ್ತರಣಾ ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಪ್ರಸಾರ ಮಾಡಲು ಅವಕಾಶ ಕಲ್ಪಿಸುವುದು;

(4) ಯಾವುದೇ ಇತರ ವಿಶ್ವವಿದ್ಯಾಲಯದಲ್ಲಿ ಅಥವಾ ಈ ಉದ್ದೇಶಕ್ಕಾಗಿ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಅರೆಕಾಲಿಕ ವ್ಯಾಸಂಗ ಕ್ರಮ ಮತ್ತು / ಅಥವಾ ಸಂಶೋಧನೆಯು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ನಿಯಮಿಸಿದ ವ್ಯಾಸಂಗ ಕ್ರಮ ಅಥವಾ ಸಂಶೋಧನೆ ಅಥವಾ ಅವರೊಡನೂ ಮಾಡಿರುವ ವ್ಯಕ್ತಿಗಳಿಗೆ ಪದವಿಗಳು, ಡಿಪ್ಲೊಮಾಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ವ್ಯಾಸಂಗ ಕ್ರಮಗಳನ್ನು ಪ್ರಾರಂಭಿಸುವುದು ಮತ್ತು ಪರೀಕ್ಷೆಗಳನ್ನು ನಡೆಸುವುದು ಮತ್ತು ಪದವಿ, ಡಿಪ್ಲೊಮಾ ಮತ್ತಿತರ ಶೈಕ್ಷಣಿಕ ಪ್ರಶಸ್ತಿ ನೀಡುವುದು;

(5) ನಿಯಮಿಸಬಹುದಾದಂಥ ಗೌರವ ಪದವಿಗಳು ಮತ್ತು ಇತರ ಪ್ರಶಸ್ತಿಗಳನ್ನು ಪ್ರದಾನ ಮಾಡುವುದು;

(6) ರೈತರಿಗೆ, ಕ್ಷೇತ್ರ ಕೆಲಸಗಾರರಿಗೆ, ಗ್ರಾಮೀಣ ಯುವಕರಿಗೆ ಮತ್ತು ವಿಶ್ವವಿದ್ಯಾಲಯದಲ್ಲಿ ಕ್ರಮಬದ್ಧ ವಿದ್ಯಾರ್ಥಿಗಳಾಗಿ ಭರ್ತಿಯಾಗಿರದ ಇತರ ವ್ಯಕ್ತಿಗಳಿಗೆ ತರಬೇತಿಯನ್ನು ನೀಡುವುದು;

(7) 4ನೇ ಪ್ರಕರಣದಲ್ಲಿ ನಮೂದಿಸಿರುವ ಮಿತಿಗಳಿಗೊಳಪಟ್ಟು, ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳೊಡನೆ ಜೊತೆಗೂಡಿ ಕೆಲಸಮಾಡುವುದು;

(8) ಕೃಷಿ, ಗೃಹವಿಜ್ಞಾನ, ಕೃಷಿ ಇಂಜಿನಿಯರಿಂಗ್, ಅರಣ್ಯ ವಿಜ್ಞಾನ ಮತ್ತು ಸಂಬಂಧಿತ ವಿಜ್ಞಾನಗಳಿಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಇತರ ಸಂಸ್ಥೆಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು;

(9) ಬೋಧನೆ, ಸಂಶೋಧನೆ ನಡೆಸಲು ಮತ್ತು ವಿಸ್ತರಣಾ ಶಿಕ್ಷಣಕ್ಕಾಗಿ ಪ್ರಯೋಗಾಲಯಗಳು, ಗ್ರಂಥಾಲಯಗಳು, ಸಂಶೋಧನಾ ಕೇಂದ್ರಗಳು ಮತ್ತು ಸಂಸ್ಥೆಗಳು ಮತ್ತು ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು;

(10) ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣಕ್ಕಾಗಿ ಹುದ್ದೆಗಳನ್ನು ಸೃಜಿಸುವುದು ಮತ್ತು ಅಂಥ ಹುದ್ದೆಗಳಿಗೆ ವ್ಯಕ್ತಿಗಳನ್ನು ನೇಮಿಸುವುದು;

(11) ಆಡಳಿತಾತ್ಮಕವಾದ ಮತ್ತು ಇತರ ಹುದ್ದೆಗಳನ್ನು ಸೃಜಿಸುವುದು ಮತ್ತು ಅಂಥ ಹುದ್ದೆಗಳಿಗೆ ವ್ಯಕ್ತಿಗಳನ್ನು ನೇಮಕ ಮಾಡುವುದು;

(12) ಶಾಸನಗಳನ್ವಯ ಫೆಲೋಶಿಪ್, ವಿದ್ಯಾರ್ಥಿವೇತನಗಳು, ಸ್ಟೈಪೆಂಡುಗಳು ಮತ್ತು ಬಹುಮಾನಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;

(13) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಿವಾಸ ಗೃಹಗಳನ್ನು ನಿರ್ಮಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು;

(14) ನಿಯಮಿಸಲಾದಂಥ ಫೀಜು ಮತ್ತು ಇತರೆ ಚಾರ್ಜ್‌ಗಳನ್ನು ನಿಗದಿಪಡಿಸುವುದು, ಕೋರುವುದು ಮತ್ತು ಸ್ವೀಕರಿಸುವುದು;

(15) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಿವಾಸ ನಡೆತೆ ಮತ್ತು ಶಿಸ್ತನ್ನು ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಿಸುವುದು ಹಾಗೂ ಅವರ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯನ್ನು ವರ್ಧಿಸುವುದಕ್ಕಾಗಿ ಏರ್ಪಾಡುಗಳನ್ನು ಮಾಡುವುದು;

(16) ವಿದೇಶಗಳಿಂದ ಮತ್ತು ದೇಶದ ಒಳಗಿನಿಂದ ವಂತಿಗೆಗಳನ್ನು ಸ್ವೀಕರಿಸುವುದು;

ಪರಂತು, ಸರ್ಕಾರದ ಪೂರ್ವಾನುಮೋದನೆಯನ್ನು ಪಡೆದ ಹೊರತು ವಿಶ್ವವಿದ್ಯಾಲಯವು ವಿದೇಶದಿಂದ, ವಿದೇಶಿ ಪ್ರತಿಷ್ಠಾನಗಳು ಮತ್ತು ಅಂಥ ದೇಶದ ಯಾವುದೇ ವ್ಯಕ್ತಿಯಿಂದ ವಂತಿಗಳನ್ನು ಸ್ವೀಕರಿಸತಕ್ಕದ್ದಲ್ಲ.

(17) ಭಾರತದ ಹೊರಗೆ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ತನ್ನ ವಿಶೇಷಾಧಿಕಾರಕ್ಕೆ ಪ್ರವೇಶಾವಕಾಶವನ್ನು ನೀಡಲು ವಿಶ್ವವಿದ್ಯಾಲಯಕ್ಕೆ ಅನುಮತಿಸುವುದು;

(18) ವಿವಿಧ ಶಾಸನಗಳಡಿಯಲ್ಲಿ ನಿರ್ಧರಿಸಿದಂತೆ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ ಕಲಿಕೆಯನ್ನು ನಡೆಸಲು ಖಾಸಗಿ ಕೃಷಿ ಸಂಸ್ಥೆಗಳಿಗೆ ಸಂಯೋಜನೆ ನೀಡುವುದು.

(19) ವಿಶ್ವವಿದ್ಯಾಲಯದ ಧೈಯೋದ್ದೇಶಗಳ ಪರೋಭಿವೃದ್ಧಿಗೆ ಅಗತ್ಯವಾಗಬಹುದಾದ ಎಲ್ಲಾ ಚಟುವಟಿಕೆಗಳ ಮತ್ತು ಕಾರ್ಯಗಳನ್ನು ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಇಲ್ಲದಿರಲಿ ಮಾಡುವುದು:

8. ತಪಾಸಣೆ ಮತ್ತು ನಿಯಂತ್ರಣ.-(1) ಕುಲಾಧಿಪತಿಯವರು, ಸರ್ಕಾರವು ತಪಾಸಣೆಯ ಬಗ್ಗೆ ಕೋರಿದ್ದರೆ, ಆಗ ಅಥವಾ ಸ್ವಪ್ರೇರಣೆಯಿಂದ ತಾನು ನಿರ್ದೇಶಿಸಬಹುದಾದಂಥ ವ್ಯಕ್ತಿ ಅಥವಾ ವ್ಯಕ್ತಿಗಳು ವಿಶ್ವವಿದ್ಯಾಲಯದ ಕಟ್ಟಡಗಳ, ಪ್ರಯೋಗ ಶಾಲೆಗಳ, ಗ್ರಂಥಾಲಯಗಳ, ವಸ್ತು ಸಂಗ್ರಹಾಲಯಗಳ, ವಿದ್ಯಾರ್ಥಿನಿಲಯಗಳ, ಕಾರ್ಯಾಗಾರಗಳ ಮತ್ತು ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ, ಆಡಳಿತ ನಡೆಸುತ್ತಿರುವ ಮಾನ್ಯತೆ ನೀಡಿದ ಅಥವಾ ಅನುಮೋದಿಸಿದ ಸಂಸ್ಥೆಯ ಸಲಕರಣೆಗಳ ಮತ್ತು ವಿಶ್ವವಿದ್ಯಾಲಯವು ನಡೆಸಿದ ಮತ್ತು ಕೈಗೊಂಡ ಪರೀಕ್ಷೆಗಳ, ಅಧ್ಯಾಪನದ ಮತ್ತು ಇತರ ಕಾರ್ಯದ ಬಗ್ಗೆ ತಪಾಸಣೆ ಮಾಡುವಂತೆ ಮಾಡತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇತರ ಯಾವುದೇ ವಿಷಯದ ಬಗ್ಗೆ ಅದೇ ರೀತಿಯಲ್ಲಿ ತಪಾಸಣೆ ಮಾಡುವಂತೆ ಅಥವಾ ವಿಚಾರಣೆ ನಡೆಸುವಂತೆ ಮಾಡತಕ್ಕದ್ದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ತಪಾಸಣೆ ಅಥವಾ ವಿಚಾರಣೆ ನಡೆಸುವುದಕ್ಕಾಗಿ, ನಿರ್ದೇಶಿತರಾದ ವ್ಯಕ್ತಿ ಅಥವಾ ವ್ಯಕ್ತಿಗಳು, ಆ ಉದ್ದೇಶಕ್ಕಾಗಿ, ಸಂಬಂಧಪಟ್ಟ ಸಂಸ್ಥೆಗಳನ್ನು ಮತ್ತು ಆವರಣಗಳನ್ನು ಪ್ರವೇಶಿಸಲು ಮತ್ತು ಅವಶ್ಯಕವಾಗಬಹುದಾದಂಥ ಲೆಕ್ಕಪತ್ರಗಳನ್ನು ಅಥವಾ ಇತರ ದಾಖಲೆಗಳನ್ನು ಪಡೆದುಕೊಳ್ಳಲು ಅವಕಾಶವಿರತಕ್ಕದ್ದು.

(3) ಅಂಥ ವ್ಯಕ್ತಿ ಅಥವಾ ವ್ಯಕ್ತಿಗಳು, ತಪಾಸಣೆ ಅಥವಾ ವಿಚಾರಣೆಯ ಒಂದು ವರದಿಯನ್ನು ಕುಲಾಧಿಪತಿಯವರಿಗೆ ಸಲ್ಲಿಸತಕ್ಕದ್ದು ಮತ್ತು ಅದರ ಒಂದು ಪ್ರತಿಯನ್ನು ಸರ್ಕಾರಕ್ಕೆ ಕಳುಹಿಸತಕ್ಕದ್ದು.

(4) ವರದಿಯನ್ನು ಸ್ವೀಕರಿಸಿದ ಮೇಲೆ ಕುಲಾಧಿಪತಿಯವರು ಅದರ ಮೇಲೆ ತನ್ನ ತೀರ್ಮಾನಗಳನ್ನು ದಾಖಲಿಸತಕ್ಕದ್ದು ಮತ್ತು ಅದನ್ನು ಅವಶ್ಯಕವಾಗಬಹುದಾದ ಅಥವಾ ತಾನು ನೀಡುವ ನಿರ್ದೇಶನಗಳಿಗೆ ಅನುಸಾರವಾಗಿ ಮುಂದಿನ ಕ್ರಮ ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(5) ರಾಜ್ಯ ಸರ್ಕಾರವು, ವಿಚಾರಣೆಯ ವರದಿಯಲ್ಲಿಯ ತೀರ್ಮಾನಗಳಿಗೆ ಸಂಬಂಧಿಸಿದಂತೆ ಕುಲಾಧಿಪತಿಯವರು ಮತ್ತು ಸರ್ಕಾರವು ನೀಡಿದ ನಿರ್ದೇಶನಗಳಿಗೆ ಅನುಸಾರವಾಗಿ ಕ್ರಮ ಕೈಗೊಳ್ಳಲು ಕುಲಪತಿಯವರಿಗೆ ನಿರ್ದೇಶನವನ್ನು ನೀಡತಕ್ಕದ್ದು ಮತ್ತು ಅಂಥ ಕ್ರಮ ತೆಗೆದುಕೊಳ್ಳುವುದಕ್ಕೆ ಒಂದು ಕಾಲಮಿತಿಯನ್ನು ನಿಗದಿಗೊಳಿಸತಕ್ಕದ್ದು.

(6) ಕುಲಪತಿಯು, ಹಾಗೆ ನಿಗದಿಗೊಳಿಸಿದ ಕಾಲಮಿತಿಯೊಳಗೆ, ಸರ್ಕಾರದ ನಿರ್ದೇಶನಗಳಿಗೆ ಅನುಸಾರವಾಗಿ ಕೈಗೊಂಡ ಕ್ರಮದ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿದ ಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ಒಂದು ವರದಿಯನ್ನು ಕಳುಹಿಸತಕ್ಕದ್ದು.

(7) ಸರ್ಕಾರವು, ನಿಗದಿಪಡಿಸಲಾದ ಕಾಲಮಿತಿಯೊಳಗೆ ತನಗೆ ತೃಪ್ತಿಕರವಾಗುವಂತೆ ವಿಶ್ವವಿದ್ಯಾಲಯವು ಕ್ರಮಕೈಗೊಳ್ಳದಿದ್ದಲ್ಲಿ ಮತ್ತು ವಿಶ್ವವಿದ್ಯಾಲಯವು ನೀಡಿದ ಯಾವುದೇ ವಿವರಣೆ ಅಥವಾ ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ತರುವಾಯ, ಸರ್ಕಾರವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯವು ಅಂಥ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

(8) ಹಿಂದೆ ಹೇಳಿದ ಉಪಪ್ರಕರಣಗಳಲ್ಲಿ ಏನೇ ಇದ್ದರೂ, ವಿಶ್ವವಿದ್ಯಾಲಯದ ವ್ಯವಹಾರಗಳನ್ನು ವಿಶ್ವವಿದ್ಯಾಲಯದ ಧೈಯೋದ್ದೇಶಗಳ ಈಡೇರಿಕೆಗೆ ಅಥವಾ ಈ ಅಧ್ಯಾದೇಶದ ಅಥವಾ ಶಾಸನಗಳ ಅಥವಾ ವಿನಿಯಮಗಳ ಉಪಬಂಧಗಳಿಗೆ ಅಥವಾ ಬೋಧನೆ, ಪರೀಕ್ಷೆಗಳು, ಸಂಶೋಧನೆ ಅಥವಾ ವಿಸ್ತರಣಾ ಶಿಕ್ಷಣದ ಗುಣಮಟ್ಟಗಳನ್ನು ಕಾಯ್ದುಕೊಂಡು ಬರುವಲ್ಲಿ ಅಪೇಕ್ಷಣೀಯವಾದ ವಿಶೇಷ ಕ್ರಮಗಳಿಗೆ ಅನುಸಾರವಾಗಿ ನಿರ್ವಹಿಸುತ್ತಿಲ್ಲವೆಂದು ಯಾವುದೇ ಸಮಯದಲ್ಲಿ ಕುಲಾಧಿಪತಿಯವರು ಅಭಿಪ್ರಾಯಪಟ್ಟರೆ, ತಾವು ಯಾವ ವಿಷಯದ ಬಗ್ಗೆ ವಿವರಣೆಯನ್ನು ಅಪೇಕ್ಷಿಸುವರೋ, ಆ ವಿಷಯವನ್ನು ವಿಶ್ವವಿದ್ಯಾಲಯದ ಗಮನಕ್ಕೆ ತರತಕ್ಕದ್ದು ಮತ್ತು ಕುಲಾಧಿಪತಿಯವರು ನಿರ್ದಿಷ್ಟಪಡಿಸಬಹುದಾದ ಕಾಲಮಿತಿಯ ಒಳಗೆ ಅಂಥ ವಿವರಣೆಯನ್ನು ಕೊಡುವಂತೆ ವಿಶ್ವವಿದ್ಯಾಲಯವನ್ನು ಕೇಳಬಹುದು. ಕುಲಾಧಿಪತಿಯವರು ನಿರ್ದಿಷ್ಟಪಡಿಸಬಹುದಾದ ಅವಧಿಯೊಳಗೆ ಯಾವುದೇ ವಿವರಣೆಯನ್ನು ನೀಡಲು ತಪ್ಪಿದರೆ ಅಥವಾ ನೀಡಿದ ವಿವರಣೆಯು ತೃಪ್ತಿಕರವಾಗಿಲ್ಲವೆಂದು ಕುಲಾಧಿಪತಿಯವರು ಅಭಿಪ್ರಾಯಪಟ್ಟರೆ, ಕುಲಾಧಿಪತಿಯವರು ತಾವು ಅವಶ್ಯಕವೆಂದು ಮತ್ತು ಆ ಪ್ರಕರಣದ ಸನ್ನಿವೇಶಗಳಲ್ಲಿ

ಅಪೇಕ್ಷಣೀಯವೆಂದು ಅಭಿಪ್ರಾಯ ಪಡುವಂಥ ಸೂಚನೆಗಳನ್ನು ನೀಡಬಹುದು ಮತ್ತು ಆ ಸೂಚನೆಗಳನ್ನು ಜಾರಿಗೊಳಿಸುವುದಕ್ಕಾಗಿ ಅವಶ್ಯಕವಾದಂಥ ಅಧಿಕಾರಗಳನ್ನು ಚಲಾಯಿಸಬಹುದು.

(9) ಕುಲಾಧಿಪತಿಯವರು ಅಗತ್ಯವೆಂದು ನಿರ್ದೇಶಿಸಬಹುದಾದಂಥ ವಿಶ್ವವಿದ್ಯಾಲಯದ ಆಡಳಿತಕ್ಕೆ ಸಂಬಂಧಪಡುವ ಮಾಹಿತಿಯನ್ನು ವಿಶ್ವವಿದ್ಯಾಲಯವು ಒದಗಿಸತಕ್ಕದ್ದು.

(10) ರಾಜ್ಯ ಸರ್ಕಾರವು, ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ ವಿಶ್ವವಿದ್ಯಾಲಯದ ಯಾವುದೇ ಆದೇಶ, ಅಧಿಸೂಚನೆ, ನಿರ್ಣಯ ಅಥವಾ ಯಾವುದೇ ನಡವಳಿಕೆ ಈ ಅಧ್ಯಾದೇಶದ ಅಥವಾ ಶಾಸನಗಳು, ವಿನಿಯಮಗಳು ಅಥವಾ ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಇಲ್ಲವೆಂದು ಅಥವಾ ಅನ್ಯಥಾ ರಾಜ್ಯ ಸರ್ಕಾರದ ನೀತಿಗಳಿಗೆ ಅಸಂಗತವಾಗಿವೆ ಎಂದು ಅಭಿಪ್ರಾಯಪಟ್ಟಲ್ಲಿ ಅವುಗಳನ್ನು ರದ್ದುಗೊಳಿಸಬಹುದು:

ಪರಂತು, ಅಂಥ ಆದೇಶವನ್ನು ಮಾಡುವ ಮೊದಲು ರಾಜ್ಯ ಸರ್ಕಾರವು, ಅಂಥ ಆದೇಶವನ್ನು ಏಕೆ ಮಾಡಕೂಡದೆಂಬ ಬಗ್ಗೆ ಕಾರಣ ತೋರಿಸುವಂತೆ ವಿಶ್ವವಿದ್ಯಾಲಯವನ್ನು ಕೇಳತಕ್ಕದ್ದು ಮತ್ತು ಸಮಂಜಸ ಕಾಲವಧಿಯೊಳಗೆ ಕಾರಣವನ್ನು ತೋರಿಸಿದರೆ ಅದನ್ನು ಪರಿಶೀಲಿಸತಕ್ಕದ್ದು.

9. ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಕೆಲವು ಕಾಲೇಜುಗಳು ಮತ್ತು ಸಂಸ್ಥೆಗಳ ವರ್ಗಾವಣೆ.- ಈ ಅಧ್ಯಾದೇಶವು ಪ್ರಾರಂಭವಾದ ದಿನಾಂಕದಂದು ಮತ್ತು ಅಂದಿನಿಂದ ಪ್ರಾರಂಭಿಸಿ,-

(ಎ) ಈ ಅಧ್ಯಾದೇಶವು ಪ್ರಾರಂಭವಾಗುವ ಪೂರ್ವದಲ್ಲಿ ಹಾಗೂ 3ನೇ ಪ್ರಕರಣದ (1)ನೇ ಉಪಪ್ರಕರಣದ (ಬಿ) ಖಂಡದಲ್ಲಿ ಉಲ್ಲೇಖಿಸಿರುವ ವಿಶ್ವವಿದ್ಯಾಲಯದ ಒಡತನದಲ್ಲಿರುವ ಮತ್ತು ನಿರ್ವಹಣೆಯಲ್ಲಿರುವ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಳಗೆ ಇರುವ, ಎಲ್ಲಾ ಕಾಲೇಜುಗಳು, ಲಗತ್ತಾದ ಹಾಸ್ಟೆಲುಗಳು, ಪೀಠೋಪಕರಣಗಳ ವಸ್ತುಗಳೊಡನೆ ಇತರ ಕಟ್ಟಡಗಳು, ಗ್ರಂಥಾಲಯಗಳು, ಪುಸ್ತಕಗಳು, ಪ್ರಯೋಗಾಲಯಗಳು, ಉಗ್ರಾಣಗಳು, ಉಪಕರಣಗಳು, ಸಲಕರಣೆಗಳು, ಪರಿಕರಗಳು ಮತ್ತು ಸಾಧನ ಸಾಮಗ್ರಿ ಹಾಗೂ ಎಲ್ಲಾ ಇತರ ಚರ ಮತ್ತು ಸ್ಥಿರ ಎರಡೂ ಸ್ವತ್ತುಗಳು, ಸಂಶೋಧನೆಯ ಮತ್ತು ಇತರ ಸಂಸ್ಥೆಗಳು, ಎಲ್ಲಾ ಸ್ವತ್ತು ಹಕ್ಕುಗಳು, ಆಸ್ತಿ ಹಕ್ಕುಗಳು, ಹೊಣೆಗಾರಿಕೆಗಳು ಮತ್ತು ಬಾಧ್ಯತೆಗಳೊಂದಿಗೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ವರ್ಗಾವಣೆಗೊಳ್ಳತಕ್ಕದ್ದು ಮತ್ತು ಅದರಲ್ಲಿ ನಿಹಿತಗೊಳ್ಳತಕ್ಕದ್ದು:

ಪರಂತು, ರಾಜ್ಯ ಸರ್ಕಾರವು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ರಾಯಚೂರಿನಲ್ಲಿ ಕ್ಯಾಂಪಸನ್ನು ಅಭಿವೃದ್ಧಿಪಡಿಸುವುದಕ್ಕಾಗಿ ತಾನು ಸರಿಯೆಂದು ಭಾವಿಸಬಹುದಾದಂಥ ಹೆಚ್ಚುವರಿ ಅಭಿವೃದ್ಧಿ ಅನುದಾನವನ್ನು ನೀಡಬಹುದು.

(ಬಿ) (i) ಈ ಅಧ್ಯಾದೇಶದ ಪ್ರಾರಂಭಕ್ಕೆ ಮುಂಚೆ, ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ವರ್ಗಾವಣೆಗೊಂಡ ಕಾಲೇಜುಗಳಲ್ಲಿ 3ನೇ ಪ್ರಕರಣದ (1) ನೇ ಉಪಪ್ರಕರಣದ (ಬಿ) ಖಂಡದಲ್ಲಿ ಉಲ್ಲೇಖಿಸಿದ ವಿಶ್ವವಿದ್ಯಾಲಯದಲ್ಲಿ ಯಾವುದೇ ಪರೀಕ್ಷೆಗೆ ವ್ಯಾಸಂಗ ಮಾಡುತ್ತಿರುವ ಯಾವೊಬ್ಬ ವಿದ್ಯಾರ್ಥಿಗೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ತನ್ನ ವ್ಯಾಸಂಗ ಕ್ರಮವನ್ನು ಪೂರ್ಣಗೊಳಿಸಲು ಅನುಮತಿ ನೀಡತಕ್ಕದ್ದು ಮತ್ತು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಆ ವಿಶ್ವವಿದ್ಯಾಲಯದ ಪಠ್ಯ ಕ್ರಮಗಳ ಅನುಸಾರವಾಗಿ ನಿಯಮಿಸಬಹುದಾದಂಥ ಅವಧಿಯವರೆಗೆ ಅಂಥ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಗಳನ್ನು ನಡೆಸಲು ಏರ್ಪಾಡುಗಳನ್ನು ಮಾಡತಕ್ಕದ್ದು.

(ii) ಈ ಅಧ್ಯಾದೇಶದ ಪ್ರಾರಂಭಕ್ಕೆ ಮುಂಚೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ (ಬಿ) ಖಂಡದಲ್ಲಿ ಉಲ್ಲೇಖಿಸಲಾದ ವಿಶ್ವವಿದ್ಯಾಲಯವು, ಯಾವುದೇ ಪರೀಕ್ಷೆಯನ್ನು ನಡೆಸಿದ್ದು, ಕೋರ್ಸಿನ ಅಗತ್ಯತೆಗಳನ್ನು ಪೂರೈಸಿದ್ದು ಅಂಥ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸಿರದಿದ್ದರೆ, ಆಗ ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಫಲಿತಾಂಶವನ್ನು ಘೋಷಿಸಬಹುದು ಮತ್ತು ಪದವಿಯನ್ನು ಪ್ರದಾನ ಮಾಡಬಹುದು.

(ಸಿ) ಈ ಅಧ್ಯಾದೇಶವು ಪ್ರಾರಂಭವಾಗುವ ದಿನಾಂಕಕ್ಕಿಂತ ಮುಂಚೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರ ವ್ಯಾಪ್ತಿಯೊಳಗೆ ಇರುವ 3ನೇ ಪ್ರಕರಣದ (1) ನೇ ಉಪಪ್ರಕರಣದಲ್ಲಿ (ಬಿ) ಖಂಡದಲ್ಲಿ ಉಲ್ಲೇಖಿಸಲಾದ ವಿಶ್ವವಿದ್ಯಾಲಯದ ಯಾವುದೇ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅಥವಾ ಅದಕ್ಕೆ ಲಗತ್ತಾದ ಯಾವೊಬ್ಬ ಅಧ್ಯಾಪಕ ಮತ್ತು ಇತರ ಸಿಬ್ಬಂದಿಯು ಆ ದಿನಾಂಕದಿಂದಲೇ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿನ ಸಮುಚಿತ ಕೇಡರ್ ಅಥವಾ ಹುದ್ದೆಗಳ ಶ್ರೇಣಿಗಳಿಗೆ ವರ್ಗಾವಣೆಗೊಳ್ಳತಕ್ಕದ್ದು:

ಪರಂತು, ಹಾಗೆ ವರ್ಗಾವಣೆಗೊಂಡ ಯಾವೊಬ್ಬ ಅಧ್ಯಾಪಕರು ಅಥವಾ ಇತರ ಸಿಬ್ಬಂದಿಯು ಈ ಅಧ್ಯಾದೇಶವು ಪ್ರಾರಂಭವಾದ ದಿನಾಂಕದಿಂದ ತೊಂಬತ್ತು ದಿನಗಳೊಳಗಾಗಿ ಅಥವಾ ರಾಜ್ಯ ಸರ್ಕಾರವು ಆದೇಶದ ಮೂಲಕ ನಿರ್ದೇಶಿಸಬಹುದಾದ ಆರು ತಿಂಗಳಿಗೆ ಮೀರದ ಮುಂದಿನ ಅವಧಿಯ ಒಳಗೆ ರಾಜ್ಯ ಸರ್ಕಾರಕ್ಕೆ ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ವರ್ಗಾವಣೆಯನ್ನು ಕೋರಿ ಅರ್ಜಿ ಸಲ್ಲಿಸಬಹುದು ಮತ್ತು ಇದರ ಬಗ್ಗೆ ರಾಜ್ಯ ಸರ್ಕಾರದ ನಿರ್ಣಯವು ಅಂತಿಮವಾಗಿರತಕ್ಕದ್ದು:

(ಡಿ) ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ವರ್ಗಾವಣೆ ಬಯಸಿದ ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಯಾವೊಬ್ಬ ಅಧ್ಯಾಪಕ ಅಥವಾ ಇತರ ಸಿಬ್ಬಂದಿಯು ಈ ಅಧ್ಯಾದೇಶವು ಪ್ರಾರಂಭವಾದ ದಿನಾಂಕದಿಂದ ತೊಂಬತ್ತು ದಿನಗಳೊಳಗೆ ಅಥವಾ ರಾಜ್ಯ ಸರ್ಕಾರವು ಆದೇಶದ ಮೂಲಕ ನಿರ್ದೇಶಿಸಬಹುದಾದ ಆರು ತಿಂಗಳು ಮೀರದ ಮುಂದಿನ ಅವಧಿಯ ಒಳಗೆ ರಾಜ್ಯ ಸರ್ಕಾರಕ್ಕೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ವರ್ಗಾವಣೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಇದರ ಬಗ್ಗೆ ರಾಜ್ಯ ಸರ್ಕಾರದ ನಿರ್ಣಯವು ಅಂತಿಮವಾಗಿರತಕ್ಕದ್ದು;

(ಇ) ರಾಜ್ಯ ಸರ್ಕಾರವು ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮತ್ತು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯವರೊಡನೆ ಸಮಾಲೋಚಿಸಿ, ಈ ವಿಶ್ವವಿದ್ಯಾಲಯಗಳಲ್ಲಿ ಹೆಚ್ಚುವರಿಯಾಗಿ ಇರುವ ಬೋಧಿಸುವ ಮತ್ತು ಇತರ ಸಿಬ್ಬಂದಿಯು ಯಾರಾದರೂ ಇದ್ದರೆ, ಅದನ್ನು ನಿರ್ಧರಿಸಿ, ಹಾಗೆ ಹೆಚ್ಚುವರಿಯಾಗಿ ಇರುವ ಸಿಬ್ಬಂದಿಯನ್ನು ಸಂದರ್ಭಾನುಸಾರ ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಅಥವಾ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ತಾನು ಯುಕ್ತವೆಂದು ಪರಿಗಣಿಸಬಹುದಾದಿಂದ ತತ್ವಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿದ ತರುವಾಯ ವರ್ಗಾಯಿಸಬಹುದು.

10. ನಿರ್ದೇಶನಗಳನ್ನು ನೀಡಲು ಅಧಿಕಾರ.- ಕುಲಾಧಿಪತಿಯು, ತಾನಾಗಿಯೇ ಅಥವಾ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ, ವಿಶ್ವವಿದ್ಯಾಲಯದ ಆಡಳಿತ ಮತ್ತು ವಿದ್ಯಾ ವಿಷಯಕ ಕಾರ್ಯ ನಿರ್ವಹಣೆಯ ಹಿತದೃಷ್ಟಿಯಿಂದ ಅದರಲ್ಲೂ ಶಾಂತಿ ಮತ್ತು ನೆಮ್ಮದಿಯನ್ನು ಕಾಯ್ದುಕೊಂಡು ಬರುವ ದೃಷ್ಟಿಯಿಂದ ಮತ್ತು ಸ್ವತ್ತು ಹಾಗೂ ಹಣಕಾಸು ಗಳನ್ನು ಸಂರಕ್ಷಿಸುವುದಕ್ಕಾಗಿ ಅವಶ್ಯಕ ಅಥವಾ ಯುಕ್ತವಾಗಬಹುದಾದಂಥ ನಿರ್ದೇಶನಗಳನ್ನು ನೀಡಬಹುದು.

ಅಧ್ಯಾಯ - III

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

11. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು ಎಂದರೆ :-

- (1) ವ್ಯವಸ್ಥಾಪನಾ ಮಂಡಳಿ
- (2) ವಿದ್ಯಾವಿಷಯಕ ಪರಿಷತ್ತು
- (3) ಸಂಶೋಧನಾ ಪರಿಷತ್ತು
- (4) ವಿಸ್ತಾರಣಾ ಶಿಕ್ಷಣ ಪರಿಷತ್ತು
- (5) ಸ್ನಾತಕೋತ್ತರ ವ್ಯಾಸಂಗಗಳು ಮತ್ತು ಅವುಗಳ ವ್ಯಾಸಂಗ ಮಂಡಳಿಗಳೂ ಸೇರಿದಂತೆ ಫ್ಯಾಕಲ್ಟಿ.
- (6) ಶಾಸನಗಳ ಮೂಲಕ ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಎಂಬುದಾಗಿ ಘೋಷಿಸಿರಬಹುದಾದಂಥ ವಿಶ್ವವಿದ್ಯಾಲಯದ ಇತರ ನಿಕಾಯಗಳು

12. ವ್ಯವಸ್ಥಾಪನಾ ಮಂಡಳಿ ಮತ್ತು ಅದರ ರಚನೆ.- (1) ಕುಲಾಧಿಪತಿಯವರು ಅದಷ್ಟು ಬೇಗನೆ ವ್ಯವಸ್ಥಾಪನಾ ಮಂಡಳಿಯನ್ನು ರಚಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು:-

- (i) ಕುಲಪತಿ - ಇವರು ಅಧ್ಯಕ್ಷರಾಗಿರತಕ್ಕದ್ದು.
- (ii) ಕೃಷಿ ಇಲಾಖೆಯ ಪ್ರಭಾರವುಳ್ಳ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು.
- (iii) ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು.
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು ಅರಣ್ಯ, ಪರಿಸರ ಮತ್ತು ಜೀವಪರಿಸರಶಾಸ್ತ್ರ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು.
- (v) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು ತೋಟಗಾರಿಕೆ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು.
- (vi) ರಾಜ್ಯ ಸರ್ಕಾರವು ನಾಮನಿರ್ದೇಶಿಸಿದ ವಿಶ್ವವಿದ್ಯಾಲಯದ ಪದವೀಧರರಾಗಿ ಐದು ವರ್ಷಗಳಿಗಿಂತ ಕಡಿಮೆ ಅವಧಿ ಆಗಿರದ ಪೈಕಿಯಿಂದ ಸರ್ಕಾರದ ನೌಕರರಲ್ಲದ ಅಥವಾ ವಿಶ್ವವಿದ್ಯಾಲಯದ ನೌಕರರಲ್ಲದ ಒಬ್ಬ ವ್ಯಕ್ತಿ.
- (vii) ಸರ್ಕಾರದಿಂದ ನಾಮನಿರ್ದೇಶಿತರಾದ ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರ ವ್ಯಾಪ್ತಿಯಲ್ಲಿರುವ ಇಬ್ಬರು ಪ್ರಗತಿಪರ ಕೃಷಿಕರು ಇವರ ಪೈಕಿ ಒಬ್ಬರು ಅನುಸೂಚಿತ ಜಾತಿ ಅಥವಾ ಅನುಸೂಚಿತ ಪಂಗಡಕ್ಕೆ ಸೇರಿದವರಾಗಿರತಕ್ಕದ್ದು;

- (viii) ಕುಲಾಧಿಪತಿಯವರು ನಾಮನಿರ್ದೇಶನ ಮಾಡಿದ ಕೃಷಿ ಮತ್ತು ಸಂಬಂಧಿಸಿದ ವಿಜ್ಞಾನಗಳ ಕ್ಷೇತ್ರದಿಂದ ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರ ವ್ಯಾಪ್ತಿಯ ಹೊರಗಿನವರಾದ ಪ್ರೊಫೆಸರ್ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಒಬ್ಬ ಪ್ರಖ್ಯಾತ ಶಿಕ್ಷಣ ತಜ್ಞರು;
- (ix) ಕುಲಾಧಿಪತಿಯವರು ನಾಮನಿರ್ದೇಶನ ಮಾಡಿದ ಒಬ್ಬ ಕೃಷಿ ಉದ್ಯಮಿ;
- (x) ಕುಲಾಧಿಪತಿಯವರು ನಾಮನಿರ್ದೇಶನ ಮಾಡಿದ ಗ್ರಾಮೀಣಾಭಿವೃದ್ಧಿ ಕಾರ್ಯಕರ್ತರಾಗಿ ಹಿನ್ನೆಲೆಯುಳ್ಳ ಒಬ್ಬ ಮಹಿಳಾ ಸಮಾಜಸೇವಕರು;
- (xi) ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಮಹಾ ನಿರ್ದೇಶಕರು ನಾಮನಿರ್ದೇಶನ ಮಾಡಿದ ಆ ಸಂಸ್ಥೆಯ ಒಬ್ಬ ಪ್ರತಿನಿಧಿ;
- (xii) ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರು;
- (xiii) ಕೃಷಿ ಆಯುಕ್ತರು, ಕರ್ನಾಟಕ;
- (xiv) ಕುಲಪತಿಯವರು - ಸುತ್ತ ಸರದಿಯ ಮೇಲೆ ಎರಡು ವರ್ಷಗಳ ಅವಧಿಯವರೆಗೆ ನಾಮನಿರ್ದೇಶನ ಮಾಡಿದ ಒಬ್ಬ ಡೀನ್;
- (xv) ಕುಲಸಚಿವರು, ಇವರು ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು;

(3) ಪದನಿಮಿತ್ತ ಸದಸ್ಯರುಗಳನ್ನು ಹೊರತುಪಡಿಸಿ ಮಂಡಳಿಯ ಸದಸ್ಯರ ಪದಾವಧಿಯು ಸಂದರ್ಭಾನುಸಾರ ಸರ್ಕಾರ ಅಥವಾ ಕುಲಾಧಿಪತಿಯವರ ಇಚ್ಛೆಗೊಳಪಟ್ಟು ಮೂರು ವರ್ಷಗಳಾಗಿರತಕ್ಕದ್ದು ಮತ್ತು ಅವರುಗಳು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಕ್ಕೂ ಯಾವುದೇ ಪ್ರವರ್ಗದಲ್ಲೂ ಪುನರ್ ನಾಮನಿರ್ದೇಶನಗೊಳ್ಳಲು ಅರ್ಹರಾಗಿರತಕ್ಕದ್ದಲ್ಲ;

(4) ಪದಾವಧಿ ಮುಕ್ತಾಯವಾದ ಸಂದರ್ಭವನ್ನು ಹೊರತುಪಡಿಸಿ ಮರಣ, ರಾಜೀನಾಮೆ, ತೆಗೆದು ಹಾಕುವಿಕೆ ಅಥವಾ ಯಾವುದೇ ಇತರ ಕಾರಣಗಳಿಂದಾಗಿ ಯಾವೊಬ್ಬ ಸದಸ್ಯರ ಸ್ಥಾನವು ಖಾಲಿಯಾದಾಗ ಆ ಖಾಲಿ ಸ್ಥಾನವನ್ನು ಈ ಅಧ್ಯಾದೇಶದ ಉಪಬಂಧಗಳಿಗೆ ಅನುಸಾರವಾಗಿ ಭರ್ತಿ ಮಾಡತಕ್ಕದ್ದು ಮತ್ತು ಅಂತಹ ಖಾಲಿ ಸ್ಥಾನವನ್ನು ತುಂಬುವ ವ್ಯಕ್ತಿಯು ಯಾವ ಖಾಲಿ ಸ್ಥಾನಕ್ಕೆ ಆತನು ನಾಮನಿರ್ದೇಶಿತನಾಗಿದ್ದಾನೆಯೋ ಆ ವ್ಯಾಪ್ತಿಯ ಉಳಿದ ಪದಾವಧಿವರೆಗೆ ಆ ಸ್ಥಾನವನ್ನು ಹೊಂದಿರತಕ್ಕದ್ದು.

(5) ಮಂಡಳಿಯ ಸಭೆಗಾಗಿ ಮಂಡಳಿಯ ಸದಸ್ಯರ ಮೂರನೇ ಒಂದು ಭಾಗದಷ್ಟು ಸದಸ್ಯರು ಸಭೆಯ ಕೋರಂ ಆಗಿರತಕ್ಕದ್ದು:

ಪರಂತು ಕೋರಂ ಇಲ್ಲದಿದ್ದರಂದಿಗಾಗಿ ಮಂಡಳಿಯ ಒಂದು ಸಭೆಯನ್ನು ಮುಂದೂಡಿದ್ದರೆ, ಅದೇ ವ್ಯವಹಾರಗಳನ್ನು ನಡೆಸುವುದಕ್ಕಾಗಿ ಕರೆದ ಮುಂದಿನ ಸಭೆಯಲ್ಲಿ ಕೋರಂನ ಅವಶ್ಯಕತೆ ಇರುವುದಿಲ್ಲ.

(6) ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಹೊರತುಪಡಿಸಿ ಮಂಡಳಿಯ ಸದಸ್ಯರು ಈ ಅಧ್ಯಾದೇಶದ ಅಡಿಯಲ್ಲಿ ತಾವು ನೆರವೇರಿಸಿದ ಪ್ರಕಾರ್ಯಗಳಿಗೆ, ನಿಯಮಿಸಬಹುದಾದಂಥ ದಿನ ಭತ್ಯೆ, ಪ್ರಯಾಣ ಭತ್ಯೆಯನ್ನು ಹೊರತುಪಡಿಸಿ ಯಾವುದೇ ಸಂಭಾವನೆಯನ್ನು ಪಡೆಯಲು ಅರ್ಹರಾಗಿರತಕ್ಕದ್ದಲ್ಲ.

(7) ಮಂಡಳಿಯು ತನ್ನ ಸಭೆಯಲ್ಲಿ ಪರಿಶೀಲಿಸುತ್ತಿರುವ ಯಾವುದೇ ವಿಷಯಗಳ ಬಗ್ಗೆ ತಜ್ಞ ಸಲಹೆ ಪಡೆಯಲು ಆ ವಿಷಯಗಳಲ್ಲಿ ಪರಿಣತಿ ಅಥವಾ ವಿಶೇಷ ಜ್ಞಾನವನ್ನು ಉಳ್ಳ ಯಾವೊಬ್ಬ ವ್ಯಕ್ತಿಯನ್ನು ತನ್ನ ಸಭೆಗೆ ಹಾಜರಾಗಲು ಆಹ್ವಾನಿಸಬಹುದು. ಅಂತಹ ವ್ಯಕ್ತಿಯು ಅಂತಹ ಸಭೆಯ ವ್ಯವಹಾರಗಳಲ್ಲಿ ಮಾತನಾಡಬಹುದು ಅಥವಾ ಅನ್ಯಥಾ ಭಾಗವಹಿಸಬಹುದು. ಆದರೆ, ಆತನು ಮತದಾನದ ಹಕ್ಕನ್ನು ಹೊಂದಿರುವುದಿಲ್ಲ. ಹಾಗೆ ಆಹ್ವಾನಿತರಾದ ಯಾವೊಬ್ಬ ವ್ಯಕ್ತಿಯು ಸಭೆಗೆ ಹಾಜರಾಗಿದ್ದಕ್ಕಾಗಿ ನಿಯಮಿಸಬಹುದಾದಂತಹ ಭತ್ಯೆ ಪಡೆಯಲು ಅರ್ಹನಾಗಿರತಕ್ಕದ್ದು.

(8) ಸಾಮಾನ್ಯವಾಗಿ ಮಂಡಳಿಯು ಪ್ರತಿ ಮೂರು ತಿಂಗಳಿಗೊಮ್ಮೆ ಕನಿಷ್ಠ ಒಂದು ಬಾರಿಯಾದರೂ ಕುಲಪತಿಯವರು ನಿಗದಿಪಡಿಸುವಂಥ ದಿನಾಂಕ ಮತ್ತು ಸ್ಥಳದಲ್ಲಿ ಸೇರತಕ್ಕದ್ದು. ಆದಾಗ್ಯೂ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಿದಾಗಲೆಲ್ಲ, ಮಂಡಳಿಯ ಅರ್ಧಕ್ಕಿಂತ ಕಡಿಮೆಯಲ್ಲದ ಸದಸ್ಯರು ಬರೆದು ಸಹಿ ಮಾಡಿ ಕೋರಿಕೊಂಡಾಗ ಮಂಡಳಿಯ ವಿಶೇಷ ಸಭೆಯನ್ನು ಕರೆಯಬಹುದು.

13. ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು.- (1) ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೆ ಒಳಪಟ್ಟು, ಮಂಡಳಿಯು ವಿಶ್ವವಿದ್ಯಾಲಯದ ಮುಖ್ಯ ಕಾರ್ಯಕಾರಿ ನಿಕಾಯ ಆಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಚಟುವಟಿಕೆಗಳನ್ನು ನಿರ್ವಹಿಸತಕ್ಕದ್ದು ಹಾಗೂ ಮೇಲ್ವಿಚಾರಣೆ ನಡೆಸತಕ್ಕದ್ದು ಮತ್ತು ಈ ಅಧ್ಯಾದೇಶದಲ್ಲಿ ಅನ್ಯಥಾ ಉಪಬಂಧಿಸಿರದ ಹೊರತು ವಿಶ್ವವಿದ್ಯಾಲಯದ ಎಲ್ಲಾ ಆಡಳಿತಾತ್ಮಕ ವ್ಯವಹಾರಗಳನ್ನು ನಡೆಸಲು ಜವಾಬ್ದಾರಿಯಾಗಿರತಕ್ಕದ್ದು.

(2) (1)ನೇ ಉಪಪ್ರಕರಣದ ಉಪಬಂಧಗಳ ಸಾಮಾನ್ಯಾನ್ವಯಕ್ಕೆ ಬಾಧಕವಾಗದಂತೆ ಮಂಡಳಿಯು ಈ ಮುಂದಿನ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಹಣಕಾಸು ಅಂದಾಜುಗಳು ಮತ್ತು ಆಯವ್ಯಯವನ್ನು ಪರಿಗಣಿಸುವುದು ಮತ್ತು ಅನುಮೋದಿಸುವುದು;
- (ii) ವಿಶ್ವವಿದ್ಯಾಲಯದ ಸ್ವತ್ತನ್ನು ಮತ್ತು ನಿಧಿಗಳನ್ನು ಹೊಂದಿರುವುದು ಮತ್ತು ನಿಯಂತ್ರಿಸುವುದು ಹಾಗೂ ವಿಶ್ವವಿದ್ಯಾಲಯದ ಪರವಾಗಿ ಯಾವುದೇ ಸಾಮಾನ್ಯ ನಿರ್ದೇಶನಗಳನ್ನು ಹೊರಡಿಸುವುದು;
- (iii) ಸರ್ಕಾರದ ಪೂರ್ವ ಅನುಮೋದನೆಯೊಡನೆ, ವಿಶ್ವವಿದ್ಯಾಲಯದ ಪರವಾಗಿ ಯಾವುದೇ ಸ್ಥಿರ ಅಥವಾ ಚರ ಸ್ವತ್ತನ್ನು ಸ್ವೀಕರಿಸುವುದು ಅಥವಾ ವರ್ಗಾವಣೆ ಮಾಡುವುದು;
- (iv) ವಿಶ್ವವಿದ್ಯಾಲಯದ ವಶದಲ್ಲಿ ಇರುವ ನಿಧಿಗಳನ್ನು ಅವನ್ನು ಇಟ್ಟಿರುವ ಉದ್ದೇಶಕ್ಕಾಗಿ ವಿನಿಯೋಗಿಸುವುದು;
- (v) ವಿಶ್ವವಿದ್ಯಾಲಯದ ನಿಧಿಗಳನ್ನು ಹೂಡುವುದಕ್ಕಾಗಿ ಮತ್ತು ಹಿಂಪಡೆಯುವುದಕ್ಕಾಗಿ ವ್ಯವಸ್ಥೆ ಮಾಡುವುದು;
- (vi) ಸರ್ಕಾರದ ಪೂರ್ವಾನುಮೋದನೆಯೊಡನೆ ಬಂಡವಾಳನ್ನು ಹೂಡುವುದಕ್ಕಾಗಿ ಹಣವನ್ನು ತರುವುದು ಮತ್ತು ಅದರ ವಾಪಾಸಾತಿಗೆ ಸೂಕ್ತ ವ್ಯವಸ್ಥೆಯನ್ನು ಮಾಡುವುದು;
- (vii) ವಿಶ್ವವಿದ್ಯಾಲಯದ ಪರವಾಗಿ ದತ್ತಿ, ಮರಣಶಾಸನದಾನ ಮತ್ತು ವಂತಿಕೆಗಳನ್ನು ಒಪ್ಪಿಕೊಳ್ಳುವುದು;
- (viii) ಅಗತ್ಯವಿದ್ದಲ್ಲಿಲ್ಲಾ ವಿದ್ಯಾವಿಷಯಕ ಪರಿಷತ್ತು, ಸಂಶೋಧನಾ ಪರಿಷತ್ತು ಮತ್ತು ವಿಸ್ತಾರಣಾ ಶಿಕ್ಷಣ ಪರಿಷತ್ತಿನ ಶಿಫಾರಸ್ಸುಗಳನ್ನು ಪರಿಗಣಿಸುವುದು ಮತ್ತು ಅನುಮೋದಿಸುವುದು.
- (ix) ವಿಶ್ವವಿದ್ಯಾಲಯದ ಸಾಮಾನ್ಯ ಮೊಹರಿನ ನಮೂನೆ ಮತ್ತು ಉಪಯೋಗದ ಬಗ್ಗೆ ನಿರ್ದೇಶಿಸುವುದು;
- (x) ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೆ ಅನುಸಾರವಾಗಿ ತಾನು ಅವಶ್ಯವೆಂದು ಭಾವಿಸಬಹುದಾದಂಥ ಸಮಿತಿಗಳನ್ನು ಮತ್ತು ನಿಕಾಯಗಳನ್ನು ನೇಮಿಸುವುದು ಮತ್ತು ಅವುಗಳ ಪರಿಶೀಲನಾಂಶಗಳನ್ನು ನಿರ್ಧರಿಸುವುದು;
- (xi) ವಿದ್ಯಾವಿಷಯಕ ಪರಿಷತ್ತಿನ ಶಿಫಾರಸ್ಸಿನ ಮೇಲೆ ಹೊಸ ವಿಭಾಗ, ಕೇಂದ್ರ, ಸಂಶೋಧನಾ ಕೇಂದ್ರ ಅಥವಾ ಉಪ ಕೇಂದ್ರವನ್ನು ಸ್ಥಾಪಿಸುವುದು ಅಥವಾ ಅವುಗಳ ಪೈಕಿ ಯಾವುದಾದರೊಂದನ್ನು ರದ್ದುಗೊಳಿಸುವುದು ಅಥವಾ ವಿಭಾಗ, ಸಂಶೋಧನಾ ಕೇಂದ್ರ, ಉಪ ಕೇಂದ್ರ ಅಥವಾ ಕೇಂದ್ರವನ್ನು ಪುನರ್ ರಚಿಸುವ ಬಗ್ಗೆ ಪರಿಗಣಿಸುವುದು ಮತ್ತು ಅನುಮೋದಿಸುವುದು;
- (xii) ವಿದ್ಯಾವಿಷಯಕ ಪರಿಷತ್ತಿನ ಶಿಫಾರಸ್ಸಿನ ಮೇಲೆ ಹೊಸ ಕಾಲೇಜು ಅಥವಾ ಫ್ಯಾಕಲ್ಟಿಯನ್ನು ಸ್ಥಾಪಿಸುವುದು ಅಥವಾ ಎರಡು ಅಥವಾ ಹೆಚ್ಚು ಕಾಲೇಜುಗಳನ್ನು ಅಥವಾ ಫ್ಯಾಕಲ್ಟಿಗಳನ್ನು ಒಂದೇ ಕಾಲೇಜಿನಲ್ಲಿ ಅಥವಾ ಫ್ಯಾಕಲ್ಟಿಯಲ್ಲಿ ಸೇರಿಸುವುದು ಅಥವಾ ಕಾಲೇಜನ್ನು ಅಥವಾ ಫ್ಯಾಕಲ್ಟಿಯನ್ನು ಮುಚ್ಚುವುದು ಅಥವಾ ಪ್ರಸ್ತುತ ಇರುವ ಯಾವುದೇ ಫ್ಯಾಕಲ್ಟಿಯನ್ನು ಪುನರ್ ರಚಿಸುವ ಬಗ್ಗೆ ಪರಿಗಣಿಸುವುದು ಮತ್ತು ಅನುಮೋದಿಸುವುದು;
- (xiii) ರಾಜ್ಯ ಸರ್ಕಾರದ ಅನುಮೋದನೆಯೊಡನೆ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸೃಜಿಸುವುದು.
- (xiv) ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕ (ಪ್ರೊಫೆಸರ್) ಮತ್ತು ಹೆಚ್ಚಿನ ಶ್ರೇಣಿಯ ನೌಕರರ ನೇಮಕಾತಿಗಾಗಿ ಶಿಫಾರಸ್ಸುಗಳನ್ನು ನಿಯಮಿಸಬಹುದಾದಂತೆ ಅನುಮೋದಿಸಬಹುದು.

14. ವಿದ್ಯಾವಿಷಯಕ ಪರಿಷತ್ತು.- (1) ವಿದ್ಯಾವಿಷಯಕ ಪರಿಷತ್ತು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು, ಇದರ ಅಧ್ಯಕ್ಷರಾಗಿರುತ್ತಾರೆ;
- (ii) ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದ ನಿರ್ದೇಶಕರು;
- (iii) ಘಟಕ ಕಾಲೇಜುಗಳ ಡೀನುಗಳು;
- (iv) ಕುಲಪತಿಯವರು ನಾಮನಿರ್ದೇಶನ ಮಾಡಿದ ವಿಶ್ವವಿದ್ಯಾಲಯದ ಇಬ್ಬರು ವಿಭಾಗ ಮುಖ್ಯಸ್ಥರು ಸುತ್ತು ಸರದಿಯ ಮೇಲೆ;
- (v) ಕುಲಪತಿಯವರು ನಾಮನಿರ್ದೇಶನ ಮಾಡಿದ ಪ್ರತಿಯೊಂದು ಫ್ಯಾಕಲ್ಟಿಯಿಂದ ಪ್ರೊಫೆಸರ್ ದರ್ಜೆಗಿಂತ ಕಡಿಮೆಯಲ್ಲದ ಒಬ್ಬ ಅಧ್ಯಾಪಕರು ಸುತ್ತು ಸರದಿಯ ಮೇಲೆ;
- (vi) ಕುಲಪತಿಯವರು ನಾಮನಿರ್ದೇಶನ ಮಾಡಿದ ವಿಶ್ವವಿದ್ಯಾಲಯದ ಹೊರಗಿನಿಂದ ಒಬ್ಬ ಪ್ರಖ್ಯಾತ ಕೃಷಿ ಶಿಕ್ಷಣ ತಜ್ಞರು;

(vii) ಕುಲಸಚಿವರು;

(viii) ಕೃಷಿ ನಿರ್ದೇಶಕರು ಕರ್ನಾಟಕ ಸರ್ಕಾರ;

(ix) ಕುಲಪತಿಯವರು ನಾಮನಿರ್ದೇಶನ ಮಾಡಿದ ಪ್ರೊಫೆಸರ್ ದರ್ಜೆಗಿಂತ ಕಡಿಮೆಯಲ್ಲದ ಸಂಯೋಜಿತ ಕಾಲೇಜಿನ ಒಬ್ಬ ಪ್ರತಿನಿಧಿ;

(x) ಶಿಕ್ಷಣ ನಿರ್ದೇಶಕರು, ಇವರು ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(2) ಕೃಷಿ ಮತ್ತು ಸಂಬಂಧಿತ ಕ್ಷೇತ್ರದ ವಿವಿಧ ವಲಯಗಳ ಸಾಕಷ್ಟು ಪ್ರಾತಿನಿಧ್ಯ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುವಂತೆ ನಿಯಮಿಸಬಹುದಾದಂತಹ ಅವಧಿಗಾಗಿ ಮತ್ತು ಅಂತಹ ರೀತಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ಮೀರದಂತೆ ಸದಸ್ಯರನ್ನು ವಿದ್ಯಾವಿಷಯಕ ಪರಿಷತ್ತು ಸಹ-ಆಯ್ಕೆ (ಕೋ-ಆಪ್) ಮಾಡಿಕೊಳ್ಳತಕ್ಕದ್ದು.

(3) ಪದನಿಮಿತ್ತ ಸದಸ್ಯರ ಹೊರತಾಗಿ ಇತರ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಎರಡು ವರ್ಷಗಳ ಅವಧಿಯವರೆಗೆ ಪದಧಾರಣ ಮಾಡತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಕ್ಕೆ ಮರುನಾಮನಿರ್ದೇಶನಗೊಳ್ಳಲು ಅರ್ಹರಾಗಿರತಕ್ಕದ್ದಲ್ಲ.

(4) ವಿದ್ಯಾವಿಷಯಕ ಪರಿಷತ್ತಿನ ಮೂರನೇ ಒಂದರಷ್ಟು ಸದಸ್ಯರ ಹಾಜರಾತಿ ವಿದ್ಯಾವಿಷಯಕ ಪರಿಷತ್ತಿನ ಸಭೆಗೆ ಕೋರಂ ಆಗಿರತಕ್ಕದ್ದು :

ಪರಂತು ಕೋರಂ ಇಲ್ಲದಿದ್ದರಂದಿಗಾಗಿ ವಿದ್ಯಾವಿಷಯಕ ಪರಿಷತ್ತಿನ ಒಂದು ಸಭೆಯನ್ನು ಮುಂದೂಡಿದ್ದರೆ, ಅದೇ ವ್ಯವಹಾರಗಳನ್ನು ನಡೆಸುವುದಕ್ಕಾಗಿ ಕರೆದ ಮುಂದಿನ ಸಭೆಯಲ್ಲಿ ಕೋರಂನ ಅವಶ್ಯಕತೆ ಇರುವುದಿಲ್ಲ.

(5) ಸಾಮಾನ್ಯವಾಗಿ ವಿದ್ಯಾವಿಷಯಕ ಪರಿಷತ್ತು ಕುಲಪತಿಯವರು ನಿಗದಿಪಡಿಸಬಹುದಾದಂತಹ ದಿನಾಂಕದಂದು, ಕೊನೆ ಪಕ್ಷ ಮೂರು ತಿಂಗಳಿಗೊಮ್ಮೆ ಸಭೆ ಸೇರತಕ್ಕದ್ದು. ಆದಾಗ್ಯೂ ಕುಲಪತಿಯವರು ವಿದ್ಯಾವಿಷಯಕ ಪರಿಷತ್ತಿನ ವಿಶೇಷ ಸಭೆಯನ್ನು ಕರೆಯಬಹುದು.

15. ವಿದ್ಯಾವಿಷಯಕ ಪರಿಷತ್ತಿನ ಅಧಿಕಾರಗಳು ಮತ್ತು ಪ್ರಕಾರ್ಯಗಳು.- (1) ವಿದ್ಯಾವಿಷಯಕ ಪರಿಷತ್ತು ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೆ ಒಳಪಟ್ಟು ಎಲ್ಲಾ ವ್ಯಾಸಂಗ ಕ್ರಮಗಳನ್ನು ಮತ್ತು ಪಠ್ಯ ವಿಷಯಗಳನ್ನು ನಿರ್ಧರಿಸುವುದಕ್ಕಾಗಿ ಈ ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದೊಳಗೆ ಬೋಧನೆ ಮತ್ತು ಇತರ ಶೈಕ್ಷಣಿಕ ಕಾರ್ಯಕ್ರಮಗಳ ಮೇಲೆ ಸಾಮಾನ್ಯ ನಿಯಂತ್ರಣವನ್ನು ಹೊಂದಿರತಕ್ಕದ್ದು ಮತ್ತು ಅವುಗಳ ಗುಣಮಟ್ಟವನ್ನು ಕಾಯ್ದುಕೊಂಡು ಬರುವುದಕ್ಕೆ ಹೊಣೆಯಾಗಿರತಕ್ಕದ್ದು.

(2) ವಿದ್ಯಾವಿಷಯಕ ಪರಿಷತ್ತು ತನ್ನ ನಿಯಂತ್ರಣಕ್ಕೊಳಪಡುವ ಎಲ್ಲಾ ವಿದ್ಯಾ ವಿಷಯಗಳಿಗೆ ಸಂಬಂಧಪಟ್ಟಂತೆ ಈ ಅಧ್ಯಾದೇಶಕ್ಕೆ ಮತ್ತು ಪರಿನಿಯಮಗಳಿಗೆ ಸುಸಂಗತವಾದ ವಿನಿಯಮಗಳನ್ನು ರಚಿಸಲು ಮತ್ತು ಅಂತಹ ವಿನಿಯಮಗಳನ್ನು ನಿರಸನಗೊಳಿಸಲು ಅಧಿಕಾರ ಹೊಂದಿರತಕ್ಕದ್ದು.

(3) (1)ನೇ ಉಪ ಪ್ರಕರಣದ ಉಪಬಂಧಗಳ ಸಾಮಾನ್ಯಾನ್ವಯಕ್ಕೆ ಪ್ರತಿಕೂಲವಾಗದಂತೆ ವಿದ್ಯಾವಿಷಯಕ ಪರಿಷತ್ತು ಈ ಮುಂದಿನ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು, ಎಂದರೆ:-

- (i) ಗ್ರಂಥಾಲಯಗಳ ನಿಯಂತ್ರಣ ಮತ್ತು ನಿರ್ವಹಣೆಯೂ ಸೇರಿದಂತೆ, ಎಲ್ಲಾ ವಿದ್ಯಾ ವಿಷಯಗಳ ಬಗ್ಗೆ ಮಂಡಳಿಗೆ ಮತ್ತು ಕುಲಪತಿಯವರಿಗೆ ಸಲಹೆ ನೀಡುವುದು;
- (ii) ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದಲ್ಲಿನ ಹುದ್ದೆಗಳೂ ಸೇರಿದಂತೆ ಪ್ರಾಧ್ಯಾಪಕರ (ಪ್ರೊಫೆಸರ್), ಅಸೋಸಿಯೇಟ್ ಪ್ರಾಧ್ಯಾಪಕರ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಪ್ರಾರಂಭಿಸುವುದು ಮತ್ತು ಅವುಗಳ ಕರ್ತವ್ಯಗಳಿಗೆ ಸಂಬಂಧಪಟ್ಟಂತೆ ಶಿಫಾರಸ್ಸುಗಳನ್ನು ಮಾಡುವುದು;
- (iii) ಫ್ಯಾಕಲ್ಟಿ, ಕಾಲೇಜು, ಬೋಧನ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ವಿಭಾಗಗಳನ್ನು ಸ್ಥಾಪಿಸಲು/ಸಂಘಟಿಸಲು/ರದ್ದುಗೊಳಿಸಲು ಶಿಫಾರಸ್ಸುಗಳನ್ನು ಮಾಡುವುದು;
- (iv) ವಿಶ್ವವಿದ್ಯಾಲಯಕ್ಕೆ, ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ವಿನಿಯಮಗಳನ್ನು ರಚಿಸುವುದು ಮತ್ತು ಪ್ರವೇಶ ನೀಡಬೇಕಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ನಿರ್ಧರಿಸುವುದು;
- (v) ಪದವಿಗಳು, ಡಿಪ್ಲೋಮಾಗಳು ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಬೇಕಾದ ವ್ಯಾಸಂಗ ಕ್ರಮಗಳಿಗೆ ಸಂಬಂಧಿಸಿದ ವಿನಿಯಮಗಳನ್ನು ರಚಿಸುವುದು;
- (vi) ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಪಡುವ ವಿನಿಯಮಗಳನ್ನು ರಚಿಸುವುದು ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಂಡು ಬರುವುದು ಮತ್ತು ಸುಧಾರಿಸುವುದು;

- (vii) ಗೌರವ ಪದವಿಗಳನ್ನು ಪ್ರದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಮಂಡಳಿಗೆ ಶಿಫಾರಸ್ಸುಗಳನ್ನು ಮಾಡುವುದು;
- (viii) ವಿಶ್ವವಿದ್ಯಾಲಯದ ಅಧ್ಯಾಪಕರಿಗೆ ಮತ್ತು ಸೇವಾ ಸಿಬ್ಬಂದಿಗೆ ನಿಯಮಿತತೆಗೆ ವಿದ್ಯಾರ್ಹತೆಗಳಿಗೆ ಸಂಬಂಧಿಸಿದಂತೆ ಶಿಫಾರಸ್ಸು ಮಾಡುವುದು;
- (ix) ಶೈಕ್ಷಣಿಕ, ಸಂಶೋಧನಾ ಸಂಸ್ಥೆಗಳು, ನಿಗಮಗಳು ಮತ್ತು ಇತರ ಸಂಸ್ಥೆಗಳೊಡನೆ ವಾಗ್ದಾನ ಪತ್ರ ಮತ್ತು ಒಪ್ಪಂದ ಪತ್ರಗಳನ್ನು ಪರಿಶೀಲಿಸುವುದು ಹಾಗೂ ಅನುಮೋದಿಸುವುದು;
- (x) ಈ ಅಧ್ಯಾದೇಶದ ಮೂಲಕ ಅಥವಾ ಅದರಡಿಯಲ್ಲಿ ಮಂಡಳಿಯು ಅಥವಾ ಕುಲಪತಿಯವರು ತನಗೆ ವಹಿಸಬಹುದಾದಂತಹ ಅಥವಾ ವಿಧಿಸಬಹುದಾದಂತಹ ಅಧಿಕಾರಗಳನ್ನು ಚಲಾಯಿಸುವುದು ಮತ್ತು ಅಂತಹ ಇತರ ಪ್ರಕಾರ್ಯಗಳನ್ನು ನೆರವೇರಿಸುವುದು.

16. ಸಂಶೋಧನಾ ಪರಿಷತ್ತು.— ಈ ಮುಂದಿನ ಸದಸ್ಯರನ್ನು ಒಳಗೊಂಡ ಒಂದು ಸಂಶೋಧನಾ ಪರಿಷತ್ತು ಇರತಕ್ಕದ್ದು, ಎಂದರೆ:—

- (i) ಕುಲಪತಿಯವರು — ಇವರು ಅಧ್ಯಕ್ಷರಾಗಿರತಕ್ಕದ್ದು;
- (ii) ಕೃಷಿ ಇಲಾಖೆ ನಿರ್ದೇಶಕರು;
- (iii) ವ್ಯವಸಾಯೋತ್ಪನ್ನಗಳ ಮಾರಾಟ ಇಲಾಖೆ ನಿರ್ದೇಶಕರು;
- (iv) ತೋಟಗಾರಿಕೆ ಇಲಾಖೆ ನಿರ್ದೇಶಕರು;
- (v) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು;
- (vi) ರೇಷ್ಮೆ ಇಲಾಖೆ ನಿರ್ದೇಶಕರು;
- (vii) ಜಲವಿಭಾಗದ ಪ್ರದೇಶ ನಿರ್ವಹಣೆ ಇಲಾಖೆ ನಿರ್ದೇಶಕರು;
- (viii) ಅರಣ್ಯ, ಸಂಶೋಧನೆ ಮತ್ತು ತರಬೇತಿಯ ಮುಖ್ಯ ಸಂರಕ್ಷಣಾಧಿಕಾರಿ;
- (ix) ವಿಶ್ವವಿದ್ಯಾಲಯದ ಎಲ್ಲಾ ನಿರ್ದೇಶಕರು;
- (x) ಘಟಕ ಕಾಲೇಜುಗಳ ಎಲ್ಲಾ ಡೀನುಗಳು;
- (xi) ಸಂಶೋಧನೆಯ ಮತ್ತು ವಿಸ್ತರಣಾ ಶಿಕ್ಷಣದ ಎಲ್ಲಾ ಸಹವರ್ತಿ ನಿರ್ದೇಶಕರುಗಳು;
- (xii) ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು;
- (xiii) ಕೃಷಿ ಮತ್ತು ಸಂಬಂಧಿಸಿದ ವಿಭಾಗಗಳಲ್ಲಿ ವಿಶೇಷ ಪರಿಣತಿಯನ್ನು ಹೊಂದಿರುವ ರೈತರ ವಿಶೇಷ ಜ್ಞಾನ ಮತ್ತು ಅನುಭವದ ಪ್ರಯೋಜನವನ್ನು ಪಡೆದುಕೊಳ್ಳಲು ಕುಲಪತಿಯವರು ನಾಮನಿರ್ದೇಶನ ಮಾಡಿದಂತಹ ಇಬ್ಬರು ಪ್ರಗತಿಪರ ರೈತರು;
- (xiv) ಯಾವುದೇ ಸಭೆಯ ಸಂಬಂಧದಲ್ಲಿ ಅಂತಹ ಸಭೆಯ ಕಾರ್ಯಸೂಚಿಯಲ್ಲಿರುವ ವಿಷಯಗಳ ಬಗ್ಗೆ ಪ್ರಸಿದ್ಧ ವಿಜ್ಞಾನಿಗಳ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆಯುವುದಕ್ಕಾಗಿ ಕುಲಪತಿಯವರು ನಾಮನಿರ್ದೇಶನ ಮಾಡಿದ, ವಿಶ್ವವಿದ್ಯಾಲಯಕ್ಕೆ ಹೊರಗಿನವರಾದ ಒಬ್ಬ ವಿಜ್ಞಾನಿ;
- (xv) ಯಾವುದೇ ಸಭೆಯ ಸಂಬಂಧದಲ್ಲಿ ಅಂತಹ ಸಭೆಯ ಕಾರ್ಯಸೂಚಿಯಲ್ಲಿರುವ ವಿಷಯಗಳ ಬಗ್ಗೆ ಕೃಷಿಕೈಗಾರಿಕೋದ್ಯಮಿಯ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆಯುವುದಕ್ಕಾಗಿ ಕುಲಪತಿಯವರು ನಾಮನಿರ್ದೇಶನ ಮಾಡಿದ, ಒಬ್ಬ ಕೃಷಿಕೈಗಾರಿಕೋದ್ಯಮಿ;
- (xvi) ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಮುಖ್ಯ ಇಂಜಿನಿಯರ್;
- (xvii) ಕುಲಸಚಿವರು;
- (xviii) ಸಂಶೋಧನಾ ನಿರ್ದೇಶಕರು — ಇವರು ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು;

ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ ಸಂಶೋಧನಾ ಪರಿಷತ್ತಿನ ಎಲ್ಲಾ ಸದಸ್ಯರ ಪದಾವಧಿಯು ಎರಡು ವರ್ಷಗಳಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಕ್ಕೆ ಮರುನಾಮ ನಿರ್ದೇಶನಗೊಳ್ಳಲು ಅರ್ಹರಾಗಿರತಕ್ಕದ್ದಲ್ಲ.

17. ಸಂಶೋಧನಾ ಪರಿಷತ್ತಿನ ಪ್ರಕಾರ್ಯಗಳು.— ಸಂಶೋಧನಾ ಪರಿಷತ್ತು ಈ ಮುಂದಿನವುಗಳಿಗೆ ಸಂಬಂಧಿಸಿದವುಗಳನ್ನು ಪರಿಗಣಿಸತಕ್ಕದ್ದು ಮತ್ತು ಶಿಫಾರಸುಗಳನ್ನು ಮಾಡತಕ್ಕದ್ದು.

- (i) ಪರಿಣಾಮಕಾರಿಯಾಗಿ ಸಮನ್ವಯವನ್ನು ಸಾಧಿಸುವ ದೃಷ್ಟಿಯಿಂದ ಕೃಷಿ ಮತ್ತು ಇತರ ಸಂಬಂಧಿತ ವಿಜ್ಞಾನಗಳ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ವಿವಿಧ ಘಟಕಗಳು ಕೈಗೊಂಡ ಅಥವಾ ಕೈಗೊಳ್ಳಬೇಕಾದ ಸಂಶೋಧನಾ ಕಾರ್ಯಕ್ರಮಗಳು ಮತ್ತು ಯೋಜನೆಗಳು;
- (ii) ಸಂಶೋಧನಾ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಭೌತಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸೌಲಭ್ಯಗಳು;
- (iii) ರೈತರ ಮತ್ತು ಇತರ ಹಿತಾಸಕ್ತಿದಾರರ ಅಗತ್ಯತೆಗಳನ್ನು ಪೂರೈಸುವ ಕಡೆಗೆ ಸಂಶೋಧನೆಯ ಅಭಿಮುಖವಾಗಿರುವಂತೆ ಮಾಡುವುದು.
- (iv) ಸಂಶೋಧನೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯನ್ನು ಪೋಷಿಸುವುದು ಮತ್ತು ಸಮನ್ವಯಗೊಳಿಸುವುದು;
- (v) ಕುಲಪತಿಯವರು ಅಥವಾ ಮಂಡಲಿ ಅಥವಾ ವಿಶ್ವವಿದ್ಯಾಲಯದ ಯಾವುದೇ ಇತರ ಪ್ರಾಧಿಕಾರವು ತನಗೆ ಪರಿಶೀಲಿಸಲು ಕಳುಹಿಸಬಹುದಾದ ಸಂಶೋಧನಾ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಯಾವುದೇ ಇತರ ವಿಷಯ.

18. ವಿಸ್ತರಣಾ ಶಿಕ್ಷಣ ಪರಿಷತ್ತು.- (1) ಈ ಮುಂದಿನ ಸದಸ್ಯರನ್ನೊಳಗೊಂಡ ಒಂದು ವಿಸ್ತರಣಾ ಶಿಕ್ಷಣ ಪರಿಷತ್ತು ಇರತಕ್ಕದ್ದು ಎಂದರೆ.-

- (i) ಕುಲಪತಿಯವರು - ಅಧ್ಯಕ್ಷರು
- (ii) ಕೃಷಿ ಇಲಾಖೆ ನಿರ್ದೇಶಕರು, ಕರ್ನಾಟಕ ಸರ್ಕಾರ.
- (iii) ಕರ್ನಾಟಕ ಸರ್ಕಾರದ ವ್ಯವಸಾಯೋತ್ಪನ್ನಗಳ ಮಾರಾಟ ಇಲಾಖೆ ನಿರ್ದೇಶಕರು.
- (iv) ತೋಟಗಾರಿಕೆ ಇಲಾಖೆ ನಿರ್ದೇಶಕರು, ಕರ್ನಾಟಕ ಸರ್ಕಾರ.
- (v) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು, ಕರ್ನಾಟಕ ಸರ್ಕಾರ.
- (vi) ರೇಷ್ಮೆ ಇಲಾಖೆಯ ನಿರ್ದೇಶಕರು, ಕರ್ನಾಟಕ ಸರ್ಕಾರ.
- (vii) ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಮಾಜ ಅರಣ್ಯ ವಿಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ.
- (viii) ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರು, ಕರ್ನಾಟಕ ಸರ್ಕಾರ.
- (ix) ವಿಶ್ವವಿದ್ಯಾಲಯದ ಎಲ್ಲಾ ನಿರ್ದೇಶಕರು ಮತ್ತು ಡೀನ್‌ಗಳು.
- (x) ಕುಲಸಚಿವರು.
- (xi) ಸಂಶೋಧನೆಯ ಎಲ್ಲಾ ಸಹವರ್ತಿ ನಿರ್ದೇಶಕರು ಮತ್ತು ವಿಸ್ತರಣೆ ಶಿಕ್ಷಣದ ಸಹವರ್ತಿ ನಿರ್ದೇಶಕರುಗಳು.
- (xii) ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು;
- (xiii) ಕೃಷಿ ಮತ್ತು ಇತರ ಸಂಬಂಧಿತ ಶಾಖೆಗಳಲ್ಲಿ ವಿಶೇಷ ಪರಿಣಿತಿಯುಳ್ಳ, ಪ್ರಗತಿಪರ ರೈತರ ವಿಶೇಷ ಜ್ಞಾನ ಹಾಗೂ ಅನುಭವದ ಪ್ರಯೋಜನವನ್ನು ಪಡೆದುಕೊಳ್ಳಲು ಕುಲಪತಿಯವರು ನಾಮನಿರ್ದೇಶನ ಮಾಡಿದಂಥ ಇಬ್ಬರು ಪ್ರಗತಿಪರ ರೈತರು;
- (xiv) ಯಾವುದೇ ಸಭೆಯ ಸಂಬಂಧದಲ್ಲಿ ಅಂಥ ಸಭೆಯ ಕಾರ್ಯಸೂಚಿಯಲ್ಲಿನ ವಿಷಯಗಳ ಬಗ್ಗೆ ಅವರ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆದುಕೊಳ್ಳುವುದಕ್ಕಾಗಿ ಕುಲಪತಿಯವರು ನಾಮನಿರ್ದೇಶನ ಮಾಡಿದ ವಿಶ್ವವಿದ್ಯಾಲಯಕ್ಕೆ ಹೊರಗಿನವರಾದ ಒಬ್ಬ ಖ್ಯಾತ ವಿಸ್ತರಣಾ ಶಿಕ್ಷಣ ತಜ್ಞರು;
- (xv) ಯಾವುದೇ ಸಭೆಯ ಸಂದರ್ಭದಲ್ಲಿ ಅಂಥ ಸಭೆಯ ಕಾರ್ಯಸೂಚಿಯಲ್ಲಿನ ವಿಷಯಗಳ ಬಗ್ಗೆ ಅವರ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆದುಕೊಳ್ಳುವುದಕ್ಕಾಗಿ ಕುಲಪತಿಯವರು ನಾಮ ನಿರ್ದೇಶನ ಮಾಡಿದ ಒಬ್ಬ ವ್ಯವಸಾಯೋದ್ಯಮಿಗಳು;
- (xvi) ಕುಲಪತಿಯವರ ಕೋರಿಕೆಗನುಸಾರ ಐವರಿಗೆ ಮಿತಿಗೊಳಿಸಿದ ಈ ಮುಂದಿನ ಸಂಸ್ಥೆಗಳ ಒಬ್ಬೊಬ್ಬ ಪ್ರತಿನಿಧಿ,-
 - (ಎ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ.
 - (ಬಿ) ಸಹಕಾರ ಇಲಾಖೆ, ಕರ್ನಾಟಕ ಸರ್ಕಾರ.
 - (ಸಿ) ಕರ್ನಾಟಕ ವ್ಯವಸಾಯೋದ್ಯಮಗಳ ಅಭಿವೃದ್ಧಿ ನಿಗಮ.

(ಡಿ) ಜಲಸಂಪನ್ಮೂಲ ಇಲಾಖೆ, ಕರ್ನಾಟಕ ಸರ್ಕಾರ.

(ಇ) ಭಾರತದ ರಸಗೊಬ್ಬರ ನಿಗಮ.

(ಎಫ್) ರಾಷ್ಟ್ರೀಯ ಬೀಜಗಳ ನಿಗಮ

(ಜಿ) ಯಾವುದೇ ಇತರ ವ್ಯವಸಾಯೋದ್ಯಮ ಅಥವಾ ವ್ಯವಸಾಯ ಸೇವಾಸಂಸ್ಥೆ/ಬೀಜ ಕಂಪೆನಿಗಳು.

(ಎಚ್) ಕರ್ನಾಟಕ ರಾಜ್ಯ ಬೀಜಗಳ ನಿಗಮ.

(ಐ) ಕರ್ನಾಟಕ ರಾಜ್ಯ ಬೀಜ ಪ್ರಮಾಣಪತ್ರ ನೀಡಿಕೆ ಏಜೆನ್ಸಿ.

(ಜೆ) ಸಂಬಂಧಿತ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆ.

(ಕೆ) ವಿಸ್ತರಣಾ ನಿರ್ದೇಶಕರು - ಸದಸ್ಯ ಕಾರ್ಯದರ್ಶಿ.

(2) ಪದನಿಮಿತ್ತ ಸದಸ್ಯರುಗಳನ್ನು ಹೊರತುಪಡಿಸಿ ವಿಸ್ತರಣಾ ಶಿಕ್ಷಣ ಪರಿಷತ್ತಿನ ಎಲ್ಲಾ ಸದಸ್ಯರುಗಳ ಪದಾವಧಿಯು ಎರಡು ವರ್ಷಗಳಾಗಿರತಕ್ಕದ್ದು ಮತ್ತು ಅವರು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಕ್ಕೆ ಮರುನಾಮನಿರ್ದೇಶನಗೊಳ್ಳಲು ಅರ್ಹರಾಗಿರತಕ್ಕದ್ದಲ್ಲ.

19. ವಿಸ್ತರಣಾ ಶಿಕ್ಷಣ ಪರಿಷತ್ತಿನ ಪ್ರಕಾರ್ಯಗಳು.— ವಿಸ್ತರಣಾ ಶಿಕ್ಷಣ ಪರಿಷತ್ತು ಈ ಮುಂದಿನವುಗಳನ್ನು ಪರಿಶೀಲಿಸತಕ್ಕದ್ದು ಮತ್ತು ಆ ಬಗ್ಗೆ ಶಿಫಾರಸ್ಸು ಮಾಡತಕ್ಕದ್ದು ಎಂದರೆ:—

- ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳು ಮತ್ತು ಯೋಜನೆಗಳು.
- ಕೃಷಿ ಮತ್ತು ಸಂಬಂಧಿತ ಶಾಖೆಗಳ ಸುಧಾರಣೆಗಾಗಿ ಮತ್ತು ಗ್ರಾಮೀಣ ಸಮುದಾಯಗಳ ಅಭಿವೃದ್ಧಿಗಾಗಿ, ವಿಸ್ತರಣಾ ಶಿಕ್ಷಣವನ್ನು ಸಮನ್ವಯಗೊಳಿಸುವುದು.
- ರೈತರ ಶಿಕ್ಷಣ ಮತ್ತು ತರಬೇತಿಯನ್ನು ಮತ್ತು ಸಲಹಾ ಸೇವೆಗಳನ್ನು ಅಭಿವೃದ್ಧಿಗೊಳಿಸುವುದು.
- ಕ್ಷೇತ್ರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವುದು ಮತ್ತು ಮಾಹಿತಿಯ ಪ್ರಸಾರ ಮಾಡುವುದು.
- ವಿಸ್ತರಣಾ ಶಿಕ್ಷಣದ ವಿಧಾನ:
- ಕೃಷಿ ವಿಜ್ಞಾನ ಕೇಂದ್ರದ ಕೆಲಸಕಾರ್ಯಗಳ ಮೌಲ್ಯಮಾಪನ ಮಾಡುವುದು;
- ಕುಲಪತಿಯವರು ಮಂಡಳಿ ಅಥವಾ ವಿಶ್ವವಿದ್ಯಾಲಯದ ಯಾವುದೇ ಇತರ ಪ್ರಾಧಿಕಾರವು ತನಗೆ ಪರಿಶೀಲನೆಗಾಗಿ ಕಳುಹಿಸಿಕೊಟ್ಟ ಯಾವುದೇ ಇತರ ವಿಷಯ.

20. ಅಧ್ಯಯನ ಮಂಡಳಿ.— (1) ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಬೇರೆ ಬೇರೆ ಅಧ್ಯಯನ ಮಂಡಳಿಯಿರತಕ್ಕದ್ದು. ಅಧ್ಯಯನ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಶಾಸನಗಳ ಮೂಲಕ ನಿಯಮಿಸಲಾದಂತೆ ಇರತಕ್ಕದ್ದು.

(2) ಪದವಿ ಕಾರ್ಯಕ್ರಮಗಳಿಗೆ ಅಧ್ಯಯನ ಮಂಡಳಿಯ ರಚನೆಯು ಈ ಮುಂದಿನಂತೆ ಇರತಕ್ಕದ್ದು, ಎಂದರೆ:—

- ಶಿಕ್ಷಣ ಇಲಾಖೆ ನಿರ್ದೇಶಕರು - ಅಧ್ಯಕ್ಷರು.
- ಎಲ್ಲಾ ಘಟಕ ಕಾಲೇಜುಗಳ ಡೀನ್‌ಗಳು.
- ಕುಲಪತಿಯವರು ನಾಮನಿರ್ದೇಶಿಸಿದ ಪ್ರೊಫೆಸರ್ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಸಂಯೋಜಿತ ಕಾಲೇಜಿನ ಒಬ್ಬರು ಪ್ರತಿನಿಧಿ.
- ಸಂಶೋಧನಾ ನಿರ್ದೇಶಕರು ಮತ್ತು ವಿಸ್ತರಣಾ ಶಿಕ್ಷಣ ನಿರ್ದೇಶಕರು.
- ಕುಲಸಚಿವರು.
- ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್.
- ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು.
- ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗೆ, ಅಧ್ಯಕ್ಷರು ನಾಮನಿರ್ದೇಶನದ ಇಲಾಖಾ ಮುಖ್ಯಸ್ಥರಲ್ಲದ ವಿಶ್ವವಿದ್ಯಾಲಯದ ಪ್ರತಿಯೊಂದು ಇಲಾಖೆಯ ಒಬ್ಬ ಪ್ರೊಫೆಸರ್.
- ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ ಸಹವರ್ತಿ ಪ್ರೊಫೆಸರರ ಕೇಡರ್‌ನಲ್ಲಿನ ಐವರು ಅಧ್ಯಾಪಕರು.

- (x) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ ಸಹಾಯಕ ಪ್ರೊಫೆಸರರ ಕೇಡರ್‌ನಲ್ಲಿನ ಐವರು ಅಧ್ಯಾಪಕರು.
- (xi) ಎರಡು ವರ್ಷಗಳ ಅವಧಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿರುವ ವಿಶ್ವವಿದ್ಯಾಲಯಕ್ಕೆ ಹೊರಗಿನವರಾದ ಇಬ್ಬರು ಪ್ರಖ್ಯಾತ ಪ್ರೊಫೆಸರುಗಳು.
- (xii) ವಿಶ್ವವಿದ್ಯಾಲಯ ಕುಲಪತಿಯವರು ನಾಮನಿರ್ದೇಶನ ಮಾಡಿದ ಕಾಲೇಜಿನ ಒಬ್ಬರು ಡೀನ್ ಸದಸ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸತಕ್ಕದ್ದು.
- (3) ಪದವಿ ಕಾರ್ಯಕ್ರಮಗಳಿಗೆ ಅಧ್ಯಯನ ಮಂಡಳಿಗಳ ಪ್ರಕಾರ್ಯಗಳು ಈ ಮುಂದಿನಂತೆ ಇರತಕ್ಕದ್ದು. ಎಂದರೆ:-
- (i) ಪದವಿ ಬೋಧನಾ ಕಾರ್ಯಕ್ರಮದ ಅಡಿಯಲ್ಲಿ ಪುನರಾವಲೋಕನ ಮಾಡುವುದು ಮತ್ತು ಅದರ ಸುಧಾರಣೆಗಳಿಗೆ ಸಲಹೆ ನೀಡುವುದು;
- (ii) ಅಧ್ಯಯನಗಳ ಮಂಡಳಿಯು ರಚಿಸಿದಂಥ ಕೋರ್ಸುಗಳು, ಪಠ್ಯವಿಷಯಗಳು, ಸಮಿತಿ ಅಥವಾ ಅದೇ ತರಹದ ಸಮಿತಿಯ ಶಿಫಾರಸ್ಸುಗಳನ್ನು ಪರಿಗಣಿಸುವುದು ಮತ್ತು ಅವನ್ನು ಪರ್ಯಾಲೋಚನೆ ಮತ್ತು ಅಂಗೀಕಾರಕ್ಕಾಗಿ ವಿದ್ಯಾವಿಷಯಕ ಪರಿಷತ್ತಿನ ಮುಂದೆ ಮಂಡಿಸುವುದು;
- (iii) ವಿದ್ಯಾವಿಷಯಕ ಪರಿಷತ್ತು ಅಥವಾ ಕುಲಪತಿಯವರು ಗೊತ್ತುಪಡಿಸಬಹುದಾದಂಥ ಇತರ ಕರ್ತವ್ಯಗಳನ್ನು ನಿರ್ವಹಿಸುವುದು;
- (4) ಸ್ನಾತಕೋತ್ತರ ಕಾರ್ಯಕ್ರಮಗಳಿಗಾಗಿ ಅಧ್ಯಯನಗಳ ಮಂಡಳಿಯ ರಚನೆಯು ಈ ಮುಂದಿನಂತೆ ಇರತಕ್ಕದ್ದು. ಎಂದರೆ:-
- (i) ಶಿಕ್ಷಣ ಇಲಾಖೆಯ ನಿರ್ದೇಶಕರು - ಅಧ್ಯಕ್ಷರು.
- (ii) ಸಂಯೋಜಿತ ಕಾಲೇಜುಗಳ ಡೀನ್‌ಗಳು.
- (iii) ಸಂಶೋಧನಾ ನಿರ್ದೇಶಕರು ಮತ್ತು ವಿಸ್ತರಣಾ ಶಿಕ್ಷಣದ ನಿರ್ದೇಶಕರು.
- (iv) ಕುಲಸಚಿವರು.
- (v) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್.
- (vi) ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ಮುಖ್ಯಸ್ಥರು.
- (vii) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗಾಗಿ ಅಧ್ಯಕ್ಷರು ನಾಮನಿರ್ದೇಶಿಸಿದ ಸಹವರ್ತಿ ಪ್ರೊಫೆಸರ್ ದರ್ಜೆಯ ಹತ್ತು ಜನ ಸ್ನಾತಕೋತ್ತರ ಅಧ್ಯಾಪಕರು.
- (viii) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗಾಗಿ ಅಧ್ಯಕ್ಷರು ನಾಮನಿರ್ದೇಶಿಸಿದ ಸಹಾಯಕ ಪ್ರೊಫೆಸರ್ ದರ್ಜೆಯ ಹತ್ತು ಜನ ಸ್ನಾತಕೋತ್ತರ ಅಧ್ಯಾಪಕರು.
- (ix) ಎರಡು ವರ್ಷಗಳ ಅವಧಿಗಾಗಿ ಅಧ್ಯಕ್ಷರು ನಾಮನಿರ್ದೇಶಿಸಿದ ವಿಶ್ವವಿದ್ಯಾಲಯಕ್ಕೆ ಹೊರಗಿನವರಾದ ಇಬ್ಬರು ಖ್ಯಾತ ಪ್ರೊಫೆಸರ್‌ಗಳು.
- (x) ಸ್ನಾತಕೋತ್ತರ ವ್ಯಾಸಂಗದ ಡೀನ್ ಅವರು ಅದಸ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸತಕ್ಕದ್ದು.
- (5) ಸ್ನಾತಕೋತ್ತರ ವ್ಯಾಸಂಗ ಕ್ರಮದ ಮಂಡಳಿಯು ಈ ಮುಂದಿನ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು. ಎಂದರೆ:-
- (i) ಸ್ನಾತಕೋತ್ತರ ಮತ್ತು ಡಿಪ್ಲೊಮಾ ಬೋಧನ ಕಾರ್ಯಕ್ರಮಗಳ ಪುನರಾವಲೋಕನ ಮಾಡುವುದು ಮತ್ತು ಅವುಗಳ ಸುಧಾರಣೆಗೆ ಸಲಹೆಗಳನ್ನು ನೀಡುವುದು;
- (ii) ಅಧ್ಯಯನ ಮಂಡಳಿಯು ರಚಿಸಿದ ವ್ಯಾಸಂಗ ಕ್ರಮಗಳು, ಪಠ್ಯಕ್ರಮಗಳ, ಸಮಿತಿಗಳು ಅಥವಾ ಅಂತಹದೇ ಸಮಿತಿಗಳ ಶಿಫಾರಸ್ಸುಗಳನ್ನು ಪರಿಗಣಿಸುವುದು ಮತ್ತು ವಿದ್ಯಾವಿಷಯಕ ಪರಿಷತ್ತಿನ ಮುಂದೆ ಅವುಗಳನ್ನು ಪರ್ಯಾಲೋಚನೆ ಮತ್ತು ಅನುಮೋದನೆಗಾಗಿ ಮಂಡಿಸುವುದು;
- (iii) ವಿದ್ಯಾವಿಷಯಕ ಪರಿಷತ್ತು ಅಥವಾ ಕುಲಪತಿಯವರು ವಹಿಸಬಹುದಾದಂತಹ ಇತರ ಪ್ರಕಾರ್ಯಗಳನ್ನು ನೆರವೇರಿಸುವುದು.

21. ಸಮಿತಿಗಳ ರಚನೆ.- ಪ್ರತಿಯೊಂದು ಪ್ರಾಧಿಕಾರವು ಸಮಿತಿಗಳನ್ನು ನೇಮಿಸಲು ಅಧಿಕಾರವನ್ನು ಹೊಂದಿರತಕ್ಕದ್ದು ಮತ್ತು ಅಂಥ ಸಮಿತಿಯು ಈ ಅಧ್ಯಾದೇಶ ಅಥವಾ ಶಾಸನಗಳಲ್ಲಿ ಅನ್ಯಥಾ ಉಪಬಂಧಿಸಿದ್ದ ಹೊರತು, ಪ್ರಾಧಿಕಾರದ ಸದಸ್ಯರುಗಳ ಅಥವಾ ತಾನು ಸರಿಯೆಂದು ಭಾವಿಸಬಹುದಾದ ಇತರ ವ್ಯಕ್ತಿಗಳನ್ನೊಳಗೊಂಡಿರತಕ್ಕದ್ದು.

22. ಪ್ರಾಧಿಕಾರಗಳ ಸದಸ್ಯತ್ವದ ಸಂಬಂಧದಲ್ಲಿ ಉಪಬಂಧ.- (1) ಈ ಅಧ್ಯಾದೇಶದಲ್ಲಿ ಅನ್ಯಥಾ ಉಪಬಂಧಿಸಿರುವುದನ್ನುಳಿದು, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ನಿಕಾಯದ ಪದನಿಮಿತ್ತ ಸದಸ್ಯನನ್ನು ಹೊರತುಪಡಿಸಿ ಇತರ ಯಾವುದೇ ಸದಸ್ಯರು ಮರಣ, ರಾಜೀನಾಮೆ, ತೆಗೆದುಹಾಕುವಿಕೆ ಅಥವಾ ಅನ್ಯಥಾ ಹಾಜರಾಗಲು ಅಥವಾ ತನ್ನ ಪೂರ್ಣ ಪದಾವಧಿಯನ್ನು ಪೂರ್ತಿಗೊಳಿಸಲು ಸಾಧ್ಯವಾಗದಿದ್ದಲ್ಲಿ, ಹಾಗೆ ಉಂಟಾದ ಖಾಲಿ ಸ್ಥಾನವನ್ನು ಅನುಕೂಲವಾದಷ್ಟು ಬೇಗನೆ, ಸಂದರ್ಭಾನುಸಾರ, ನೇಮಕಾತಿ, ನಾಮ ನಿರ್ದೇಶನ ಅಥವಾ ಸಹ ಸದಸ್ಯನನ್ನಾಗಿ ಸೇರಿಸುವಿಕೆಯಿಂದ ಭರ್ತಿಗೊಳಿಸತಕ್ಕದ್ದು ಮತ್ತು ಹಾಗೆ ನೇಮಕಗೊಂಡ, ನಾಮನಿರ್ದೇಶಿತನಾದ ಅಥವಾ ಸಹ ಸದಸ್ಯನಾಗಿ ಸೇರಿಕೊಂಡ ವ್ಯಕ್ತಿಯು, ಅಂಥ ಖಾಲಿ ಸ್ಥಾನವನ್ನು ತಾನು ಯಾರ ಸ್ಥಾನದಲ್ಲಿ ನೇಮಕಗೊಂಡಿರುವನೋ, ನಾಮ ನಿರ್ದೇಶಿತನಾಗಿರುವನೋ ಅಥವಾ ಸಹ ಸದಸ್ಯನಾಗಿ ಸೇರಿಕೊಂಡಿರುವನೋ ಆ ವ್ಯಕ್ತಿಯು ಸದಸ್ಯನ ಸ್ಥಾನದಲ್ಲಿ ಮುಂದುವರೆಯುತ್ತಿದ್ದ ಉಳಿದ ಭಾಗದ ಅವಧಿಗೆ ಅಂಥ ಖಾಲಿ ಸ್ಥಾನವನ್ನು ಭರ್ತಿಗೊಳಿಸತಕ್ಕದ್ದು.

(2) ಮಂಡಳಿಯು ಯಾವುದೇ ಪ್ರಾಧಿಕಾರದ ಅಥವಾ ವಿಶ್ವವಿದ್ಯಾಲಯದ ನಿಕಾಯದ ಸದಸ್ಯನಾದ ಯಾವುದೇ ವ್ಯಕ್ತಿಯನ್ನು ಅಂಥ ವ್ಯಕ್ತಿಯು ನೈತಿಕ ಪತನವನ್ನೊಳಗೊಂಡ ಯಾವುದೇ ಅಪರಾಧಕ್ಕಾಗಿ ನಿರ್ಣೀತ ಅಪರಾಧಿಯೆಂದು ಅಥವಾ ಸಂಬಂಧಪಟ್ಟ ಸದಸ್ಯನು ನಿರ್ವಹಿಸುತ್ತಿರುವ ಹುದ್ದೆಯ ಘನತೆಗೆ ಆತನ ನಡತೆಯು ಸರಿಹೊಂದುತ್ತಿಲ್ಲವೆಂಬ ಕಾರಣದ ಮೇಲೆ ಕುಲಾಧಿಪತಿಯವರ ಅನುಮೋದನೆ ಪಡೆದು ಸದಸ್ಯತ್ವದಿಂದ ತೆಗೆದುಹಾಕಬಹುದು. ಅಂಥ ವ್ಯಕ್ತಿಯು ಸಕ್ಷಮ ನ್ಯಾಯಾಲಯದಿಂದ ಹಾಗೆ ಅಪರಾಧಿಯಾಗಿ ನಿರ್ಣೀತನಾಗಿದ್ದರೆ ಕುಲಾಧಿಪತಿಯವರ ಪೂರ್ವಾನುಮೋದನೆಯು ಅವಶ್ಯಕವಾಗುವುದಿಲ್ಲ.

ಪರಂತು, ಯಾವುದೇ ವ್ಯಕ್ತಿಗೆ ತನ್ನ ಅಹವಾಲು ಹೇಳಿಕೊಳ್ಳಲು ಸಮಂಜಸ ಅವಕಾಶವನ್ನು ನೀಡಿದ ಹೊರತು ಅವರ ವಿರುದ್ಧ ಅಂಥ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(3) ಬೇರೊಂದು ನಿಕಾಯದ ಸದಸ್ಯನಾದ ಯಾವನೇ ವ್ಯಕ್ತಿಯು ಆ ಸಂಸ್ಥೆಯು ವಿಶ್ವವಿದ್ಯಾಲಯದ ಒಂದು ನಿಕಾಯವಾಗಿರಲಿ ಇಲ್ಲದಿರಲಿ, ಅದರ ಪ್ರತಿನಿಧಿಯಾಗಿ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ನಿಕಾಯದ ಸದಸ್ಯನಾಗಿರುವ ಸಂದರ್ಭದಲ್ಲಿ, ಆತನು ತನ್ನ ಸದಸ್ಯತ್ವದ ಅವಧಿ ಮುಕ್ತಾಯವಾಗುವುದಕ್ಕಿಂತ ಮುಂಚೆ, ತನ್ನನ್ನು ನೇಮಿಸಿದ ಅಥವಾ ನಾಮನಿರ್ದೇಶನ ಮಾಡಿದ ನಿಕಾಯದ ಸದಸ್ಯನಾಗಿರುವುದು ಮುಕ್ತಾಯವಾಗಿದ್ದರೆ, ವಿಶ್ವವಿದ್ಯಾಲಯದ ಆ ಪ್ರಾಧಿಕಾರ ಅಥವಾ ನಿಕಾಯದ ಸದಸ್ಯತ್ವವೂ ನಿಂತುಹೋಗತಕ್ಕದ್ದು.

(4) ಯಾವುದೇ ವ್ಯಕ್ತಿಯು ತಾನು ಹೊಂದಿರುವ ಹುದ್ದೆಯ ಬಲದಿಂದಾಗಿ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ನಿಕಾಯದ ಸದಸ್ಯನಾಗಿರುವಲ್ಲಿಲ್ಲಾ, ತನ್ನ ಸದಸ್ಯತ್ವದ ಅವಧಿಯು ಮುಕ್ತಾಯವಾಗುವ ಮುನ್ನವೇ ಆತ ಆ ಹುದ್ದೆಯಲ್ಲಿರುವುದು ನಿಂತುಹೋದರೆ, ಆತ/ಆಕೆಯು ಹೊಂದಿರುವ ಅಂಥ ಪ್ರಾಧಿಕಾರದ ಅಥವಾ ನಿಕಾಯದ ಸದಸ್ಯತ್ವವೂ ನಿಂತುಹೋಗತಕ್ಕದ್ದು:

ಪರಂತು, ನಾಲ್ಕು ತಿಂಗಳಿಗೆ ಮೀರದ ಅವಧಿಗೆ ಆತನು ರಜೆಯ ಮೇಲೆ ಹೋಗಿದ್ದರೆ ಅದನ್ನು ಆತನು ಹುದ್ದೆಯಲ್ಲಿರುವುದು ನಿಂತುಹೋಗಿದೆಯೆಂದು ಭಾವಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ನಿಕಾಯದ ಪದನಿಮಿತ್ತ ಸದಸ್ಯನಲ್ಲದ ಇತರ ಯಾವುದೇ ಸದಸ್ಯನು ಕುಲಪತಿಯವರ ವಿಳಾಸಕ್ಕೆ ಒಂದು ಪತ್ರವನ್ನು ಬರೆದು ರಾಜೀನಾಮೆ ನೀಡಬಹುದು ಮತ್ತು ಅಂಥ ರಾಜೀನಾಮೆಯು ಅದನ್ನು ಸ್ವೀಕರಿಸಿದ ದಿನಾಂಕದಿಂದ ಜಾರಿಗೆಬರತಕ್ಕದ್ದು.

23. ಕ್ರಮಗಳ ಸಿಂಧುತ್ವ ಮತ್ತು ಅದಕ್ಕೆ ರಕ್ಷಣೆ.- (1) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ನಿಕಾಯದ ಯಾವುದೇ ಕ್ರಮ ಅಥವಾ ವ್ಯವಹರಣೆಯು ಅದರ ಸದಸ್ಯರುಗಳ ಸ್ಥಾನಗಳಲ್ಲಿ ಯಾವುದೇ ಸ್ಥಾನವು ಖಾಲಿ ಇರುವ ಕಾರಣದಿಂದಾಗಿ ಅಥವಾ ಯಾವೊಬ್ಬ ವ್ಯಕ್ತಿಯು ಮೊದಲು ವ್ಯವಹರಣೆಗಳಲ್ಲಿ ಭಾಗವಹಿಸಿದ್ದು ನಂತರ ಹಾಗೆ ಮಾಡಲು ಹಕ್ಕುಳ್ಳವನಲ್ಲವೆಂದು ಕಂಡುಬಂದ ಕಾರಣದಿಂದಾಗಿ ಅಸಿಂಧುವಾಗತಕ್ಕದ್ದಲ್ಲ.

(2) ಈ ಅಧ್ಯಾದೇಶದಲ್ಲಿ ಅನ್ಯಥಾ ಉಪಬಂಧಿಸಿರುವುದನ್ನುಳಿದು, ವಿಶ್ವವಿದ್ಯಾಲಯದಿಂದ ಅಥವಾ ಅದರ ಪ್ರಾಧಿಕಾರಗಳಿಂದ ಸದ್ಭಾವನೆಯಿಂದ ಕೈಗೊಂಡ ಎಲ್ಲಾ ಕ್ರಮಗಳು ಅಥವಾ ಹೊರಡಿಸಿದ ಎಲ್ಲಾ ಆದೇಶಗಳು ಅಂತಿಮವಾಗಿರತಕ್ಕದ್ದು ಮತ್ತು ಈ ಅಧ್ಯಾದೇಶ ಅಥವಾ ಶಾಸನಗಳು ಅಥವಾ ವಿನಿಯಮಗಳನ್ನು ಅನುಸರಿಸಿ ಮಾಡಿದ ಅಥವಾ ಮಾಡಲಾಗಿದೆ ಎಂದು ತಾತ್ಪರ್ಯವಾಗಿರುವ ಯಾವುದೇ ಕಾರ್ಯದ ಸಂಬಂಧದಲ್ಲಿ ವಿಶ್ವವಿದ್ಯಾಲಯ ಅಥವಾ ಅದರ ಪ್ರಾಧಿಕಾರದ ವಿರುದ್ಧವಾಗಿ ಯಾವುದೇ ದಾವೆಯನ್ನು ಹೂಡತಕ್ಕದ್ದಲ್ಲ ಅಥವಾ ಹಾನಿ ಪರಿಹಾರವನ್ನು ಕ್ಷೈಮು ಮಾಡತಕ್ಕದ್ದಲ್ಲ.

(3) ಈ ಅಧ್ಯಾದೇಶದ ಅಥವಾ ಅದರಡಿಯಲ್ಲಿ ರಚಿಸಿರುವ ಯಾವುದೇ ಶಾಸನಗಳ ಪಾಲನೆಯಲ್ಲಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಬೇಕೆಂದು ಉದ್ದೇಶಿಸಿದ ಯಾವುದೇ ಕಾರ್ಯದ ಸಂಬಂಧದಲ್ಲಿ ವಿಶ್ವವಿದ್ಯಾಲಯ ಯಾವೊಬ್ಬ ಅಧಿಕಾರಿಯ ಅಥವಾ ಇತರ ನೌಕರನ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹರಣೆಯನ್ನು ಹೂಡಲು ಅವಕಾಶವಿರತಕ್ಕದ್ದಲ್ಲ.

ಅಧ್ಯಾಯ - IV

ವಿಶ್ವವಿದ್ಯಾಲಯದ ಅಧಿಕಾರಿಗಳು

24. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರುಗಳು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು;
- (ii) ಸಹ ಕುಲಾಧಿಪತಿಯವರು;
- (iii) ಕುಲಪತಿಯವರು;
- (iv) ನಿರ್ದೇಶಕರುಗಳು;
- (v) ಡೀನ್‌ಗಳು;
- (vi) ಕುಲಸಚಿವರು;
- (vii) ವಿಶ್ವವಿದ್ಯಾಲಯ ಗ್ರಂಥಪಾಲಕರು;
- (viii) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್;
- (ix) ಶಾಸನಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸ ಬಹುದಾದಂತಹ ವಿಶ್ವವಿದ್ಯಾಲಯದ ಸೇವೆಯಲ್ಲಿರುವ ಇತರ ಅಧಿಕಾರಿಗಳು; ಮತ್ತು
- (x) ಲೆಕ್ಕ ನಿಯಂತ್ರಕರು;

25. ಕುಲಾಧಿಪತಿ.- (1) ಕರ್ನಾಟಕ ರಾಜ್ಯದ ರಾಜ್ಯಪಾಲರು ತಮ್ಮ ಹುದ್ದೆಯ ಬಲದಿಂದಾಗಿ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರತಕ್ಕದ್ದು.

(2) ಕುಲಾಧಿಪತಿಯವರು ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರತಕ್ಕದ್ದು ಮತ್ತು ಅವರು ಹಾಜರಿದ್ದಾಗ ವಿಶ್ವವಿದ್ಯಾಲಯದ ಘಟಿಕೋತ್ಸವಗಳ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಗೌರವ ಪದವಿಯನ್ನು ನೀಡುವ ಪ್ರತಿಯೊಂದು ಪ್ರಸ್ತಾವಕ್ಕೂ ವ್ಯವಸ್ಥಾಪನಾ ಮಂಡಳಿಯ ಅನುಮೋದನೆ ನೀಡಿ ಕುಲಾಧಿಪತಿಯವರು ಸ್ಥಿರೀಕರಿಸಿರತಕ್ಕದ್ದು.

(4) ಈ ಅಧ್ಯಾದೇಶ ಮತ್ತು ಶಾಸನಗಳಿಗೆ ಅನುಸಾರವಾಗಿರದ ವಿಶ್ವವಿದ್ಯಾಲಯದ ಯಾವುದೇ ಅಧಿಕಾರಿ ಅಥವಾ ಪ್ರಾಧಿಕಾರದ ಯಾವುದೇ ಆದೇಶ ಅಥವಾ ವ್ಯವಹರಣೆಗಳನ್ನು ಕುಲಾಧಿಪತಿಯವರು ಲಿಖಿತ ಆದೇಶದ ಮೂಲಕ ಶೂನ್ಯಗೊಳಿಸಬಹುದು :

ಪರಂತು ಅಂತಹ ಆದೇಶವನ್ನು ಹೊರಡಿಸುವ ಮೊದಲು ಅವರು ಅಂತಹ ಆದೇಶವನ್ನು ಏಕೆ ಹೊರಡಿಸಬಾರದು ಎಂದು ಕಾರಣ ಕೇಳುವ ನೋಟೀಸನ್ನು ಸಂಬಂಧಪಟ್ಟ ಅಧಿಕಾರಿ ಅಥವಾ ಪ್ರಾಧಿಕಾರಕ್ಕೆ ನೀಡತಕ್ಕದ್ದು ಮತ್ತು ಅಂತಹ ಆದೇಶದಲ್ಲಿ ಈ ಸಂಬಂಧದಲ್ಲಿ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಯಾವುದೇ ಕಾರಣವನ್ನು ನೀಡಿದಲ್ಲಿ ಅದನ್ನು ಅವರು ಪರಿಗಣಿಸತಕ್ಕದ್ದು.

(5) ಕುಲಾಧಿಪತಿಯವರು ಈ ಅಧ್ಯಾದೇಶದ ಅಥವಾ ಶಾಸನಗಳ ಮೂಲಕ ತಮಗೆ ಪ್ರದತ್ತವಾದಂತಹ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂತಹ ಇತರ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

26. ಸಹ ಕುಲಾಧಿಪತಿಯವರು.- (1) ಕರ್ನಾಟಕ ರಾಜ್ಯದ ಕೃಷಿ ಸಚಿವರು ತಮ್ಮ ಹುದ್ದೆಯ ಬಲದಿಂದಾಗಿ ಸಹ ಕುಲಾಧಿಪತಿಗಳಾಗಿರತಕ್ಕದ್ದು.

(2) ಸಹ ಕುಲಾಧಿಪತಿಯವರು ಈ ಅಧ್ಯಾದೇಶದ ಮೂಲಕ ಅದರಡಿಯಲ್ಲಿ ಅಥವಾ ಶಾಸನಗಳ ಅಡಿಯಲ್ಲಿ ತಮಗೆ ಪ್ರದತ್ತವಾಗಬಹುದಾದಂತಹ ಕುಲಾಧಿಪತಿಯವರ ಅಧಿಕಾರಗಳು ಮತ್ತು ಪ್ರಕಾರ್ಯಗಳನ್ನು ಚಲಾಯಿಸತಕ್ಕದ್ದು. ಕುಲಾಧಿಪತಿಯವರು ಸಹಕುಲಾಧಿಪತಿಯವರಿಗೆ ಲಿಖಿತ ಆದೇಶದ ಮೂಲಕ ಪ್ರತ್ಯಾಯೋಜಿಸಬಹುದಾದಂತಹ ಕುಲಾಧಿಪತಿಯವರ ಅಧಿಕಾರಗಳನ್ನು ಸಹ ಅವರು ಚಲಾಯಿಸತಕ್ಕದ್ದು ಮತ್ತು ಅಂತಹ ಇತರ ಕರ್ತವ್ಯಗಳನ್ನು ಸಹ

ನಿರ್ವಹಿಸತಕ್ಕದ್ದು ಹಾಗೂ ಅಂತಹ ಪ್ರತ್ಯಾಯೋಜನೆಯು ಆದೇಶದಲ್ಲಿ ನಿರ್ದಿಷ್ಟಪಡಿಸಿದಂತಹ ನಿರ್ಬಂಧಗಳಿಗೆ ಒಳಪಟ್ಟಿರತಕ್ಕದ್ದು.

(3) ಅವರು ಕುಲಾಧಿಪತಿಯವರ ಅನುಪಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

27. ಕುಲಪತಿಯವರು.— (1) ಕುಲಪತಿಯವರು ವಿಶ್ವವಿದ್ಯಾಲಯದ ಪೂರ್ಣಕಾಲಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ಅವರು ಈ ಮುಂದಿನ ವ್ಯಕ್ತಿಗಳನ್ನು ಒಳಗೊಂಡ, ಎಂದರೆ:—

(i) ಮಹಾ ನಿರ್ದೇಶಕರು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು;

(ii) ಅಧ್ಯಕ್ಷರು, ವಿಶ್ವವಿದ್ಯಾಲಯ ಅನುದಾನ ಆಯೋಗ ಅಥವಾ ಅವರ ನಾಮನಿರ್ದೇಶಿತರು;

(iii) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು;

(iv) ರಾಜ್ಯ ಸರ್ಕಾರದ ಒಬ್ಬ ನಾಮನಿರ್ದೇಶಿತರು;

— ಶೋಧನಾ ಸಮಿತಿಯು ತಯಾರಿಸಿದ ಕೃಷಿ ವಿಜ್ಞಾನಗಳ ಖ್ಯಾತ ವಿದ್ವಾಂಸರ ಅಥವಾ ವಿಜ್ಞಾನಿಗಳ ಪಟ್ಟಿಯಿಂದ ಕುಲಾಧಿಪತಿಯವರು ನೇಮಕಮಾಡಿದವರಾಗಿರತಕ್ಕದ್ದು:

ಪರಂತು ಕುಲಾಧಿಪತಿಯವರು ಅಂತಹ ಸಮಿತಿಯ ಸದಸ್ಯರ ಪೈಕಿಯಿಂದ ಒಬ್ಬರನ್ನು ಅಧ್ಯಕ್ಷರಾಗಿ ಕೆಲಸ ನಿರ್ವಹಿಸಲು ನಾಮನಿರ್ದೇಶಿಸತಕ್ಕದ್ದು. ಕೃಷಿ ಇಲಾಖೆಯ ಪ್ರಭಾರದಲ್ಲಿರುವ ಸರ್ಕಾರದ ಕಾರ್ಯದರ್ಶಿಗಳು ಅಥವಾ ಸರ್ಕಾರದ ಉಪ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಅವರ ನಾಮನಿರ್ದೇಶಿತರು ಶೋಧನಾ ಸಮಿತಿಯ ಸಂಚಾಲಕರಾಗಿರತಕ್ಕದ್ದು.

(2) ಸಮಿತಿಯು, ನಿರ್ದಿಷ್ಟಪಡಿಸಬಹುದಾದ ಅವಧಿಯೊಳಗೆ ಕುಲಾಧಿಪತಿಯವರಿಗೆ ಒಂದು ಪಟ್ಟಿಯನ್ನು ಸಲ್ಲಿಸತಕ್ಕದ್ದು. ಕುಲಾಧಿಪತಿಯವರು ಅರ್ಹತೆ, ಸಮದರ್ಶಿತ್ವ ಮತ್ತು ಸಾಮಾಜಿಕ ನ್ಯಾಯ ಇವುಗಳನ್ನು ಗಮನದಲ್ಲಿಟ್ಟುಕೊಂಡು ಪಟ್ಟಿಯಿಂದ ಒಬ್ಬ ವ್ಯಕ್ತಿಯನ್ನು ಕುಲಪತಿಯಾಗಿ ನೇಮಕ ಮಾಡತಕ್ಕದ್ದು. ಸಮಿತಿಯು ಶಿಫಾರಸ್ಸು ಮಾಡಿದ ಯಾವ ಹೆಸರುಗಳನ್ನು ಕುಲಾಧಿಪತಿಯವರು ಅನುಮೋದಿಸದಿದ್ದಲ್ಲಿ, ಅವರು ಸರ್ಕಾರದಿಂದ ಸಹಮತಿಯನ್ನು ಪಡೆದು ಅವಶ್ಯವಿದ್ದಲ್ಲಿ ಎರಡನೇ ಪಟ್ಟಿಯನ್ನು ಕೋರಬಹುದು. ಹಾಗೆ ನಿರ್ದಿಷ್ಟ ಪಡಿಸಿದ ಅವಧಿಯೊಳಗೆ ಸಮಿತಿಯು ಪಟ್ಟಿಯನ್ನು ಸಲ್ಲಿಸಲು ವಿಫಲವಾದಲ್ಲಿ ಕುಲಾಧಿಪತಿಯವರು, ಕುಲಪತಿಯಾಗುವುದಕ್ಕೆ ಯೋಗ್ಯರೆಂದು ತಾವು ಭಾವಿಸುವ ಯಾವೊಬ್ಬ ವ್ಯಕ್ತಿಯನ್ನು ಕುಲಪತಿಯಾಗಿ ನೇಮಕ ಮಾಡಬಹುದು.

(3) ಕುಲಪತಿಯವರು ನಾಲ್ಕು ವರ್ಷಗಳವರೆಗೆ ಅಥವಾ ಅವರಿಗೆ 65 ವರ್ಷಗಳಾಗುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಆ ಅವಧಿಯವರೆಗೆ ಪದಧಾರಣೆಯನ್ನು ಮಾಡಿರತಕ್ಕದ್ದು. ಅವರು ಪುನರ್ ನೇಮಕಾತಿಗೆ ಅರ್ಹರಾಗಿರತಕ್ಕದ್ದಲ್ಲ.

(4) ಕುಲಪತಿಯವರ ಉಪಲಬ್ಧಿಗಳು ಮತ್ತು ಇತರ ಸೇವಾ ಷರತ್ತುಗಳು ಕುಲಾಧಿಪತಿಯವರು ನಿರ್ಧರಿಸಬಹುದಾದಂತೆ ಇರತಕ್ಕದ್ದು ಮತ್ತು ಅವುಗಳನ್ನು ಅವರು ಕುಲಪತಿಯಾಗಿ ನೇಮಕವಾದ ತರುವಾಯ ಅವರಿಗೆ ಅನಾನುಕೂಲವಾಗುವಂತೆ ಬದಲಾಯಿಸತಕ್ಕದ್ದಲ್ಲ.

(5) ಕುಲಪತಿಯವರು ಕುಲಾಧಿಪತಿಯವರಿಗೆ ತನ್ನ ಕೈ ಬರಹದಲ್ಲಿ ರಾಜೀನಾಮೆ ಪತ್ರವನ್ನು ಬರೆದು ತಾನು ಬಿಡುಗಡೆಗೊಳ್ಳಲು ಇಚ್ಛಿಸುವ ದಿನಾಂಕದಿಂದ ಅರವತ್ತು ದಿನಗಳಿಗೆ ಮೊದಲು ಅದನ್ನು ಕುಲಾಧಿಪತಿಯವರಿಗೆ ಕಳುಹಿಸುವ ಮೂಲಕ ತನ್ನ ಸ್ಥಾನವನ್ನು ತ್ಯಜಿಸಬಹುದು ಆದರೆ ಕುಲಾಧಿಪತಿಯವರು ಅವರನ್ನು ಅದಕ್ಕೂ ಮೊದಲೇ ಬಿಡುಗಡೆಗೊಳಿಸಬಹುದು.

(6) ಕುಲಪತಿಯವರ ಹುದ್ದೆಯು ತಾತ್ಕಾಲಿಕವಾಗಿ ಖಾಲಿಯಾದರೆ ಅಥವಾ ಅವರ ರಜೆಯ ಕಾರಣದಿಂದಾಗಿ ಗೈರುಹಾಜರಾದಲ್ಲಿ ಅಥವಾ ಇನ್ನಾವುದೇ ಕಾರಣಗಳಿಗಾಗಿ ಖಾಲಿಯಾದರೆ ಶಿಕ್ಷಣ ನಿರ್ದೇಶಕರು ಮತ್ತು ಶಿಕ್ಷಣ ನಿರ್ದೇಶಕರ ಗೈರು ಹಾಜರಿಯಲ್ಲಿ, ಕುಲಸಚಿವರು ಅಥವಾ ಕೇಂದ್ರ ಕಾರ್ಯಸ್ಥಾನದಲ್ಲಿರುವ ವಿಶ್ವವಿದ್ಯಾಲಯದ ಅತ್ಯಂತ ಹಿರಿಯ ನಿರ್ದೇಶಕರು, ಕುಲಾಧಿಪತಿಯವರ ಅನುಮೋದನೆ ಪಡೆದು ಕುಲಪತಿಯವರ ಕರ್ತವ್ಯಗಳನ್ನು ನಿರ್ವಹಿಸಬಹುದು. ಆದರೆ ಅವರ ಪದಾವಧಿಯು ಆರು ತಿಂಗಳುಗಳನ್ನು ಮೀರತಕ್ಕದ್ದಲ್ಲ.

(7) ಕುಲಪತಿಯವರನ್ನು, ಅವರ ದುರ್ನಡತೆಯ ಕಾರಣದ ಮೇಲೆ ಅಥವಾ ಅಸಮರ್ಥತೆಯ ಕಾರಣದ ಮೇಲೆ ಅಥವಾ ಕುಲಪತಿಯವರು ತಮ್ಮ ಪದದಲ್ಲಿ ಮುಂದುವರಿಯುವುದರಿಂದ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ದಕ್ಕಿ ಉಂಟಾಗುತ್ತದೆಂದು ಕುಲಾಧಿಪತಿಯವರು ಮನಗಂಡರೆ ಆಗ ಕುಲಾಧಿಪತಿಯವರು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯವರನ್ನು ಅಥವಾ ನ್ಯಾಯಮೂರ್ತಿ ಆಗಿದ್ದವರನ್ನು ನಾಮನಿರ್ದೇಶನ ಮಾಡಿ ಅವರಿಂದ ಯುಕ್ತ ವಿಚಾರಣೆಯನ್ನು ನಡೆಸಿದ ತರುವಾಯ ಮತ್ತು ಆ ವಿಚಾರಣೆಯಲ್ಲಿ ಕುಲಪತಿಯವರಿಗೆ ಮನವಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿ, ಕುಲಾಧಿಪತಿಯವರು ಹೊರಡಿಸಿದ ಆದೇಶದ ಮೂಲಕವಾಗಿ ಹೊರತು ಅನ್ಯಥಾ ಕುಲಪತಿಯವರನ್ನು ಅವರ ಸ್ಥಾನದಿಂದ ತೆಗೆಯತಕ್ಕದ್ದಲ್ಲ.

(8) (1)ನೇ ಉಪ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ಇದರ ಮೊದಲ ಕುಲಪತಿಯವರನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಕುಲಾಧಿಪತಿಯವರು ನೇಮಕ ಮಾಡತಕ್ಕದ್ದು.

28. ವಿಶೇಷಾಧಿಕಾರಿ.- (1) ಸರ್ಕಾರವು ಒಬ್ಬ ಅಧಿಕಾರಿಯನ್ನು ವಿಶೇಷಾಧಿಕಾರಿಯಾಗಿ ನೇಮಕ ಮಾಡತಕ್ಕದ್ದು.

(2) (1)ನೇ ಉಪ ಪ್ರಕರಣದ ಅಡಿಯಲ್ಲಿ ನೇಮಕಗೊಂಡ ವಿಶೇಷಾಧಿಕಾರಿಯು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ಥಾಪನೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳತಕ್ಕದ್ದು ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ವಿಶ್ವವಿದ್ಯಾಲಯದ ಕುಲಪತಿಗಳ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು.

(3) ವಿಶೇಷಾಧಿಕಾರಿಯು ಮೊದಲನೇ ಕುಲಪತಿಯವರು ನೇಮಕವಾಗುವವರೆಗೆ ಪದಧಾರಣೆಯನ್ನು ಮಾಡಿರುತ್ತಾರೆ.

29. ಕುಲಪತಿಯವರ ಅಧಿಕಾರಗಳು ಮತ್ತು ಕರ್ತವ್ಯಗಳು.- (1) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಶೈಕ್ಷಣಿಕ ಅಧಿಕಾರಿ ಮತ್ತು ಮಂಡಳಿಯ, ವಿದ್ಯಾವಿಷಯಕ ಪರಿಷತ್ತಿನ ಮತ್ತು ಇತರ ಪ್ರಾಧಿಕಾರಗಳ ಪದನಿಮಿತ್ತ ಅಧ್ಯಕ್ಷರಾಗಿರತಕ್ಕದ್ದು ಹಾಗೂ ಕುಲಾಧಿಪತಿಯವರ ಮತ್ತು ಸಹಕುಲಾಧಿಪತಿಯವರ ಅನುಪಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಹಾಗೂ ಪದವಿಗಳನ್ನು ಪಡೆಯಲು ಅರ್ಹರಾದವರಿಗೆ ಪದವಿಗಳನ್ನು ಪ್ರದಾನ ಮಾಡತಕ್ಕದ್ದು.

(2) ಕುಲಪತಿಯವರು ವಿಶ್ವವಿದ್ಯಾಲಯದ ವ್ಯವಹಾರಗಳ ಮೇಲೆ ಸಾಮಾನ್ಯ ನಿಯಂತ್ರಣವನ್ನು ಹೊಂದಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಶಿಸ್ತನ್ನು ಕಾಪಾಡುವುದಕ್ಕೆ ಜವಾಬ್ದಾರಾಗಿರತಕ್ಕದ್ದು.

(3) ಕುಲಪತಿಯವರು ಮಂಡಳಿಯ, ವಿದ್ಯಾವಿಷಯಕ ಪರಿಷತ್ತಿನ, ಸಂಶೋಧನಾ ಪರಿಷತ್ತಿನ ವಿಸ್ತರಣಾ ಶಿಕ್ಷಣ ಪರಿಷತ್ತಿನ ಸಭೆಗಳನ್ನು ಏರ್ಪಡಿಸತಕ್ಕದ್ದು.

(4) ಕುಲಪತಿಯವರು ಈ ಅಧ್ಯಾದೇಶದ, ಶಾಸನಗಳ ಮತ್ತು ವಿನಿಯಮಗಳ ಉಪಬಂಧಗಳು ಸರಿಯಾಗಿ ಪಾಲನೆಯಾಗುವಂತೆ ನೋಡಿಕೊಳ್ಳತಕ್ಕದ್ದು.

(5) ಕುಲಪತಿಯವರು ವಾರ್ಷಿಕ ಹಣಕಾಸು ಅಂದಾಜುಗಳನ್ನು ಮತ್ತು ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಳಿಗೆ ಮಂಡಿಸುವುದಕ್ಕೆ ಹೊಣೆಗಾರರಾಗಿರತಕ್ಕದ್ದು.

(6) ಕುಲಪತಿಯವರು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಕ್ಷಣ ಕ್ರಮಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಲ್ಲಿ ಅವರು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳಬಹುದು. ಅಂತಹ ಸಂದರ್ಭದಲ್ಲಿ ಅವರು ತದನಂತರ ತಾನು ಕೈಗೊಂಡ ಕ್ರಮಗಳ ಬಗ್ಗೆ, ಆದಷ್ಟು ಬೇಗನೆ ಒಂದು ವರದಿಯನ್ನು ಸಾಮಾನ್ಯವಾಗಿ ಅಂತಹ ವಿಷಯಗಳನ್ನು ನಿರ್ವಹಿಸುವ ಪ್ರಾಧಿಕಾರಕ್ಕೆ ಅಥವಾ ನಿಕಾಯಕ್ಕೆ ಸಲ್ಲಿಸತಕ್ಕದ್ದು. ಕುಲಪತಿಯವರ ಕ್ರಮವನ್ನು ಆ ಪ್ರಾಧಿಕಾರ ಅಥವಾ ನಿಕಾಯವು ಒಪ್ಪಿಕೊಳ್ಳದಿದ್ದಲ್ಲಿ ಅಂತಹ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅದರ ಬಗ್ಗೆ ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

(7) ಕುಲಪತಿಯವರು ಕೈಗೊಂಡ ಕ್ರಮದಿಂದಾಗಿ ವಿಶ್ವವಿದ್ಯಾಲಯದ ಸೇವೆಯಲ್ಲಿರುವ ಯಾವುದೇ ವ್ಯಕ್ತಿಗೆ ತೊಂದರೆ ಉಂಟಾದಲ್ಲಿ, ಅಂತಹ ವ್ಯಕ್ತಿಯು ಕೈಗೊಂಡ ಕ್ರಮದ ಬಗ್ಗೆ ನೋಟೀಸನ್ನು ಸ್ವೀಕರಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಮಂಡಳಿಗೆ ಅಪೀಲನ್ನು ಸಲ್ಲಿಸಬಹುದು.

(8) ಮಂಡಳಿಯ ಮೇಲ್ಮನವಿ ಆದೇಶದಿಂದ ಬಂಧಿತನಾದ ಯಾವೊಬ್ಬ ವ್ಯಕ್ತಿಯು ಅಂತಹ ಆದೇಶವನ್ನು ಸ್ವೀಕರಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಕುಲಾಧಿಪತಿಯವರಿಗೆ ಎರಡನೇ ಅಪೀಲನ್ನು ಸಲ್ಲಿಸಬಹುದು ಮತ್ತು ಅಂತಹ ಅಪೀಲಿನ ಮೇಲೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

(9) ಕುಲಪತಿಯವರು, (8)ನೇ ಉಪಪ್ರಕರಣದಲ್ಲಿಯೇ ತೀರ್ಮಾನವನ್ನು ಹೊರತುಪಡಿಸಿ ಮಂಡಳಿಯ ತೀರ್ಮಾನವು ಅಧಿನಿಯಮಗಳ ಮತ್ತು ಶಾಸನಗಳ ಉಪಬಂಧಗಳಿಗೆ ಸರ್ಕಾರದ ವಿನಿಯಮಗಳಿಗೆ ಅನುಗುಣವಾಗಿಲ್ಲವೆಂದು, ಹಾಗೂ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪೂರಕವಾಗಿ ಇಲ್ಲವೆಂದು ಅಭಿಪ್ರಾಯಪಟ್ಟಲ್ಲಿ ಆತನು ಹದಿನೈದು ದಿನಗಳೊಳಗಾಗಿ ಅದನ್ನು ಕುಲಾಧಿಪತಿಯವರಿಗೆ ಅವರ ತೀರ್ಮಾನವನ್ನು ಕೋರಿ ಕಳುಹಿಸಿಕೊಡತಕ್ಕದ್ದು. ಅದರ ಮೇಲೆ ಕುಲಾಧಿಪತಿಯವರು ಕೈಗೊಂಡ ತೀರ್ಮಾನವು ಅಂತಿಮವಾಗಿರತಕ್ಕದ್ದು. ಕುಲಾಧಿಪತಿಯವರು ಹಾಗೆ ಕಳುಹಿಸಿಕೊಟ್ಟ ವಿಷಯವನ್ನು ವಿಲೇವಾರಿಮಾಡುವವರೆಗೆ ಮಂಡಳಿಯ ತೀರ್ಮಾನವನ್ನು ಜಾರಿಗೊಳಿಸತಕ್ಕದ್ದಲ್ಲ.

(10) ಮೇಲಿನ ಉಪ ಪ್ರಕರಣದ ಉಪಬಂಧಗಳಿಗೆ ಒಳಪಟ್ಟು ಕುಲಪತಿಯವರು ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ಇತರ ನೌಕರರ ನೇಮಕಾತಿಗಳು, ಮುಂಬಡ್ತಿಗಳು ಮತ್ತು ವಜಾ ವಿಷಯಗಳಿಗೆ ಸಂಬಂಧಿಸಿದ ಮಂಡಳಿಯ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು.

(11) ಕುಲಪತಿಯವರು ವಿಶ್ವವಿದ್ಯಾಲಯದ ವ್ಯವಹರಣೆಗಳ ಸೂಕ್ತ ಆಡಳಿತಕ್ಕೆ ಮತ್ತು ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಶಿಕ್ಷಣ ಇವುಗಳ ನಿಕಟ ಸಹವರ್ತನೆ ಮತ್ತು ಒಗ್ಗೂಡುವಿಕೆಗೆ ಜವಾಬ್ದಾರನಾಗಿರತಕ್ಕದ್ದು.

(12) ಕುಲಪತಿಯವರು ಈ ಅಧ್ಯಾದೇಶ ಮತ್ತು ಶಾಸನಗಳ ಉಪಬಂಧಗಳ ಅಡಿಯಲ್ಲಿ ತಮಗೆ ಪ್ರದಾನ ಮಾಡಿದ ಅಥವಾ ವಹಿಸಿದಂತಹ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂತಹ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

30. ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ಸೇವೆಯ ನಿಬಂಧನೆಗಳು ಮತ್ತು ಷರತ್ತುಗಳು.- 24ನೇ ಪ್ರಕರಣದ (೨೩) ರಿಂದ (ix)ನೇ ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ನಿಯಮಿಸಬಹುದಾದಂತಹ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಮಂಡಳಿಯ ಅನುಮೋದನೆಯೊಂದಿಗೆ ಕುಲಪತಿಯವರು ನೇಮಿಸತಕ್ಕದ್ದು:

ಪರಂತು, ಕುಲಪತಿಯವರು ಅಂಥ ಅಧಿಕಾರಿಗಳ ನೇಮಕಾತಿಗಳನ್ನು ವಿಶ್ವವಿದ್ಯಾಲಯದ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮಾಹಿತಿ ಒದಗಿಸಿ ಆರು ತಿಂಗಳ ಅವಧಿಗೆ ತಾತ್ಕಾಲಿಕ ಕ್ರಮವಾಗಿ ಮಾಡಬಹುದು.

31. ನಿರ್ದೇಶಕರುಗಳು, ಡೀನ್‌ಗಳು, ಕುಲಸಚಿವರು, ಲೆಕ್ಕ ನಿಯಂತ್ರಕರು ಇತ್ಯಾದಿ.-

(1) ಶಿಕ್ಷಣ ನಿರ್ದೇಶಕರು

(ಎ) ವಿಶ್ವವಿದ್ಯಾಲಯದ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ಸಮನ್ವಯಗೊಳಿಸಲು ಜವಾಬ್ದಾರಾಗಿರತಕ್ಕದ್ದು. ವಿಶ್ವವಿದ್ಯಾಲಯದಲ್ಲಿನ ಕಾರ್ಯನೀತಿ ವಿಷಯಗಳ ಮತ್ತು ನಿವಾಸಿ ಬೋಧನೆ ಬಗೆಗಿನ ಪದ್ಧತಿಗೆ ಮತ್ತು ಶೈಕ್ಷಣಿಕ ತಂತ್ರಜ್ಞಾನ ಮತ್ತು ಅಧ್ಯಾಪಕರ ತರಬೇತಿ ಕಾರ್ಯಕ್ರಮಗಳ ಬಗ್ಗೆ ಕಾರ್ಯನಿರ್ವಹಿಸುತ್ತಾರೆ. ಅವರು ಪರೀಕ್ಷೆಯ ಮೇಲ್ವಿಚಾರಣೆಯನ್ನು ಮಾಡತಕ್ಕದ್ದು;

(ಬಿ) ವಿದ್ಯಾವಿಷಯಕ ಪರಿಷತ್ತು, ಪದವಿ ಕಾರ್ಯಕ್ರಮಗಳ ಅಧ್ಯಯನಗಳ ಮಂಡಳಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳ ಅಧ್ಯಯನ ಮಂಡಳಿಗಳ ಶಾಶ್ವತವಾದ ದಾಖಲೆಗಳನ್ನು ನಿರ್ವಹಿಸಲು ಮತ್ತು ವಿದ್ಯಾರ್ಥಿಗಳ ಶಿಸ್ತನ್ನು ಕಾಪಾಡಿಕೊಂಡು ಬರಲು ಜವಾಬ್ದಾರಾಗಿರತಕ್ಕದ್ದು;

(ಸಿ) ವಿದ್ಯಾವಿಷಯಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿಯಾಗಿ ಮತ್ತು ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳ ಅಧ್ಯಯನ ಮಂಡಳಿಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು;

(ಡಿ) ವಿಶ್ವವಿದ್ಯಾಲಯದಲ್ಲಿ ಎಲ್ಲಾ ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳ ಸಮನ್ವಯ ನಡೆಸತಕ್ಕದ್ದು ಮತ್ತು ಪುನರಾವಲೋಕಿಸತಕ್ಕದ್ದು;

(ಇ) ಮಾಹಿತಿ ಕೇಂದ್ರ ಮತ್ತು ವಿಶ್ವವಿದ್ಯಾಲಯದ ಪ್ರಕಟಣೆ ವಿಭಾಗದ ಚಟುವಟಿಕೆಗಳ ಮೇಲ್ವಿಚಾರಣೆ ಮಾಡತಕ್ಕದ್ದು.

(2) ಸಂಶೋಧನಾ ನಿರ್ದೇಶಕರು: 33ನೇ ಪ್ರಕರಣದಲ್ಲಿ ಹೇಳಿದಂತೆ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕಾರ್ಯಕ್ರಮಗಳ ನಿರ್ದೇಶನ ಮತ್ತು ಸಮನ್ವಯ ಮತ್ತು ಸಂಶೋಧನೆ ಕೇಂದ್ರಗಳ ದಕ್ಷ ಕೆಲಸಗಳಿಗೆ ಜವಾಬ್ದಾರನಾಗಿರತಕ್ಕದ್ದು.

(3) ವಿಸ್ತರಣಾ ನಿರ್ದೇಶಕರು: 34ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ಕೃಷಿ ವಿಸ್ತರಣಾ ಶಿಕ್ಷಣದ ಕಾರ್ಯನಿರ್ವಹಣೆಗೆ ಜವಾಬ್ದಾರಾಗಿರತಕ್ಕದ್ದು.

(4) ಡೀನ್: ಕಾಲೇಜಿನ ಮುಖ್ಯಸ್ಥನಾಗಿರತಕ್ಕದ್ದು ಮತ್ತು ಕಾಲೇಜಿನಲ್ಲಿ ಕಲಿಸುವ, ಸಂಶೋಧನೆಯ ಮತ್ತು ವಿಸ್ತರಣಾ ಚಟುವಟಿಕೆಗಳ ಆಡಳಿತಕ್ಕೆ ಮತ್ತು ಅನುಷ್ಠಾನಕ್ಕೆ ಜವಾಬ್ದಾರನಾಗಿರತಕ್ಕದ್ದು.

(5) ಸ್ನಾತಕೋತ್ತರ ಅಧ್ಯಯನಗಳ ಡೀನ್: ಸ್ನಾತಕೋತ್ತರ ಅಧ್ಯಯನಗಳು ಮತ್ತು ಡಿಪ್ಲೊಮಾಗಳನ್ನೊಳಗೊಂಡಂತೆ ಇತರ ಶೈಕ್ಷಣಿಕ ಕಾರ್ಯಕ್ರಮಗಳ ಆಡಳಿತ ಮತ್ತು ಅನುಷ್ಠಾನಕ್ಕೆ ಜವಾಬ್ದಾರನಾಗಿರತಕ್ಕದ್ದು.

(6) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್:

(ಎ) ವಿದ್ಯಾರ್ಥಿಗಳ ಸಲಹೆ ನೀಡಿಕೆ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಯೋಜಿಸುವುದು ಮತ್ತು ನಿರ್ದೇಶನ ಮಾಡುವುದು ಮತ್ತು ವಿಶ್ವವಿದ್ಯಾಲಯದ ಪದವೀಧರರಿಗೆ ಉದ್ಯೋಗ ದೊರಕಿಸಿಕೊಡಲು ಸಹಾಯ ಮಾಡುವುದಕ್ಕಾಗಿ ಭಾವೀ ಉದ್ಯೋಗದಾತರು ಮತ್ತು ಉದ್ಯೋಗ ಏಜೆನ್ಸಿಗಳ ಸಹಕಾರವನ್ನು ಪಡೆದುಕೊಳ್ಳುವುದು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಪ್ರೋತ್ಸಾಹಿಸತಕ್ಕದ್ದು;

(ಬಿ) ಕ್ರೀಡೆಗಳು, ಸಾಂಸ್ಕೃತಿಕ ಮತ್ತು ಇತರ ಮನರಂಜನಾ ಚಟುವಟಿಕೆಗಳು, ರಾಷ್ಟ್ರೀಯ ಯುವಸೇನಾದಳ (ಎನ್.ಸಿ.ಸಿ.), ಎನ್‌ಎಸ್‌ಎಸ್, ಮಾತುಗಾರಿಕೆ ಕೌಶಲ್ಯ ಸುಧಾರಣೆ ಮುಂತಾದ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳು ಹಾಗೂ ಅದೇ ತರಹದ ಇತರ ಚಟುವಟಿಕೆಗಳನ್ನು ವಿಶ್ವವಿದ್ಯಾಲಯ ಮಟ್ಟದಲ್ಲಿ ಯೋಜಿಸುವುದು ಮತ್ತು ಏರ್ಪಡಿಸುವುದು.

(ಸಿ) ವಿದ್ಯಾರ್ಥಿ ನಿಲಯ, ಕೆಫೆರಿಯಾ ಹಾಗೂ ಮೇಲ್ವಿಚಾರಣೆ ಮತ್ತು ನಿರ್ವಹಣೆಯಲ್ಲಿ ಕ್ರೀಡೆಗಳನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಲ್ಲಿ ಡೀನ್‌ಗಳಿಗೆ ಸಹಾಯ ಮಾಡತಕ್ಕದ್ದು;

(ಡಿ) ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳು ಮತ್ತು ಇತರ ಕ್ಷೇಮಾಭಿವೃದ್ಧಿ ಕ್ರಮಗಳ ಮೇಲ್ವಿಚಾರಣೆ ಮಾಡತಕ್ಕದ್ದು ಮತ್ತು ನಿಯಂತ್ರಿಸತಕ್ಕದ್ದು.

(7) ರಿಜಿಸ್ಟ್ರಾರ್:

(ಎ) ಇವರು ವಿಶ್ವವಿದ್ಯಾಲಯದ ಪ್ರೊಫೆಸರ್ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಕೃಷಿ ವಿಜ್ಞಾನಗಳ ಕ್ಷೇತ್ರದಲ್ಲಿ ಒಬ್ಬ ವಿದ್ವಾಂಸರಾಗಿರತಕ್ಕದ್ದು ಅಥವಾ ಸರ್ಕಾರದ ಉಪ ಕಾರ್ಯದರ್ಶಿಯ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ರಾಜ್ಯ ಸರ್ಕಾರದ ಒಬ್ಬ ಅಧಿಕಾರಿಯಾಗಿರತಕ್ಕದ್ದು;

(ಬಿ) ಮಂಡಳಿಯ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು ಮತ್ತು ಎಲ್ಲಾ ಪರಿಷತ್ತುಗಳ ವ್ಯವಸ್ಥಾಪನ ಖಾಯಂ ಸದಸ್ಯರಾಗಿರತಕ್ಕದ್ದು.

(ಸಿ) ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರಿನ ಕ್ರಮಬದ್ಧ ಅಭಿರಕ್ಷೆಗೆ ಜವಾಬ್ದಾರಾಗಿರತಕ್ಕದ್ದು;

(ಡಿ) ವಿಶ್ವವಿದ್ಯಾಲಯಕ್ಕೆ ಪ್ರವೇಶದ ಅರ್ಜಿಗಳನ್ನು ಸ್ವೀಕರಿಸತಕ್ಕದ್ದು ಮತ್ತು ಎಲ್ಲಾ ವ್ಯಾಸಂಗ ಕ್ರಮಗಳು, ಪಠ್ಯ ವಿಷಯಗಳು ಮತ್ತು ಅವಶ್ಯವಾಗಬಹುದಾದ ಇತರ ಮಾಹಿತಿಯ ಶಾಶ್ವತ ದಾಖಲೆಯನ್ನು ಇಟ್ಟುಕೊಂಡುಬರತಕ್ಕದ್ದು.

(ಇ) ನಿಯಮಿಸಲಾದಂತೆ ವಿಶ್ವವಿದ್ಯಾಲಯದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾನ್ಯ ಆಡಳಿತ ನಡೆಸಲು ಜವಾಬ್ದಾರಾಗಿರತಕ್ಕದ್ದು.

(8) ವಿಶ್ವವಿದ್ಯಾಲಯದ ಗ್ರಂಥಪಾಲಕ:-

ವಿಶ್ವವಿದ್ಯಾಲಯದ ಗ್ರಂಥಾಲಯ ಮಾಹಿತಿ ಪದ್ಧತಿಯ ನಿರ್ವಹಣೆ ಮತ್ತು ವ್ಯವಸ್ಥಾಪನೆಗೆ ಮತ್ತು ವಿಶ್ವವಿದ್ಯಾಲಯದ ಎಲ್ಲಾ ಘಟಕಗಳ ಗ್ರಂಥಾಲಯ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಲು ಮತ್ತು ಸಮನ್ವಯ ನಡೆಸುವುದಕ್ಕೆ ಇವರು ಜವಾಬ್ದಾರಾಗಿರತಕ್ಕದ್ದು.

ಈ ಅಧ್ಯಾದೇಶದ ಉಪಬಂಧಗಳಿಗೊಳಪಟ್ಟು, 24ನೇ ಪ್ರಕರಣದ (iv) ರಿಂದ (ix)ನೇ ಖಂಡದಲ್ಲಿ ನಿರ್ದಿಷ್ಟಪಡಿಸಲಾದ ವಿಶ್ವವಿದ್ಯಾಲಯದ ಅಧಿಕಾರಿಗಳು, ಕುಲಪತಿಯವರು ಕಾಲಕಾಲಕ್ಕೆ ನಿಯಮಿಸಬಹುದಾದ ಅಥವಾ ಅವರಿಗೆ ವಹಿಸಿಕೊಡಬಹುದಾದಂತಹ ಇತರ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

(9) ಲೆಕ್ಕ ನಿಯಂತ್ರಕರು:-

(ಎ) ಲೆಕ್ಕ ನಿಯಂತ್ರಕರು, ವಿಶ್ವವಿದ್ಯಾಲಯದ ಒಬ್ಬ ಪೂರ್ಣಕಾಲಿಕ ಅಧಿಕಾರಿಯಾಗಿರತಕ್ಕದ್ದು. ಇವರು, ಕುಲಪತಿಯವರು, ವ್ಯವಸ್ಥಾಪನಾ ಮಂಡಳಿಗೆ ಶಿಫಾರಸು ಮಾಡಿದ ಲೆಕ್ಕ ಪರಿಶೋಧನೆ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ಆಡಳಿತದಲ್ಲಿ ಅನುಭವವುಳ್ಳ ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರ ಕೇಡರ್‌ನ ಅಧಿಕಾರಿಗಳು ಅಥವಾ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಪಮಹಾಲೇಖಪಾಲರ ದರ್ಜೆಯ ಒಬ್ಬ ಅಧಿಕಾರಿ ಇವರ ಹೆಸರುಗಳುಳ್ಳ ಮೂವರಿಗೆ ಕಡಿಮೆಯಿಲ್ಲದ ಒಂದು ಹೆಸರುಪಟ್ಟಿಯಿಂದ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸಿದ ಮತ್ತು ಕುಲಪತಿಯವರು ನೇಮಿಸಿದ ಅಧಿಕಾರಿಯಾಗಿರತಕ್ಕದ್ದು. ಹೆಸರು ಪಟ್ಟಿಯಲ್ಲಿರುವ ಯಾರನ್ನೂ ವ್ಯವಸ್ಥಾಪನಾ ಮಂಡಳಿಯು ಮೂವತ್ತು ದಿನಗಳೊಳಗೆ ಅನುಮೋದಿಸದಿದ್ದಲ್ಲಿ, ಕುಲಾಧಿಪತಿಯವರು ಕುಲಪತಿಯವರೊಡನೆ ಸಮಾಲೋಚಿಸಿ, ಲೆಕ್ಕ ನಿಯಂತ್ರಕರಾಗಲು ಸೂಕ್ತ ವ್ಯಕ್ತಿಯೆಂದು ತಾವು ಭಾವಿಸುವಂಥ ಇತರ ವ್ಯಕ್ತಿಯನ್ನು ಲೆಕ್ಕ ನಿಯಂತ್ರಕರನ್ನಾಗಿ ನೇಮಿಸಬಹುದು.

(ಬಿ) ಲೆಕ್ಕ ನಿಯಂತ್ರಕರ ನೇಮಕಾತಿಯ ಅವಧಿಯು ನಾಲ್ಕು ವರ್ಷಗಳಾಗಿರತಕ್ಕದ್ದು.

(ಸಿ) ಲೆಕ್ಕ ನಿಯಂತ್ರಕರು, ಹಣಕಾಸು ಸಮಿತಿಯ ನಿಯಂತ್ರಣಕ್ಕೊಳಪಟ್ಟು, ಶಾಸನಗಳು ಮತ್ತು ವಿನಿಯಮಗಳಲ್ಲಿ ನಿಯಮಿಸಬಹುದಾದ ಅಥವಾ ಕುಲಪತಿಯವರು ಅಥವಾ ಕುಲಸಚಿವರು ಕಾಲದಿಂದ ಕಾಲಕ್ಕೆ ಅಗತ್ಯ ಪಡಿಸಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂತಹ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಅವರು ವಿದ್ಯಾವಿಷಯಕ ಪರಿಷತ್ತಿನ ಪದನಿಮಿತ್ತ ಸದಸ್ಯರಾಗಿರತಕ್ಕದ್ದು ಮತ್ತು ಹಣಕಾಸು ಸಮಿತಿಯ ಪದನಿಮಿತ್ತ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(10) 24ನೇ ಪ್ರಕರಣದ (iv) ರಿಂದ (x)ನೇ ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಅವರ ಸಂಬಳ, ಭತ್ಯೆಗಳು ಮತ್ತು ಇತರ ಸೇವಾ ಷರತ್ತುಗಳನ್ನು ನಿಯಂತ್ರಿಸುವ ಶಾಸನಗಳು ಅಥವಾ ಇತರ ಆದೇಶಗಳಲ್ಲಿ ಉಪಬಂಧ ಕಲ್ಪಿಸುವಂತಹವುಗಳನ್ನುಳಿದು ವಿಶ್ವವಿದ್ಯಾಲಯದಲ್ಲಿನ ಯಾವುದೇ ಕೆಲಸಕ್ಕೆ ಬೇರೆ ಯಾವುದೇ ಪರಿಶ್ರಮಧನವನ್ನು ನೀಡತಕ್ಕದ್ದಲ್ಲ ಮತ್ತು ಅವರು ಸ್ವೀಕರಿಸತಕ್ಕದ್ದಲ್ಲ.

ಅಧ್ಯಾಯ - V

ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ

32. ಶಿಕ್ಷಣ.- (1) ಈ ಅಧ್ಯಾದೇಶದ ಉಪಬಂಧಗಳಿಗೊಳಪಟ್ಟು, ವಿಶ್ವವಿದ್ಯಾಲಯದಲ್ಲಿ ಶಿಕ್ಷಣವು ನಿಯಮಿಸಲಾದಂತೆ ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ವಿಜ್ಞಾನಗಳ ವಿಷಯದಲ್ಲಿ ಪದವಿಯ, ಸ್ನಾತಕೋತ್ತರ ಪದವಿಯ ಮತ್ತು ಡಾಕ್ಟರಲ್ ಡಿಗ್ರಿ ಕಾರ್ಯಕ್ರಮಗಳು ಮತ್ತು ಅಲ್ಪಾವಧಿ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸುಗಳನ್ನು ಒಳಗೊಂಡಿರತಕ್ಕದ್ದು.

(2) ಈ ಶೈಕ್ಷಣಿಕ ಕಾರ್ಯಕ್ರಮಗಳು ರಾಜ್ಯ ಮತ್ತು ರಾಷ್ಟ್ರೀಯ ಕಾರ್ಯನೀತಿಗಳಿಗೆ ಅನುಗುಣವಾಗಿರತಕ್ಕದ್ದು.

(3) ವಿಶ್ವವಿದ್ಯಾಲಯವು ಇ-ಕಲಿಕೆ, ವಿತರಿತ/ದೂರ ಶಿಕ್ಷಣ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಆಧಾರಿತ ಜ್ಞಾನವನ್ನು ಹಂಚಿಕೊಳ್ಳುವುದು ಈ ಸಾಧನಗಳನ್ನು ಬಳಸಿಕೊಳ್ಳತಕ್ಕದ್ದು.

(4) ಸಕ್ಷಮ ಮತ್ತು ಕುಶಲ ಪದವೀಧರರನ್ನು ಮತ್ತು ಸ್ನಾತಕೋತ್ತರ ಪದವೀಧರರನ್ನು ತಯಾರಿಸುವ ಗುರಿಯನ್ನು ಕೃಷಿ ಶಿಕ್ಷಣ ಕಾರ್ಯಕ್ರಮಗಳು ಹೊಂದಿರತಕ್ಕದ್ದು.

33. ಸಂಶೋಧನೆ.- (1) ಈ ಅಧ್ಯಾದೇಶ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟು, ವಿಶ್ವವಿದ್ಯಾಲಯವು ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ ಕಾರ್ಯತಂತ್ರದ, ಮೂಲಭೂತ ಮತ್ತು ಆನ್ವಯಿಕ ಸಂಶೋಧನೆಗಳನ್ನು ಮಾಡತಕ್ಕದ್ದು.

(2) ವಿಶ್ವವಿದ್ಯಾಲಯವು ತನ್ನ ಸಂಶೋಧನಾ ಸಂಸ್ಥೆಯ ಮೂಲಕ ತನ್ನ ಅಧಿಕಾರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಕೃಷಿ, ಪಶುಸಂಗೋಪನೆ ಮತ್ತಿತರ ಸಂಬಂಧಪಟ್ಟ ಶಾಖೆಗಳಲ್ಲಿನ ಸಂಶೋಧನಾ ಚಟುವಟಿಕೆಗಳ ಮೇಲೆ ನಿಯಂತ್ರಣವನ್ನು ಹೊಂದಿರುವ ಪ್ರಧಾನ ಏಜೆನ್ಸಿಯಾಗಿರತಕ್ಕದ್ದು.

(3) ವಿಶ್ವವಿದ್ಯಾಲಯವು ತನ್ನ ಅಧಿಕಾರ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಸಂಶೋಧನೆಯೂ ಸೇರಿದಂತೆ ಸಂಶೋಧನೆಗಳನ್ನು ನಡೆಸುವುದಕ್ಕೆ ಬೇರೆ ಬೇರೆ ಕೃಷಿ-ವಾತಾವರಣ ವಲಯಗಳಲ್ಲಿ ಸರ್ಕಾರದ ಸಹಮತಿಯೊಂದಿಗೆ ಪ್ರಾದೇಶಿಕ ವಲಯ ಸಂಶೋಧನಾ ಕೇಂದ್ರಗಳು ಮತ್ತು ಉಪಕೇಂದ್ರಗಳನ್ನು ಸ್ಥಾಪಿಸಬಹುದು.

34. ವಿಸ್ತರಣಾ ಶಿಕ್ಷಣ.- (1) ತಾಂತ್ರಿಕ ಮೌಲ್ಯಮಾಪನ ಮತ್ತು ಪರಿಷ್ಕರಣೆಯಾಗುವಂತೆ ನೋಡಿಕೊಳ್ಳಲು ಮತ್ತು ಸಂಶೋಧನೆಗಳಲ್ಲಿ ಕಂಡುಬಂದ ವಿಚಾರಗಳನ್ನು ಆಧರಿಸಿದ ತಂತ್ರಜ್ಞಾನವನ್ನು ತ್ವರಿತ ಕೃಷಿ ಬೆಳವಣಿಗೆಗಾಗಿ ರೈತರು ಮತ್ತು ಇತರರು ಅಳವಡಿಸಿಕೊಳ್ಳುವುದಕ್ಕೆ ಅವಕಾಶಕಲ್ಪಿಸುವುದು. ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ವಿಶ್ವ ವಿದ್ಯಾಲಯದಲ್ಲಿ ಈ ಅಧ್ಯಾದೇಶ ಮತ್ತು ಶಾಸನಗಳಿಗೊಳಪಟ್ಟು ಸ್ಥಾಪಿಸತಕ್ಕದ್ದು. ಈ ವಿಭಾಗವು ವಿವಿಧ ಹಿತಾಸಕ್ತಿದಾರರ ಅನುಕೂಲಕ್ಕಾಗಿ ಪ್ರಾತ್ಯಕ್ಷಿಕೆಗಳನ್ನು ಮತ್ತು ತರಬೇತಿಯನ್ನು ನಡೆಸತಕ್ಕದ್ದು. ಈ ವಿಸ್ತರಣಾ ಕಾರ್ಯವನ್ನು ವಿಶ್ವವಿದ್ಯಾಲಯದ ವಿವಿಧ ಘಟಕಗಳು ಮತ್ತು ಕೇಂದ್ರ ಹಾಗೂ ರಾಜ್ಯದ ಇತರ ಸಮುಚಿತ ಏಜೆಂಟ್‌ಗಳೊಂದಿಗೆ ಸಮನ್ವಯದಿಂದ ಮಾಡತಕ್ಕದ್ದು.

(2) ರಾಜ್ಯದಲ್ಲಿ ವಿಸ್ತರಣಾ ಕೃಷಿಯ ಮಾದರಿಗಳನ್ನು ಅಭಿವೃದ್ಧಿಪಡಿಸುವುದಕ್ಕೆ ವಿಶ್ವವಿದ್ಯಾಲಯವು ಜವಾಬ್ದಾರಿಯಾಗಿರತಕ್ಕದ್ದು.

35. ಬೋಧನೆ, ಸಂಶೋಧನೆ ಮತ್ತು ವಿಸ್ತರಣೆಯ ಸಂಯೋಜನೆ.- (1) ವಿಶ್ವವಿದ್ಯಾಲಯದ ಯುಕ್ತ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ವಿಶ್ವವಿದ್ಯಾಲಯದ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದ ಚಟುವಟಿಕೆಗಳು ಸಂಪೂರ್ಣವಾಗಿ ಬೆರೆತು ಕೆಲಸಮಾಡುವುದಕ್ಕೆ ಅವಶ್ಯವಾಗಬಹುದಾದ ಕ್ರಮಗಳನ್ನು ತೆಗೆದುಕೊಳ್ಳಲು ಕುಲಪತಿಯವರು ಜವಾಬ್ದಾರಾಗಿರತಕ್ಕದ್ದು.

(2) ಬೋಧಕರ ಕೇಡರ್‌ನಲ್ಲಿರತಕ್ಕ ಪ್ರತಿಯೊಬ್ಬ ಫ್ಯಾಕಲ್ಟಿ ಸದಸ್ಯರು ಬೋಧನೆಯ ಕಾರ್ಯದ ಜೊತೆಗೆ ತಮ್ಮ ಶೇಕಡ ಮೂವತ್ತರಷ್ಟು ಸಮಯವನ್ನು ಸಂಶೋಧನೆ ಮತ್ತು ವಿಸ್ತರಣೆ ಶಿಕ್ಷಣ ಕೈಗೊಳ್ಳಲು ಮೀಸಲಿಡತಕ್ಕದ್ದು. ಹಾಗೆಯೇ ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದಲ್ಲಿರತಕ್ಕ ಫ್ಯಾಕಲ್ಟಿ ಸದಸ್ಯರು ಸಂದರ್ಭಾನುಸಾರ ಬೋಧನೆ ಅಥವಾ ವಿಸ್ತರಣೆ ಅಥವಾ ಸಂಶೋಧನೆಯ ಕೆಲಸಕ್ಕೆ ತಮ್ಮ ಶೇಕಡಾ ಮೂವತ್ತರಷ್ಟು ಸಮಯವನ್ನು ವಿನಿಯೋಗಿಸತಕ್ಕದ್ದು.

(3) ಕಾಲೇಜಿನಲ್ಲಿರುವ ಎಲ್ಲಾ ಬೋಧನೆ, ಸಂಶೋಧನೆಯ ಮತ್ತು ವಿಸ್ತರಣಾ ಶಿಕ್ಷಣದ ಸಿಬ್ಬಂದಿಯು ಸಂದರ್ಭಾನುಸಾರ ಕಾಲೇಜಿನ ಡೀನರವರ ಆಡಳಿತ ನಿಯಂತ್ರಣ ಅಥವಾ ನಿರ್ದೇಶಕರು (ಸಂಶೋಧನೆ) ಮತ್ತು ನಿರ್ದೇಶಕರು (ವಿಸ್ತರಣೆ) ಇವರ ತಾಂತ್ರಿಕ ನಿಯಂತ್ರಣದಲ್ಲಿರತಕ್ಕದ್ದು.

(4) ವಿಶ್ವವಿದ್ಯಾಲಯವು ರಾಜ್ಯದ ಪ್ರಾದೇಶಿಕ ಅವಶ್ಯಕತೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತನ್ನ ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸತಕ್ಕದ್ದು ಮತ್ತು ರಾಜ್ಯ ಸರ್ಕಾರಕ್ಕೆ ಹಾಗೂ ಇತರ ಹಿತಾಸಕ್ತಿದಾರರಿಗೆ ಸೂಕ್ತವಾದ ತಾಂತ್ರಿಕ ಬ್ಯಾಕ್ ಸ್ಟಾಪಿಂಗ್ ಒದಗಿಸತಕ್ಕದ್ದು.

ಅಧ್ಯಾಯ - VI

ನಿಧಿಗಳು ಮತ್ತು ಲೆಕ್ಕಪತ್ರಗಳು

36. ವಿಶ್ವವಿದ್ಯಾಲಯದ ನಿಧಿಗಳು.- (1) ವಿಶ್ವವಿದ್ಯಾಲಯವು ಒಂದು ಸಾಮಾನ್ಯ ನಿಧಿಯನ್ನು ಹೊಂದಿರತಕ್ಕದ್ದು ಮತ್ತು ಅದಕ್ಕೆ ಈ ಮುಂದಿನವುಗಳು ಜಮೆಯಾಗತಕ್ಕದ್ದು:-

(ಎ) ಶುಲ್ಕಗಳಿಂದ, ದತ್ತಿಗಳಿಂದ ಮತ್ತು ಯಾವುದಾದರೂ ದಾನಗಳು ಇದ್ದರೆ ಅವುಗಳಿಂದ ಬರುವ ಆದಾಯ, ವಿದ್ಯಾರ್ಥಿ ನಿಲಯ, ಪ್ರಯೋಗ ಕೇಂದ್ರಗಳು ಹಾಗೂ ಫಾರ್ಮುಗಳೂ ಸೇರಿದಂತೆ ವಿಶ್ವವಿದ್ಯಾಲಯದ ಸ್ವತ್ತುಗಳಿಂದ ಬರುವ ಆದಾಯ;

(ಬಿ) ಈ ಅಧ್ಯಾದೇಶದ ಉಪಬಂಧಗಳಿಗೆ ಸುಸಂಗತವಾಗಿರುವಂತಹ ಷರತ್ತುಗಳಿಗೆ ಒಳಪಟ್ಟು ಸರ್ಕಾರವು ನೀಡಿದ ವಂತಿಕೆಗಳು ಅಥವಾ ಅನುದಾನಗಳು;

(ಸಿ) ಇತರ ವಂತಿಕೆಗಳು, ಅನುದಾನಗಳು, ದೇಣಿಗೆಗಳು, ಲಾಭಗಳು, ಸಾಲಗಳು ಮತ್ತು ಇತರ ಸ್ವೀಕೃತಿಗಳು.

(2) ವಿಶ್ವವಿದ್ಯಾಲಯವು ಪ್ರತಿಷ್ಠಾನ ನಿಧಿ ಎಂಬ ಹೆಸರಿನ ನಿಧಿಯನ್ನು ಹೊಂದಿರತಕ್ಕದ್ದು. ಇದಕ್ಕೆ ಕೇಂದ್ರ ಸರ್ಕಾರವು ಅಥವಾ ರಾಜ್ಯ ಸರ್ಕಾರವು ಅಥವಾ ಯಾವುದೇ ಅನುಮೋದಿತ ಏಜೆನ್ಸಿಯು ನೀಡುವ ವಂತಿಕೆಗಳು ಮತ್ತು ಅನುದಾನಗಳು ಹಾಗೂ ಮಂಡಳಿಯು ನಿರ್ದಿಷ್ಟಪಡಿಸಬಹುದಾದಂತಹ ಇತರ ಮೊತ್ತಗಳು ಜಮೆಯಾಗತಕ್ಕದ್ದು. ಮಂಡಳಿಯು ಅವಶ್ಯವಿದ್ದಾಗಲೆಲ್ಲ ಅಂತಹ ಮೊಬಲಗನ್ನು ನಿರ್ದಿಷ್ಟಪಡಿಸಬಹುದಾದಂತೆ ಪ್ರತಿಷ್ಠಾನ ನಿಧಿಯಿಂದ ಸಾಮಾನ್ಯ ನಿಧಿಗೆ ನಿಯಮಿಸಬಹುದಾದ ವಿಧಾನದಲ್ಲಿ ವರ್ಗಾಯಿಸಬಹುದು.

(3) ವಿಶ್ವವಿದ್ಯಾಲಯವು, ಸರ್ಕಾರವು ನೀಡಿದ ಯಾವುದೇ ಅನುದಾನಗಳ ಸಂಬಂಧದಲ್ಲಿ ಲೆಕ್ಕಪತ್ರ ತಃಖ್ತೆಗಳನ್ನು, ವರದಿಗಳನ್ನು ಮತ್ತು ಇತರ ವಿವರಗಳನ್ನು ಸರ್ಕಾರಕ್ಕೆ ನೀಡತಕ್ಕದ್ದು ಹಾಗೂ ಸರ್ಕಾರವು ನಿರ್ದೇಶಿಸಬಹುದಾದಂತಹ ಅವಧಿಯೊಳಗೆ ಮತ್ತು ವಿಧಾನದಲ್ಲಿ ಯಾವುದೇ ಅನುದಾನದ ಬಳಕೆಗೆ ಸಂಬಂಧಿಸಿದಂತೆ ತಃಖ್ತೆಗಳು, ಲೆಕ್ಕಪತ್ರಗಳು, ವರದಿಗಳು ಹಾಗೂ ಇತರ ವಿವರಗಳನ್ನು ಸಲ್ಲಿಸತಕ್ಕದ್ದು.

(4) ವಿಶ್ವವಿದ್ಯಾಲಯವು ಸರ್ಕಾರದಿಂದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರಗಳಿಂದ ಅಥವಾ ಕೇಂದ್ರ ಸರ್ಕಾರದಿಂದ ಅಥವಾ ಶಾಸನಾತ್ಮಕ ನಿಕಾಯಗಳಿಂದ ಅಥವಾ ದತ್ತಿಗಳಿಂದ ಅಥವಾ ದಾನಗಳಿಂದ, ವಿಶ್ವವಿದ್ಯಾಲಯವು ಮತ್ತು ದಾನಿ ಅಥವಾ ಅನುದಾನದಾತರ ನಡುವೆ ಮಾಡಿಕೊಂಡ ಒಪ್ಪಂದಗಳಲ್ಲಿಯ ಷರತ್ತುಗಳಿಗೆ ಒಳಪಟ್ಟು ತನ್ನ ಧೈಯೋದ್ದೇಶಗಳ ಸಾಧನೆಗಾಗಿ ಅನುದಾನ ಸ್ವೀಕರಿಸಲು ಸಕ್ಷಮವಾಗಿರತಕ್ಕದ್ದು.

37. ನಿಧಿಯ ಆಡಳಿತ.- ವಿಶ್ವವಿದ್ಯಾಲಯದ ಸಾಮಾನ್ಯ ನಿಧಿ, ಪ್ರತಿಷ್ಠಾನ ನಿಧಿ ಮತ್ತು ಇತರ ನಿಧಿಗಳನ್ನು ಶಾಸನಗಳಲ್ಲಿ ಹೇಳಿದ ಉಪಬಂಧಗಳಿಗೆ ಅನುಗುಣವಾಗಿ ನಿರ್ವಹಿಸತಕ್ಕದ್ದು.

38. ಲೆಕ್ಕಪರಿಶೋಧನೆಗೆ ಆದೇಶಿಸಲು ಸರ್ಕಾರದ ಅಧಿಕಾರ.- ಸರ್ಕಾರವು, ಯಾವುದೇ ಸಮಯದಲ್ಲಿ ವಿಶ್ವವಿದ್ಯಾಲಯದ ಲೆಕ್ಕಪತ್ರಗಳ ಪರಿಶೋಧನೆಯನ್ನು ತಾನು ನಿರ್ದೇಶಿಸಬಹುದಾದಂತಹ ಲೆಕ್ಕಪರಿಶೋಧಕರಿಂದ ಮಾಡಿಸಬೇಕೆಂದು ಆದೇಶಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

39. ಹಣಕಾಸಿನ ಅಂದಾಜುಗಳು.- (1) ಕುಲಪತಿಯು ಮುಂಬರುವ ವರ್ಷಕ್ಕಾಗಿ ವಿಶ್ವವಿದ್ಯಾಲಯದ ಹಣಕಾಸಿನ ಅಂದಾಜುಗಳನ್ನು ತಯಾರಿಸುವಂತೆ ಮಾಡತಕ್ಕದ್ದು ಮತ್ತು ಅನುಮೋದನೆಗಾಗಿ ಅದನ್ನು ಮಂಡಳಿಯ ಮುಂದೆ ಮಂಡಿಸತಕ್ಕದ್ದು.

(2) ಮಂಡಳಿಯು, ತಾನು ಸೂಕ್ತವೆಂದು ಭಾವಿಸಬಹುದಾದಂತಹ ಮಾರ್ಪಾಡುಗಳಿಗೆ ಒಳಪಟ್ಟು ಹಣಕಾಸಿನ ಅಂದಾಜುಗಳನ್ನು ಅನುಮೋದಿಸಬಹುದು ಮತ್ತು ಮಂಡಳಿಯು ಅನುಮೋದಿಸಿದ ಹಣಕಾಸಿನ ಅಂದಾಜಿಗೆ ಅನುಸಾರವಾಗಿ ಅಲ್ಲದೆ ಯಾವ ವೆಚ್ಚವನ್ನು ಮಾಡತಕ್ಕದ್ದಲ್ಲ.

40. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ಲೆಕ್ಕಪತ್ರ ನಿರ್ವಹಣೆಯು ಜೋಡಿದಾಖಲಾತಿ ಪದ್ಧತಿಯನ್ನು ಆಧರಿಸಿದ ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಕುಲಪತಿಯವರ ನಿರ್ದೇಶನದ ಮೇರೆಗೆ ಲೆಕ್ಕ ನಿಯಂತ್ರಕರು ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಯಾವುದೇ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಅದು ಸ್ವೀಕರಿಸುವ ಎಲ್ಲಾ ಮೊಬಲಗುಗಳನ್ನು ಹಾಗೂ ವಿಶ್ವವಿದ್ಯಾಲಯವು ವಿತರಣೆ ಮಾಡುವ ಅಥವಾ ಸಂದಾಯ ಮಾಡುವ ಎಲ್ಲಾ ಮೊಬಲಗುಗಳನ್ನು ಈ ಲೆಕ್ಕಪತ್ರಗಳಲ್ಲಿ ದಾಖಲಿಸತಕ್ಕದ್ದು.

(2) ವಾರ್ಷಿಕ ಲೆಕ್ಕಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ಕುಲಪತಿಯವರು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು. ರಾಜ್ಯ ಸರ್ಕಾರವು ಈ ಸಂಬಂಧದಲ್ಲಿ ತಾನು ನೇಮಿಸಬಹುದಾದಂತಹ ವ್ಯಕ್ತಿಗಳು ಲೆಕ್ಕ ಪರಿಶೋಧನೆಯನ್ನು ನಡೆಸುವಂತೆ ಮಾಡತಕ್ಕದ್ದು. ಲೆಕ್ಕಪತ್ರಗಳನ್ನು ಪರಿಶೋಧಿಸಿದ ಮೇಲೆ ಅವುಗಳನ್ನು ಮುದ್ರಿಸತಕ್ಕದ್ದು ಹಾಗೂ ಕುಲಪತಿಯವರು ಅವುಗಳ ಪ್ರತಿಗಳನ್ನು ಲೆಕ್ಕಪರಿಶೋಧನೆಯ ವರದಿಯೊಡನೆ ಮಂಡಲಿಗೆ ಮತ್ತು ಕುಲಾಧಿಪತಿಯವರಿಗೆ ಮಂಡಿಸತಕ್ಕದ್ದು.

(3) ಮಂಡಳಿಯು, ಲೆಕ್ಕಪತ್ರಗಳ ಪ್ರತಿಯನ್ನು ಹಾಗೂ ವರದಿಯನ್ನು ಲೆಕ್ಕಪರಿಶೋಧನೆಯ ವರದಿಯ ಮೇಲೆ ವಿಶ್ವವಿದ್ಯಾಲಯವು ಕೈಗೊಂಡ ಕ್ರಮದ ಬಗ್ಗೆ ಒಂದು ಹೇಳಿಕೆಯೊಡನೆ ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು, ಹಾಗೂ ರಾಜ್ಯ ಸರ್ಕಾರವು ಅವನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಮಂಡಿಸುವಂತೆ ಮಾಡತಕ್ಕದ್ದು.

(4) ವಿಶ್ವವಿದ್ಯಾಲಯವು ಯೋಜನೆಗಳ ಸಂಬಂಧದಲ್ಲಿ ಮತ್ತು ಭಾರತದ ಕೃಷಿ ಸಂಶೋಧನಾ ಪರಿಷತ್ತು, ಭಾರತ ಸರ್ಕಾರ ಮತ್ತು ಇತರ ಯೋಜನೆಗಳು/ಚಾರ್ಟೆಡ್ ಆಕೌಂಟೆಂಟ್ ಪ್ರಮಾಣ ಪತ್ರ ನೀಡಿದ ಸಂಸ್ಥೆಗಳು ಪ್ರಾಯೋಜಿಸಿದ ಕೃಷಿ ವಿಜ್ಞಾನ ಕೇಂದ್ರಗಳ ಸಂಬಂಧದಲ್ಲಿ ಲೆಕ್ಕಪರಿಶೋಧನೆ ಬಳಕೆ ಪ್ರಮಾಣ ಪತ್ರಗಳನ್ನು ನೀಡುವಂತೆ ಮಾಡತಕ್ಕದ್ದು.

41. ಭವಿಷ್ಯ ನಿಧಿ, ನಿವೃತ್ತಿ ವೇತನ ಮತ್ತು ವಿಮೆ.- (1) ಸರ್ಕಾರದ ಪೂರ್ವಾನುಮೋದನೆಯೊಡನೆ ವಿಶ್ವವಿದ್ಯಾಲಯವು ತನ್ನ ಅಧಿಕಾರಿಗಳು, ಪ್ರಾಧ್ಯಾಪಕರು, ಲಿಪಿಕ ಸಿಬ್ಬಂದಿ ಮತ್ತು ಇತರ ನೌಕರರ ಪ್ರಯೋಜನಕ್ಕಾಗಿ ನಿಯಮಿಸಬಹುದಾದಂತಹ ವಿಧಾನಗಳು ಮತ್ತು ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದಂತಹ ನಿವೃತ್ತಿ ವೇತನ, ಉಪದಾನ, ವಿಮೆ ಅಥವಾ ಭವಿಷ್ಯ ನಿಧಿ, ವಂತಿಗೆ ನಿವೃತ್ತಿ ವೇತನ ನಿಧಿ ಮತ್ತು ಇನ್ಯಾವುದೇ ಅಂತಹ ನಿಧಿಗಳನ್ನು ರಚಿಸತಕ್ಕದ್ದು.

(2) ಸರ್ಕಾರವು, ಭವಿಷ್ಯ ನಿಧಿ ಅಧಿನಿಯಮ 1925 (1925ರ ಕೇಂದ್ರ ಅಧಿನಿಯಮ 19) ವಿಶ್ವವಿದ್ಯಾಲಯವು ಹಾಗೆ ರಚಿಸಿದ ಭವಿಷ್ಯ ನಿಧಿ ಅಥವಾ ನಿವೃತ್ತಿ ವೇತನ ನಿಧಿಗಳಿಗೆ ಅವು ಸರ್ಕಾರದ ಭವಿಷ್ಯ ನಿಧಿಗಳು ಆಗಿದ್ದರೆ ಹೇಗೋ ಹಾಗೆ ಅನ್ವಯಿಸತಕ್ಕದ್ದೆಂದು ಘೋಷಿಸಬಹುದು:

ಪರಂತು, ವಿಶ್ವವಿದ್ಯಾಲಯವು ಹಣಕಾಸು ಸಮಿತಿ ಮತ್ತು ಮಂಡಳಿಯೊಡನೆ ಸಮಾಲೋಚಿಸಿ ತಾನು ನಿರ್ಧರಿಸಬಹುದಾದಂತಹ ವಿಧಾನದಲ್ಲಿ ಭವಿಷ್ಯ ನಿಧಿಯ ಮೊಬಲಗನ್ನು ತೊಡಗಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

42. ಸರ್ಕಾರದ ಅನುದಾನಗಳು.- (1) ರಾಜ್ಯ ಸರ್ಕಾರವು, ಪ್ರತಿ ವರ್ಷವೂ ವಿಶ್ವವಿದ್ಯಾಲಯಕ್ಕೆ ಉಪವಾಗದಂತಹ ಇಡಿಗಂಟು ಅನುದಾನವನ್ನು ನೀಡತಕ್ಕದ್ದು, ಎಂದರೆ :-

(i) ವಿಶ್ವವಿದ್ಯಾಲಯದ ಸೂಕ್ತ ಕಾರ್ಯನಿರ್ವಹಣೆಗಾಗಿ ವಿಶ್ವವಿದ್ಯಾಲಯದ ಸಿಬ್ಬಂದಿಯ ವೇತನ, ಭತ್ಯೆಗಳು, ಸಾದಿಲ್ವಾರು, ಇತರ ಸರಬರಾಜು ಮತ್ತು ಸೇವೆಗಳ ಮೇಲಿನ ಅಂದಾಜು ವೆಚ್ಚಕ್ಕಿಂತ ಕಡಿಮೆಯಲ್ಲದ ಒಂದು ಅನುದಾನ;

(ii) ರಾಜ್ಯ ಸರ್ಕಾರವು ವಿಶ್ವವಿದ್ಯಾಲಯದ ಸೂಕ್ತ ಕಾರ್ಯನಿರ್ವಹಣೆಗಾಗಿ ಅವಶ್ಯವೆಂದು ಭಾವಿಸಬಹುದಾದಂತಹ ಹೆಚ್ಚುವರಿ ಬಾಬುಗಳ ಆವರ್ತಕ ಮತ್ತು ಅನಾವರ್ತಕ ವೆಚ್ಚಗಳನ್ನು ಭರಿಸುವುದಕ್ಕೆ ಒಂದು ಅನುದಾನ.

(2) ರಾಜ್ಯ ಸರ್ಕಾರವು, ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಿದ ಮತ್ತು ವಿಶ್ವವಿದ್ಯಾಲಯವು ಜಾರಿಗೊಳಿಸಲೆಂದು ವರ್ಗಾಯಿಸಿದ ಯೋಜನೆಗಳ ಸಂಬಂಧದಲ್ಲಿ ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರ ಮತ್ತು ಅಂತಹ ಯೋಜನೆಗಳನ್ನು ಪ್ರಾಯೋಜಿಸಿದ ಇತರ ಏಜೆನ್ಸಿಗಳಿಂದ ನಿರೀಕ್ಷಿತ ಸಹಾಯವನ್ನು ಕಳೆದ ತರುವಾಯ ವಾರ್ಷಿಕ ಯೋಜನೆಯಲ್ಲಿ ತೋರಿಸಿದ ನಿವ್ವಳ ವೆಚ್ಚದ ಏರ್ಪಾಡಿಗೆ ಸಮನಾದ ಮೊತ್ತದ ಉಪವಾಗದಂತಹ ಇಡಿಗಂಟು ಅನುದಾನವನ್ನು ಸಹ ನೀಡತಕ್ಕದ್ದು.

(3) ರಾಜ್ಯ ಸರ್ಕಾರವು ಯಾವುದೇ ಅನುದಾನವನ್ನು ನೀಡುವ ಮೊದಲು ಅದು ಅಗತ್ಯಪಡಿಸಬಹುದಾದಂತಹ ಅಂಕಿಅಂಶಗಳು, ಲೆಕ್ಕಪತ್ರಗಳು, ವರದಿಗಳು ಹಾಗೂ ಇತರ ವಿವರಗಳನ್ನು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವು ಸಲ್ಲಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯವು ರಾಜ್ಯ ಸರ್ಕಾರವು ನಿರ್ದೇಶಿಸಬಹುದಾದಂತಹ ಅವಧಿಯೊಳಗೆ ಹಾಗೂ ಅಂತಹ ವಿಧಾನದಲ್ಲಿ ಕ್ರಮವನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಯಾವುದೇ ಅನುದಾನವನ್ನು ಬಳಸಿಕೊಂಡಿರುವುದಕ್ಕೆ ಸಂಬಂಧಪಟ್ಟ ಅಂಕಿಅಂಶಗಳು, ಲೆಕ್ಕಪತ್ರಗಳು, ವರದಿಗಳು ಹಾಗೂ ಇತರ ವಿವರಗಳನ್ನು ಒದಗಿಸತಕ್ಕದ್ದು.

(4) ವಿಶ್ವವಿದ್ಯಾಲಯವು ಸರ್ಕಾರದಿಂದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರಗಳಿಂದ ಅಥವಾ ಕೇಂದ್ರ ಸರ್ಕಾರದಿಂದ ಅಥವಾ ಶಾಸನಾತ್ಮಕ ನಿಕಾಯಗಳಿಂದ ಅಥವಾ ದತ್ತಿಗಳಿಂದ ಅಥವಾ ದಾನಗಳಿಂದ, ವಿಶ್ವವಿದ್ಯಾಲಯವು ಮತ್ತು ದಾನಿ ಅಥವಾ ಅನುದಾನದಾತರ ನಡುವೆ ಮಾಡಿಕೊಂಡ ಒಪ್ಪಂದಗಳಲ್ಲಿಯ ಷರತ್ತುಗಳಿಗೆ ಒಳಪಟ್ಟು ತನ್ನ ಧೈಯೋದ್ದೇಶಗಳ ಸಾಧನೆಗಾಗಿ ಅನುದಾನ ಸ್ವೀಕರಿಸಲು ಸಕ್ಷಮವಾಗಿರತಕ್ಕದ್ದು.

43. ಹಣಕಾಸು ಸಮಿತಿ.- (1) ಮಂಡಳಿಯು ಈ ಮುಂದಿನ ಸದಸ್ಯರುಗಳನ್ನೊಳಗೊಂಡ ಒಂದು ಹಣಕಾಸು ಸಮಿತಿಯನ್ನು ರಚಿಸತಕ್ಕದ್ದು ಎಂದರೆ :-

(i) ಕುಲಪತಿಯವರು - ಅಧ್ಯಕ್ಷರಾಗಿರತಕ್ಕದ್ದು;

(ii) ಸರ್ಕಾರದ ಪ್ರಧಾನ ಕಾರ್ಯದರ್ಶಿ, ಹಣಕಾಸು ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು;

(iii) ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ, ಕೃಷಿ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು;

(iv) ಕುಲಪತಿಯವರು ನಾಮನಿರ್ದೇಶಿಸಿದ ವ್ಯವಸ್ಥಾಪನಾ ಮಂಡಳಿಯ ಒಬ್ಬ ಸದಸ್ಯರು;

(v) ಕುಲಸಚಿವರು;

(vi) ಲೆಕ್ಕ ನಿಯಂತ್ರಕರು - ಸದಸ್ಯ ಕಾರ್ಯದರ್ಶಿ.

(2) ಹಣಕಾಸು ಸಮಿತಿಯು ಈ ಮುಂದಿನ ಪ್ರಕಾರ್ಯಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳು ಮತ್ತು ಆಯವ್ಯಯ ಅಂದಾಜುಗಳನ್ನು ಪರಿಶೀಲಿಸುವುದು ಮತ್ತು ಅದರ ಮೇಲೆ ಮಂಡಳಿಗೆ ಸಲಹೆಗಳನ್ನು ನೀಡುವುದು;
- (ii) ವಿಶ್ವವಿದ್ಯಾಲಯದ ಹಣಕಾಸಿನ ಪರಿಸ್ಥಿತಿಯನ್ನು ಕಾಲಕಾಲಕ್ಕೆ ಪರಿವೀಕ್ಷಿಸುವುದು;
- (iii) ವಿಶ್ವವಿದ್ಯಾಲಯದ ಹಣಕಾಸಿಗೆ ಸಂಬಂಧಿಸಿದ ಎಲ್ಲ ವಿಷಯಗಳ ಮೇಲೆ ಮಂಡಳಿಗೆ ಶಿಫಾರಸ್ಸುಗಳನ್ನು ಮಾಡುವುದು;
- (iv) ಮಂಡಳಿಗೆ ಕಟ್ಟುನಿಟ್ಟಾದ ಆರ್ಥಿಕ ಮಿತವ್ಯಯವನ್ನು ಅನುಸರಿಸಲು ಕಠಿಣ ಕ್ರಮಗಳನ್ನು ಅಳವಡಿಸಿಕೊಳ್ಳಲು ಶಿಫಾರಸ್ಸುಗಳನ್ನು ಮಾಡುವುದು ಮತ್ತು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಲು ಸಲಹೆಗಳನ್ನು ನೀಡುವುದು;
- (v) ವಿಶ್ವವಿದ್ಯಾಲಯದ ಹಣ ಬಲವನ್ನು ಉತ್ತಮಗೊಳಿಸಲು ಸಂಶೋಧನೆ ಮತ್ತು ಬೋಧನೆಗಳೆರಡರಲ್ಲೂ ವೆಚ್ಚ ವಸೂಲಿ ವಿಧಾನಗಳ ಬಗ್ಗೆ ಮಂಡಳಿಗೆ ಸೂಕ್ತ ಶಿಫಾರಸ್ಸುಗಳನ್ನು ಮಾಡುವುದು.

ಅಧ್ಯಾಯ - VII

ಕಾಲೇಜುಗಳ ಸಂಯೋಜನೆ ಮತ್ತು ಸಂಸ್ಥೆಗಳಿಗೆ ಮನ್ನಣೆ

44. ಕಾಲೇಜುಗಳ ಸಂಯೋಜನೆ.- (1) ವಿಶ್ವವಿದ್ಯಾಲಯದ ಪ್ರದೇಶದಲ್ಲಿರುವ ಕಾಲೇಜುಗಳನ್ನು ಈ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಷರತ್ತುಗಳನ್ನು ಪೂರೈಸಿದ ತರುವಾಯ ರಾಜ್ಯ ಸರ್ಕಾರವು ಮಾಡಿದ ಶಿಫಾರಸ್ಸುಗಳ ಮೇಲೆ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಾಗಿ ವಿಶ್ವವಿದ್ಯಾಲಯಕ್ಕೆ ಸಂಯೋಜಿಸತಕ್ಕದ್ದು.

(2) ಕುಲಸಚಿವರು, ಹೊಸ ಕಾಲೇಜುಗಳ ಸಂಯೋಜನೆಯ ಬಗ್ಗೆ, ಅಸ್ತಿತ್ವದಲ್ಲಿರುವ ಸಂಯೋಜಿತ ಕಾಲೇಜುಗಳಲ್ಲಿ ಹೊಸ ವ್ಯಾಸಂಗ ಕ್ರಮಗಳ ಬಗ್ಗೆ ಸಂಯೋಜಿತ ಕಾಲೇಜುಗಳಲ್ಲಿ ಹೊಸ ವಿಷಯಗಳು ಮತ್ತು ಮಂಜೂರಾದ ಪ್ರವೇಶ ಅವಕಾಶದಲ್ಲಿನ ಬದಲಾವಣೆಯ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಿ, ಅರ್ಜಿಗಳ ಸ್ವೀಕೃತಿಗೆ ಕೊನೆಯ ದಿನಾಂಕವನ್ನು ನಿಗದಿಪಡಿಸಿ, ಒಂದು ಇಂಗ್ಲಿಷ್ ವೃತ್ತ ಪತ್ರಿಕೆ ಮತ್ತು ಒಂದು ಕನ್ನಡ ವೃತ್ತ ಪತ್ರಿಕೆ ಹೀಗೆ ಕಡೆಯ ಪಕ್ಷ ಎರಡು ಪ್ರಮುಖ ವೃತ್ತ ಪತ್ರಿಕೆಗಳಲ್ಲಿ ಅಧಿಸೂಚಿಸತಕ್ಕದ್ದು. ಈ ಜಾಹಿರಾತು, ವಿಶ್ವವಿದ್ಯಾಲಯವು ಅಗತ್ಯ ಪಡಿಸಬಹುದಾದಂತಹ ಇತರ ವಿವರಗಳನ್ನು ಒಳಗೊಂಡಿರತಕ್ಕದ್ದು ಮತ್ತು ಕಾಲೇಜುಗಳು ಭಾರತದ ಕೃಷಿ ಸಂಶೋಧನಾ ಪರಿಷತ್ತು ಅಥವಾ ಅಂತಹ ಇತರ ಪ್ರಾಧಿಕಾರಗಳ ಅನುಮೋದನೆ ಅಥವಾ ಮನ್ನಣೆಯನ್ನು ಪಡೆಯಬೇಕೆಂಬುದನ್ನು ಅಗತ್ಯಪಡಿಸಿದಲ್ಲಿ, ಆ ಬಗ್ಗೆ ನಿರ್ದಿಷ್ಟ ಸೂಚನೆ ನೀಡತಕ್ಕದ್ದು ಮತ್ತು ಸಂಯೋಜನೆಗಾಗಿ ಸಲ್ಲಿಸಬೇಕಾದ ಶುಲ್ಕದ ಮೊಬಲಗನ್ನು ಸಹ ನಿರ್ದಿಷ್ಟಪಡಿಸತಕ್ಕದ್ದು.

(3) ವಿಶ್ವವಿದ್ಯಾಲಯಕ್ಕೆ ಸಂಯೋಜನೆಗಾಗಿ ಅರ್ಜಿ ಸಲ್ಲಿಸುವ ಕಾಲೇಜು, ಈ ಮುಂದಿನವುಗಳಿಗೆ ಸಂಬಂಧಪಟ್ಟಂತೆ ಮಾಹಿತಿಯನ್ನು ಒದಗಿಸಿ ಜಾಹಿರಾತಿನಲ್ಲಿ ನಿಗದಿಪಡಿಸಿದ ಕಾಲಮಿತಿಯೊಳಗೆ ಅರ್ಜಿಯನ್ನು ಕುಲಸಚಿವರಿಗೆ ಕಳುಹಿಸತಕ್ಕದ್ದು, ಎಂದರೆ:-

- (i) ಆ ಕಾಲೇಜು ಒದಗಿಸಲು ಉದ್ದೇಶಿಸಿದ ಶಿಕ್ಷಣದ ಮಾದರಿಯನ್ನು ನೆರೆಹೊರೆಯಲ್ಲಿರುವ ಇತರ ಕಾಲೇಜುಗಳು ಅದೇ ಮಾದರಿಯ ಶಿಕ್ಷಣಕ್ಕೆ ಮಾಡಿರುವ ಪ್ರಸ್ತುತ ಏರ್ಪಾಟನ್ನು ಮತ್ತು ಕಾಲೇಜನ್ನು ಯಾವ ಸ್ಥಳದಲ್ಲಿ ಸ್ಥಾಪಿಸಬೇಕಾಗಿದೆಯೋ ಆ ಸ್ಥಳದ ಸೂಕ್ತತೆಯನ್ನೂ ಗಮನದಲ್ಲಿಟ್ಟುಕೊಂಡು, ಆ ಕಾಲೇಜು ಸ್ಥಳೀಯ ಅವಶ್ಯಕತೆಯನ್ನು ಪೂರೈಸುತ್ತದೆ;
- (ii) ಅದು ಕ್ರಮಬದ್ಧವಾಗಿ ರಚಿಸಲಾದ ಆಡಳಿತ ಮಂಡಳಿಯ ಆಡಳಿತ ನಿರ್ವಹಣೆಗೆ ಒಳಪಟ್ಟಿದೆ;
- (iii) ಬೋಧಕ ಸಿಬ್ಬಂದಿಯ ಸಂಖ್ಯೆ ಮತ್ತು ಅರ್ಹತೆಗಳು ಮತ್ತು ಅವರ ಪದಾವಧಿಯನ್ನು ನಿಯಂತ್ರಿಸುವ ಷರತ್ತುಗಳು ಆ ಕಾಲೇಜಿನಲ್ಲಿ ಕೈಗೊಳ್ಳಬೇಕಾದ ಶಿಕ್ಷಣ, ಬೋಧನೆ ಅಥವಾ ತರಬೇತಿಗಳ ವ್ಯಾಸಂಗ ಕ್ರಮಗಳಿಗೆ ತಕ್ಕ ಏರ್ಪಾಟನ್ನು ಮಾಡುವಂಥದ್ದಾಗಿದೆ;
- (iv) ಕಾಲೇಜನ್ನು ನಡೆಸುವಂಥ ಕಟ್ಟಡಗಳು ಸೂಕ್ತವಾಗಿವೆ ಮತ್ತು ತಂದೆ ತಾಯಿಗಳ ಅಥವಾ ಪಾಲಕರ ಜೊತೆಯಲ್ಲಿ ವಾಸವಾಗಿರದೆ ಇರುವ ವಿದ್ಯಾರ್ಥಿಗಳಿಗಾಗಿ ಆ ಕಾಲೇಜಿನಲ್ಲಿ ಅಥವಾ ಆ ಕಾಲೇಜು ಅನುಮೋದಿಸಿದ ವಸತಿಗಳಲ್ಲಿ ನಿವಾಸಕ್ಕಾಗಿ ಹಾಗೂ ಮೇಲ್ವಿಚಾರಣೆ ಮತ್ತು ಕ್ಷೇಮಾಭಿವೃದ್ಧಿಗಾಗಿ, ಶಾಸನಗಳು ಮತ್ತು ವಿನಿಯಮಗಳಿಗೆ ಅನುಗುಣವಾಗಿ ಏರ್ಪಾಟು ಮಾಡಲಾಗುವುದು;
- (v) ಗ್ರಂಥಾಲಯಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ;

- (vi) ಪ್ರಾಯೋಗಿಕ ವಿಜ್ಞಾನದ ಯಾವುದೇ ಶಾಖೆಯಲ್ಲಿ ಸಂಯೋಜನೆಯನ್ನು ಕೋರಿರುವಲ್ಲಿ, ಶಾಸನಗಳು ಮತ್ತು ನಿಯಮಗಳಿಗೆ ಅನುಗುಣವಾಗಿ ಆ ವಿಜ್ಞಾನದ ಶಾಖೆಯಲ್ಲಿ ಶಿಕ್ಷಣ ಕೊಡುವುದಕ್ಕಾಗಿ ಸರಿಯಾದ ರೀತಿಯಲ್ಲಿ ಸಜ್ಜುಗೊಳಿಸಿದ ಪ್ರಯೋಗಶಾಲೆ ಅಥವಾ ವಸ್ತು ಸಂಗ್ರಹಾಲಯ ವ್ಯವಸ್ಥೆಗಳನ್ನು ನಿರ್ದಿಷ್ಟಪಡಿಸಿದ ಅವಧಿಯೊಳಗೆ ಮಾಡಲಾಗಿದೆ ಅಥವಾ ಮಾಡಲಾಗುವುದು;
- (vii) ಸನ್ನಿವೇಶಗಳಲ್ಲಿ ಅವಕಾಶವಿರುವಷ್ಟರ ಮಟ್ಟಿಗೆ ಕಾಲೇಜಿನ ಪರಿಮಿತಿಯಲ್ಲಿ ಅಥವಾ ಅದರ ಹತ್ತಿರ ಅಥವಾ ವಿದ್ಯಾರ್ಥಿಗಳ ನಿವಾಸಕ್ಕಾಗಿ ಒದಗಿಸಿರುವ ಸ್ಥಳದಲ್ಲಿ ಪ್ರಾಂಶುಪಾಲರ ಮತ್ತು ಬೋಧಕ ಸಿಬ್ಬಂದಿಯ ಸದಸ್ಯರ ವಸತಿಗಾಗಿ ಸೂಕ್ತ ಏರ್ಪಾಟು ಮಾಡಲಾಗುವುದು;
- (viii) ಕಾಲೇಜಿನ ನಿರಂತರ ನಿರ್ವಹಣೆ ಮತ್ತು ದಕ್ಷ ಕಾರ್ಯ ನಿರ್ವಹಣೆಗಾಗಿ ತಕ್ಕ ಏರ್ಪಾಟು ಮಾಡುವಷ್ಟು ಕಾಲೇಜಿನ ಹಣಕಾಸು ಸಂಪನ್ಮೂಲಗಳಿವೆ; ಮತ್ತು
- (ix) ವಿದ್ಯಾರ್ಥಿಗಳು ಸಂದಾಯ ಮಾಡಬೇಕಾದ ಫೀಜು ಏನಾದರೂ ಇದ್ದರೆ ಅದನ್ನು ನಿಗದಿಮಾಡುವ ನಿಯಮಗಳನ್ನು ರಚಿಸಲಾಗಿದೆ.

(4) ಹೊಸ ಕಾಲೇಜುಗಳಿಗೆ ಸಂಯೋಜನೆಯ ಅರ್ಜಿಗಳನ್ನು ವ್ಯಕ್ತಿಗಳಿಂದ ಅಂಗೀಕರಿಸತಕ್ಕದ್ದಲ್ಲ ರಾಜ್ಯ ಸರ್ಕಾರದ ನೆರವು ಇಲ್ಲದೆಯೇ ಕಾಲೇಜುಗಳನ್ನು ನಡೆಸಲು ಸಾಧ್ಯವಾಗುವ ಹಣಕಾಸು ಚೈತನ್ಯ ಹೊಂದಿರುವ, ನೋಂದಾಯಿತ ಸಂಘ ಅಥವಾ ನೋಂದಾಯಿತ ಸಾರ್ವಜನಿಕ ಟ್ರಸ್ಟ್‌ಗಳಿಂದ ಮಾತ್ರವೇ ಅಂಗೀಕರಿಸತಕ್ಕದ್ದು.

(5) ಅರ್ಜಿಯ ಜೊತೆಗೆ ಕಾಲೇಜನ್ನು ಸಂಯೋಜಿಸಿದ ನಂತರ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯದ ಪೂರ್ವಾನುಮೋದನೆ ಇಲ್ಲದೆ ವ್ಯವಸ್ಥಾಪನೆಯನ್ನು ವರ್ಗಾವಣೆ ಮಾಡುವುದಿಲ್ಲ ಅಥವಾ ಕಾಲೇಜಿನ ಹೆಸರು ಮತ್ತು ಅಭಿನಾಮವನ್ನು ಬದಲಾವಣೆ ಮಾಡುವುದಿಲ್ಲವೆಂಬ ಒಂದು ಮುಚ್ಚಳಿಕೆಯು ಇರತಕ್ಕದ್ದು.

(6) (2)ನೇ ಉಪಪ್ರಕರಣದ ಅಡಿಯಲ್ಲಿ ಅರ್ಜಿಯನ್ನು ಸ್ವೀಕರಿಸಿದ ತರುವಾಯ, ಅದನ್ನು ಪರಿಶೀಲನೆಗಾಗಿ ಮಂಡಳಿಯ ಮುಂದೆ ಇಡತಕ್ಕದ್ದು. ಮಂಡಳಿಯು ಸಂಯೋಜನೆಯ ಪ್ರತಿಯೊಂದು ಅರ್ಜಿಯನ್ನು ಪರಿಶೀಲಿಸಿದ ತರುವಾಯ ಒಂದು ಸ್ಥಳೀಯ ವಿಚಾರಣಾ ಸಮಿತಿಯಿಂದ ಸ್ಥಳೀಯ ವಿಚಾರಣೆ ಮಾಡಬೇಕೆಂದು ನಿರ್ದೇಶನ ನೀಡತಕ್ಕದ್ದು.

(7) ಸ್ಥಳೀಯ ವಿಚಾರಣಾ ಸಮಿತಿಯು, ಅದನ್ನು ರಚಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಒಂದು ವರದಿಯನ್ನು ವಿದ್ಯಾ ವಿಷಯಕ ಪರಿಷತ್ತಿಗೆ ಸಲ್ಲಿಸತಕ್ಕದ್ದು.

(8) ವಿದ್ಯಾ ವಿಷಯಕ ಪರಿಷತ್ತು, ಸ್ಥಳೀಯ ವಿಚಾರಣಾ ಸಮಿತಿಯ ವರದಿಯನ್ನು ಸ್ವೀಕರಿಸಿದ ತರುವಾಯ ಕೂಡಲೇ ವರದಿಯಲ್ಲಿ ವಿವರಿಸಿದ ಸಮಿತಿಯ ತೀರ್ಮಾನಗಳನ್ನು ಪರಿಗಣಿಸತಕ್ಕದ್ದು ಮತ್ತು ತನಗೆ ಅವಶ್ಯಕವೆಂದು ಕಂಡುಬರಬಹುದಾದಂಥ ಹೆಚ್ಚಿನ ವಿಚಾರಣೆಯನ್ನು ಮಾಡತಕ್ಕದ್ದು ಮತ್ತು ಅಂಥ ಮನವಿಯ ಮೇಲೆ ತನ್ನ ಅಭಿಪ್ರಾಯವನ್ನು ದಾಖಲು ಮಾಡತಕ್ಕದ್ದು ಮತ್ತು ಅದನ್ನು ಮಂಡಳಿಗೆ ಕಳುಹಿಸತಕ್ಕದ್ದು.

(9) ಮಂಡಳಿಯು, ಸಮಿತಿಯ ವರದಿಯನ್ನು ಮತ್ತು ವಿದ್ಯಾ ವಿಷಯಕ ಪರಿಷತ್ತಿನ ಗೊತ್ತುವಳಿಯನ್ನು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯಕವೆಂದು ಭಾವಿಸಬಹುದಾದಂತಹ ಹೆಚ್ಚಿನ ವಿಚಾರಣೆಯನ್ನು ಮಾಡಿದ ತರುವಾಯ ಮನವಿಯನ್ನು ಪೂರ್ಣವಾಗಿ ಅಥವಾ ಭಾಗಶಃ ಮಂಜೂರುಮಾಡಬೇಕೆ ಅಥವಾ ನಿರಾಕರಿಸಬೇಕೆ ಎಂಬ ಪ್ರಶ್ನೆಯ ಬಗ್ಗೆ ತನ್ನ ಅಭಿಪ್ರಾಯವನ್ನು ದಾಖಲಿಸತಕ್ಕದ್ದು.

(10) ಕುಲಸಚಿವರು ಅರ್ಜಿಯನ್ನು ಅದರ ಅಡಕವನ್ನು, ಅನುಬಂಧಗಳನ್ನು ಸ್ಥಳೀಯ ವಿಚಾರಣಾ ಸಮಿತಿಯ ವರದಿ ಮತ್ತು ವಿದ್ಯಾ ವಿಷಯಕ ಪರಿಷತ್ತಿನ ಹಾಗೂ ಮಂಡಳಿಯ ಎಲ್ಲಾ ನಡವಳಿಕೆಗಳನ್ನು ಮುಂಬರುವ ವರ್ಷದ ಮಾರ್ಚ್ ಮೂವತ್ತೊಂದಕ್ಕೆ ಮೊದಲು ತೀರ್ಮಾನ ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(11) ರಾಜ್ಯ ಸರ್ಕಾರವು, ಸ್ಥಳೀಯ ವಿಚಾರಣಾ ಸಮಿತಿಯ, ವಿದ್ಯಾ ವಿಷಯಕ ಪರಿಷತ್ತಿನ ಮತ್ತು ಮಂಡಳಿಯ ಶಿಫಾರಸ್ಸುಗಳ ಹಿನ್ನೆಲೆಯಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸತಕ್ಕದ್ದು ಮತ್ತು ಅವಶ್ಯಕವೆಂದು ಅದಕ್ಕೆ ಕಂಡುಬರಬಹುದಾದಂತಹ ವಿಚಾರಣೆಯ ತರುವಾಯ ಪ್ರವೇಶಾವಕಾಶದಲ್ಲಿ ವ್ಯತ್ಯಾಸಗಳು ಸೇರಿದಂತೆ, ಸಂಯೋಜಿಸಲು ಅಥವಾ ಸಂಧರ್ಭಾನುಸಾರ ಸಂಯೋಜನೆಯನ್ನು ಅಥವಾ ಅದರ ಯಾವುದೇ ಭಾಗವನ್ನು ನಿರಾಕರಿಸಲು ವಿಶ್ವವಿದ್ಯಾಲಯಕ್ಕೆ ತನ್ನ ಶಿಫಾರಸ್ಸನ್ನು ಮಾಡತಕ್ಕದ್ದು.

(12) ವಿಶ್ವವಿದ್ಯಾಲಯವು ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಸ್ವೀಕರಿಸಿದ ತರುವಾಯ ಅದರಂತೆ ಔಪಚಾರಿಕ ಆದೇಶಗಳನ್ನು ಹೊರಡಿಸತಕ್ಕದ್ದು.

(13) ಆದಾಗ್ಯೂ ಸಂಯೋಜನೆಯ ಮಂಜೂರಾತಿಯು ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಅಥವಾ ಸಂಬಂಧಪಟ್ಟಂತಹ ಇತರ ಪ್ರಾಧಿಕಾರಗಳು ಅಥವಾ ನಿಕಾಯಗಳ ಪೂರ್ವಾನುಮೋದನೆ ಪಡೆಯುವುದಕ್ಕೆ ಒಳಪಟ್ಟಿರತಕ್ಕದ್ದು.

ಮತ್ತು ನಿರ್ಧರಿಸಲಾದ ಪ್ರವೇಶಾವಕಾಶದ ಸಂಖ್ಯೆಯು, ಅಂತಹ ಪ್ರಾಧಿಕಾರಗಳು ಅಥವಾ ನಿಕಾಯಗಳು ಆ ಸಂಖ್ಯೆಯನ್ನು ನಿರ್ದಿಷ್ಟಪಡಿಸಿದ್ದರೆ ಅದನ್ನು ಮೀರತಕ್ಕದ್ದಲ್ಲ.

(14) ಸಂಯೋಜನೆಗಾಗಿ ಅಥವಾ ಪ್ರವೇಶಾವಕಾಶದ ಸಂಖ್ಯೆಯನ್ನು ನಿಗದಿಪಡಿಸುವುದಕ್ಕಾಗಿ ಅಥವಾ ಅದರ ಯಾವುದೇ ಭಾಗಕ್ಕಾಗಿ, ಅರ್ಜಿಯನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ವಿಶ್ವವಿದ್ಯಾಲಯವು ಮಂಜೂರು ಮಾಡಿದ್ದರೆ, ವಿಶ್ವವಿದ್ಯಾಲಯವು, ನಿರ್ದಿಷ್ಟ ಷರತ್ತುಗಳೊಡನೆ ಅಥವಾ ಷರತ್ತುಗಳಿಲ್ಲದೆ ನಿರ್ದಿಷ್ಟ ಪ್ರವೇಶಾವಕಾಶದ ಸಂಖ್ಯೆಯೊಡನೆ ಯಾವ ವ್ಯಾಸಂಗಕ್ರಮಗಳ ಸಂಬಂಧದಲ್ಲಿ ಮತ್ತು ಯಾವ ಅವಧಿಗಾಗಿ, ಕಾಲೇಜನ್ನು ಅಥವಾ ವ್ಯಾಸಂಗ ಕ್ರಮವನ್ನು ಸಂಯೋಜಿಸಲಾಗಿದೆಯೋ, ಆ ವ್ಯಾಸಂಗಕ್ರಮಗಳನ್ನು ಮತ್ತು ಅವಧಿಯನ್ನು ಆದೇಶದಲ್ಲಿ ನಿರ್ದಿಷ್ಟಪಡಿಸತಕ್ಕದ್ದು.

(15) ಅಂತಹ ಅರ್ಜಿಯನ್ನು ಅಥವಾ ಅದರ ಯಾವುದೇ ಭಾಗವನ್ನು ರಾಜ್ಯ ಸರ್ಕಾರವು ಅಥವಾ ವಿಶ್ವವಿದ್ಯಾಲಯವು ನಿರಾಕರಿಸಿದ್ದರೆ, ಹಾಗೆ ನಿರಾಕರಿಸಲು ಕಾರಣಗಳನ್ನು ತಿಳಿಸತಕ್ಕದ್ದು.

(16) (1)ನೇ ಉಪಪ್ರಕರಣದ ಅಡಿಯಲ್ಲಿ ಸಲ್ಲಿಸಿದ ಯಾವುದೇ ಅರ್ಜಿಯನ್ನು (12)ನೇ ಉಪ ಪ್ರಕರಣದ ಅಡಿಯಲ್ಲಿ ಆದೇಶವನ್ನು ಮಾಡುವುದಕ್ಕೆ ಮೊದಲು ಯಾವುದೇ ಸಮಯದಲ್ಲಿ ಅರ್ಜಿದಾರನು ಹಿಂದಕ್ಕೆ ಪಡೆಯಬಹುದು.

(17) ಪ್ರತಿಯೊಂದು ಶೈಕ್ಷಣಿಕ ವರ್ಷಕ್ಕಾಗಿ, ಪ್ರಸಕ್ತ ಇರುವ ವ್ಯಾಸಂಗ ಕ್ರಮಗಳಿಗಾಗಿ ಮತ್ತು ಹೊಸ ವ್ಯಾಸಂಗ ಕ್ರಮಗಳನ್ನು ಹೊರತುಪಡಿಸಿ ಅನುಸರಣಾ ವ್ಯಾಸಂಗ ಕ್ರಮಗಳಿಗೆ ಸಂಯೋಜನೆಯನ್ನು ನವೀಕರಿಸುವುದಕ್ಕಾಗಿ ಅಥವಾ ಮುಂದುವರಿಸುವುದಕ್ಕಾಗಿ ಮಂಜೂರಾತಿಯನ್ನು ಮಂಡಳಿಯು ಹೊಸ ಸಂಯೋಜನೆಯ ಮಂಜೂರಾತಿಗೆ ಅನ್ವಯವಾಗುವ ರೀತಿಯಲ್ಲಿಯೇ, ವಿದ್ಯಾ ವಿಷಯಕ ಪರಿಷತ್ತಿನೊಡನೆ ಸಮಾಲೋಚಿಸಿ ನೀಡಬಹುದು.

(18) ರಾಜ್ಯ ಸರ್ಕಾರವು ಪ್ರತಿಯೊಂದು ವ್ಯಾಸಂಗ ಕ್ರಮದ ಸಂಬಂಧದಲ್ಲಿ ಪ್ರವೇಶಾವಕಾಶವನ್ನು ವಾರ್ಷಿಕ ಆಧಾರದಲ್ಲಿ ನಿರ್ಧರಿಸತಕ್ಕದ್ದು.

45. ಹೊಸ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಳ್ಳುವುದಕ್ಕೆ ನಿರ್ಬಂಧ.- (1) ಯಾವುದೇ ವಿಶ್ವವಿದ್ಯಾಲಯಕ್ಕೆ ಸಂಯೋಜನೆಯನ್ನು ಕೋರುತ್ತಿರುವ ಒಂದು ಹೊಸ ಕಾಲೇಜು ಹೊಸ ವ್ಯಾಸಂಗ ಕ್ರಮಕ್ಕೆ ಸಂಯೋಜನೆಯನ್ನು ಕೋರುತ್ತಿರುವ ಅಥವಾ ನಿರ್ದಿಷ್ಟಪಡಿಸಲಾದಂಥ ಪ್ರವೇಶಾವಕಾಶಕ್ಕಿಂತಲೂ ಹೆಚ್ಚು ಪ್ರವೇಶಾವಕಾಶವನ್ನು ಕೋರುತ್ತಿರುವ ಈಗಾಗಲೇ ಇರುವ ಒಂದು ಕಾಲೇಜು ಸಂದರ್ಭಾನುಸಾರ ಆ ಹೊಸ ಕಾಲೇಜಿಗೆ ಸಂಯೋಜನೆಯನ್ನು ಅಥವಾ ಈಗಾಗಲೇ ಇರುವ ಸಂಯೋಜಿತ ಕಾಲೇಜಿನಲ್ಲಿ ಒಂದು ಹೊಸ ವ್ಯಾಸಂಗ ಕ್ರಮವನ್ನು ಅಥವಾ ಅಂಥ ಒಂದು ವ್ಯಾಸಂಗ ಕ್ರಮದ ಸಂಬಂಧದಲ್ಲಿ ನಿರ್ದಿಷ್ಟಪಡಿಸಿದ ಪ್ರವೇಶಾವಕಾಶವನ್ನು ಬದಲಾಯಿಸಲು ವಿಶ್ವ ವಿದ್ಯಾಲಯವು ಮಂಜೂರಾತಿ ನೀಡಿದ್ದ ಹೊರತು ಅವುಗಳು ಆ ಸಂಬಂಧದಲ್ಲಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಸಿಕೊಳ್ಳತಕ್ಕದ್ದಲ್ಲ.

(2) (1)ನೇ ಉಪ ಪ್ರಕರಣದ ಉಪಬಂಧವನ್ನು ಉಲ್ಲಂಘಿಸುವ ಯಾವುದೇ ಸಂಸ್ಥೆಯು ಕರ್ನಾಟಕ ಮಾನ್ಯತೆ ಪಡೆಯದ ಮತ್ತು ಸಂಯೋಜನೆ ಹೊಂದಿರದ ವಿದ್ಯಾ ಸಂಸ್ಥೆಗಳಿಗೆ ಪ್ರವೇಶ ನಿಷೇಧ ಅಧಿನಿಯಮ, 1992ರ (1993ರ ಕರ್ನಾಟಕ ಅಧಿನಿಯಮ 7) ಅಡಿಯಲ್ಲಿ ಕೈಗೊಳ್ಳುವ ಕ್ರಮಕ್ಕೆ ಗುರಿಯಾಗತಕ್ಕದ್ದು.

46. ಪರೀಕ್ಷೆಗಳಿಗೆ ಹಾಜರಾಗಲು ನಿರ್ಬಂಧ.- ತನ್ನ ಪ್ರವೇಶವು ಅಮಾನ್ಯವಾಗಿರುವ ಅಥವಾ ವಿಶ್ವವಿದ್ಯಾಲಯದಿಂದ ತನ್ನ ಪ್ರವೇಶವು ಅನುಮೋದಿತವಾಗಿಲ್ಲದ ಅಥವಾ ನಿರ್ದಿಷ್ಟಪಡಿಸಲಾದ ವಿದ್ಯಾರ್ಥಿಗಳ ಸಂಖ್ಯೆಗಿಂತ ಹೆಚ್ಚಿಗೆಯಾಗಿ ಕಾಲೇಜಿಗೆ ಅಥವಾ ವ್ಯಾಸಂಗ ಕ್ರಮಕ್ಕೆ ಪ್ರವೇಶಪಡೆದಿರುವ ಯಾವೊಬ್ಬ ವಿದ್ಯಾರ್ಥಿಯು, ಕಾಲೇಜು ಅಥವಾ ವಿಶ್ವವಿದ್ಯಾಲಯವು ನಡೆಸುವ ಪರೀಕ್ಷೆಗೆ ಹಾಜರಾಗಲು ಅರ್ಹನಾಗಿರತಕ್ಕದ್ದಲ್ಲ.

47. ಖಾಯಂ ಸಂಯೋಜನೆ.- (1) ಐದು ವರ್ಷಗಳಿಗೆ ಕಡಿಮೆ ಇಲ್ಲದ ಅವಧಿಗೆ ನಿರಂತರವಾಗಿ ಸಂಯೋಜನೆಗೊಂಡಿರುವ ಮತ್ತು ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ದಿಷ್ಟಪಡಿಸಿದ ಸಂಯೋಜನೆಯ ಎಲ್ಲಾ ಷರತ್ತುಗಳನ್ನು ಪೂರೈಸಿರುವ ಮತ್ತು ವಿದ್ಯಾ ವಿಷಯದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಿದ ಹಾಗೂ ಆಡಳಿತಾತ್ಮಕ ಗುಣಮಟ್ಟಗಳನ್ನು ಹೊಂದಿರುವ ಕಾಲೇಜು ಖಾಯಂ ಸಂಯೋಜನೆಯ ಮಂಜೂರಾತಿಗೆ ಅರ್ಹವಾಗಿರತಕ್ಕದ್ದು.

(2) 45ನೇ ಪ್ರಕರಣದ ಉಪಬಂಧಗಳು, ಯಥೋಚಿತ ವ್ಯತ್ಯಾಸಗಳೊಂದಿಗೆ ಖಾಯಂ ಸಂಯೋಜನೆಯ ಮಂಜೂರಾತಿಗೆ ಅನ್ವಯವಾಗತಕ್ಕದ್ದು.

(3) ಖಾಯಂ ಆಗಿ ವಿಶ್ವವಿದ್ಯಾಲಯಕ್ಕೆ ಸಂಯೋಜನೆಗೊಂಡ ಕಾಲೇಜಿನ, ಆಡಳಿತಾತ್ಮಕ ಮತ್ತು ಶೈಕ್ಷಣಿಕ ಕಾರ್ಯ ವೈಖರಿಯನ್ನು ಐದು ವರ್ಷಗಳ ಅವಧಿಯಲ್ಲಿ ಕೊನೆಪಕ್ಷ ಒಂದು ಸಲದಂತೆ ಆಗಾಗ್ಗೆ, ವಿಶ್ವವಿದ್ಯಾಲಯ ಮತ್ತು ರಾಜ್ಯ ಸರ್ಕಾರಗಳು ಪರಿಶೀಲನೆ ಮಾಡತಕ್ಕದ್ದು.

(4) ಪೂರ್ವೋಕ್ತ ಉಪ ಪ್ರಕರಣಗಳಲ್ಲಿ ಏನೇ ಇದ್ದರೂ, ಖಾಯಂ ಆಗಿ ಸಂಯೋಜನೆಗೊಂಡ ಕಾಲೇಜು, (1)ನೇ ಉಪ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಯಾವುದೇ ಷರತ್ತುಗಳನ್ನು ಪೂರೈಸಲು ವಿಫಲವಾಗಿದ್ದಲ್ಲಿ, ಅದರ ಖಾಯಂ ಸಂಯೋಜನೆಯನ್ನು ರದ್ದುಪಡಿಸತಕ್ಕದ್ದು:

ಪರಂತು, ಸಂಬಂಧಪಟ್ಟ ಕಾಲೇಜಿಗೆ ತನ್ನ ಅಹವಾಲನ್ನು ಹೇಳಿಕೊಳ್ಳಲು ವಿಶ್ವವಿದ್ಯಾಲಯವು ಒಂದು ಅವಕಾಶಕೊಟ್ಟ ಹೊರತು ಖಾಯಂ ಸಂಯೋಜನೆಯನ್ನು ರದ್ದುಗೊಳಿಸತಕ್ಕದ್ದಲ್ಲ:

ಮತ್ತು ಪರಂತು, ಖಾಯಂ ಸಂಯೋಜನೆಯನ್ನು ರದ್ದುಗೊಳಿಸಿದ ತರುವಾಯ ಸಂಬಂಧಪಟ್ಟ ಕಾಲೇಜು, ಸಂಯೋಜನೆಯನ್ನು ವಾರ್ಷಿಕ ಆಧಾರದ ಮೇಲೆ ತಾತ್ಕಾಲಿಕವಾಗಿ ಮುಂದುವರಿಸಲು ಕೋರತಕ್ಕದ್ದು.

48. ಸಂಯೋಜನೆಯನ್ನು ಹಿಂತೆಗೆದುಕೊಳ್ಳುವುದು.-(1) ಸಂಯೋಜನೆಗೊಂಡ ಕಾಲೇಜು ಈ ಅಧ್ಯಾದೇಶದ ಯಾವುದೇ ಉಪಬಂಧವನ್ನು ಪಾಲಿಸಲು ವಿಫಲವಾದರೆ ಅಥವಾ ಸಂಯೋಜನೆಯ ಯಾವುದೇ ಷರತ್ತುಗಳನ್ನು ಪಾಲಿಸಲು ವಿಫಲವಾದರೆ ಅಥವಾ ಕಾಲೇಜನ್ನು ಶಿಕ್ಷಣದ ಹಿತಾಸಕ್ತಿಗಳಿಗೆ ದಕ್ಕೆ ಉಂಟು ಮಾಡುವ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದರೆ, ಸಂಯೋಜನೆಯ ಮೂಲಕ ಕಾಲೇಜಿಗೆ ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಪ್ರದತ್ತವಾದ ಹಕ್ಕುಗಳನ್ನು ಪೂರ್ಣವಾಗಿ ಅಥವಾ ಭಾಗಶಃ ಹಿಂತೆಗೆದುಕೊಳ್ಳಬಹುದು ಅಥವಾ ಮಾರ್ಪಾಡು ಮಾಡಬಹುದು.

(2) ಅಂತಹ ಹಕ್ಕುಗಳನ್ನು ಹಿಂತೆಗೆದುಕೊಳ್ಳುವುದಕ್ಕೆ ಅಥವಾ ಮಾರ್ಪಾಟುಮಾಡುವುದಕ್ಕೆ ಸೂಚನೆಯನ್ನು ಮಂಡಳಿಯ ಸಭೆಯಲ್ಲಿ ಮಾತ್ರ ಮಂಡಿಸತಕ್ಕದ್ದು. ಮಂಡಳಿಯ ಪದನಿಮಿತ್ತ ಸದಸ್ಯನೂ ಒಳಗೊಂಡಂತೆ ಅಂತಹ ಸೂಚನೆಯನ್ನು ಮಂಡಿಸಲು ಉದ್ದೇಶಿಸುವ ಯಾವುದೇ ಸದಸ್ಯನು ಯಾವ ಕಾರಣದ ಮೇಲೆ ಅಂತಹ ಸೂಚನೆಯನ್ನು ಮಂಡಿಸಲಾಗಿದೆಯೋ ಆ ಕಾರಣಗಳನ್ನು ಲಿಖಿತದಲ್ಲಿ ನಿರೂಪಿಸಿ ಅಂಥ ಒಂದು ನೋಟೀಸನ್ನು ನೀಡತಕ್ಕದ್ದು.

(3) ಸದರಿ ಸೂಚನೆಯನ್ನು ಪರಿಗಣನೆಗೆ ತೆಗೆದುಕೊಳ್ಳುವುದಕ್ಕೆ ಮೊದಲು ಮಂಡಳಿಯು, ನೋಟೀಸಿನ ಒಂದು ಪ್ರತಿಯನ್ನು, ತನ್ನ ತಿಳುವಳಿಕೆ ಪತ್ರದಲ್ಲಿ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಆ ಕಾಲೇಜು ಸದರಿ ಸೂಚನೆಯ ಬಗ್ಗೆ ತನ್ನ ಯಾವುದೇ ಮನವಿಯನ್ನು ಬರೆದು ಸಲ್ಲಿಸತಕ್ಕದೆಂದು ಮತ್ತು ಅದನ್ನು ಮಂಡಳಿಯು ಪರ್ಯಾಲೋಚಿಸುವುದೆಂದು ನಿರ್ದಿಷ್ಟವಾಗಿ ತಿಳಿಸಿದ ಪತ್ರದೊಂದಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಕಳುಹಿಸತಕ್ಕದ್ದು.

(4) (3)ನೇ ಉಪ ಪ್ರಕರಣದಲ್ಲಿ ಹಾಗೆ ನಿರ್ದಿಷ್ಟಪಡಿಸಿದ ಅವಧಿಯನ್ನು ಅವಶ್ಯವಿದ್ದಲ್ಲಿ, ಮಂಡಳಿಯು ಸಮಂಜಸ ಸಮಯದವರೆಗೆ ವಿಸ್ತರಿಸಬಹುದು.

(5) ಮನವಿಯನ್ನು ಸ್ವೀಕರಿಸಿದ ಮೇಲೆ ಅಥವಾ ಹಿಂದಿನ ಉಪ ಪ್ರಕರಣದಲ್ಲಿ ಉಲ್ಲೇಖಿಸಲಾದ ಅವಧಿಯು ಮುಗಿದ ಮೇಲೆ, ಮಂಡಳಿಯು ಸೂಚನೆಯ ನೋಟೀಸನ್ನು, ಅದರಲ್ಲಿ ತಿಳಿಸಿದ ಕಾರಣಗಳನ್ನು ಮತ್ತು ಅದರ ಮೇಲೆ ಸಲ್ಲಿಸಿದ ಮನವಿಯನ್ನು ಪರ್ಯಾಲೋಚಿಸಿದ ತರುವಾಯ ಮತ್ತು ಈ ಸಂಬಂಧದಲ್ಲಿ ತಾನು ರಚಿಸಿದ ಮತ್ತು ಪ್ರಾಧಿಕಾರ ನೀಡಿದ ಒಂದು ಸಮಿತಿಯು ತನಗೆ ಅವಶ್ಯವೆಂದು ಕಂಡು ಬರಬಹುದಾದಂತಹ ಪರಿಶೀಲನೆಯನ್ನು ನಡೆಸಿದ ತರುವಾಯ ಮತ್ತು ಅಂತಹ ಹೆಚ್ಚಿನ ವಿಚಾರಣೆಯನ್ನು ನಡೆಸಿದ ತರುವಾಯ, ಒಂದು ನಿರ್ಣಯವನ್ನು ಅದಕ್ಕೆ ಕಾರಣಗಳನ್ನು ದಾಖಲಿಸಿ ಅಂಗೀಕರಿಸತಕ್ಕದ್ದು ಮತ್ತು ಅದನ್ನು ವಿದ್ಯಾವಿಷಯಕ ಪರಿಷತ್ತಿಗೆ ಕಳುಹಿಸಿಕೊಡತಕ್ಕದ್ದು.

(6) (5)ನೇ ಉಪ ಪ್ರಕರಣದ ಅಡಿಯಲ್ಲಿನ ಒಂದು ವರದಿಯನ್ನು ಸ್ವೀಕರಿಸಿದ ಮೇಲೆ, ವಿದ್ಯಾ ವಿಷಯಕ ಪರಿಷತ್ತು ಅದಕ್ಕೆ ಅವಶ್ಯವೆಂದು ಕಂಡುಬರಬಹುದಾದಂತಹ ಹೆಚ್ಚಿನ ವಿಚಾರಣೆ ಯಾವುದಾದರೂ ಇದ್ದರೆ ಅದನ್ನು ಮಾಡಿದ ತರವಾಯ, ಆ ವಿಷಯದಲ್ಲಿ ತನ್ನ ಅಭಿಪ್ರಾಯವನ್ನು ದಾಖಲಿಸತಕ್ಕದ್ದು ಮತ್ತು ಅದನ್ನು ಮಂಡಳಿಗೆ ವಾಪಸ್ಸು ಕಳುಹಿಸಿಕೊಡತಕ್ಕದ್ದು.

(7) ಮಂಡಳಿಯು, ವಿದ್ಯಾ ವಿಷಯಕ ಪರಿಷತ್ತಿನ ನಿರ್ಣಯವನ್ನು ಪರ್ಯಾಲೋಚಿಸಿದ ತರುವಾಯ ಸಂಯೋಜನೆಯನ್ನು ಹಿಂತೆಗೆದುಕೊಳ್ಳಬೇಕೆಂದು ಶಿಫಾರಸ್ಸು ಮಾಡಿದ ಅಂತಿಮ ನಿರ್ಣಯವನ್ನು ಅಂಗೀಕರಿಸತಕ್ಕದ್ದು. ಅಂತಹ ನಿರ್ಣಯಕ್ಕೆ ಮಂಡಳಿಯ ಸಭೆಯಲ್ಲಿ ಹಾಜರಿದ್ದ ಸದಸ್ಯರ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ದೊರೆತ ಹೊರತು ನಿರ್ಣಯವು ಮಂಡಳಿಯಿಂದ ಅಂಗೀಕೃತವಾಗಿರುವುದಾಗಿ ಭಾವಿಸತಕ್ಕದ್ದಲ್ಲ.

(8) ಕುಲಸಚಿವರು ಪ್ರಸ್ತಾವವನ್ನು, ಸೂಚನೆಯ ನೋಟೀಸು, ಕಾಲೇಜಿನ ಉತ್ತರ, ಮಂಡಳಿಯ ಮತ್ತು ವಿದ್ಯಾ ವಿಷಯಕ ಪರಿಷತ್ತಿನ ನಿರ್ಣಯವೂ ಒಳಗೊಂಡಂತೆ ಎಲ್ಲಾ ದಸ್ತಾವೇಜುಗಳನ್ನು ತೀರ್ಮಾನ ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಒಪ್ಪಿಸತಕ್ಕದ್ದು.

(9) ರಾಜ್ಯ ಸರ್ಕಾರವು ತನಗೆ ಅವಶ್ಯವೆಂದು ಕಂಡುಬರಬಹುದಾದಂತಹ ಹೆಚ್ಚಿನ ವಿಚಾರಣೆಯನ್ನು ನಡೆಸಿದ ತರವಾಯ, ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ, ಸಂಯೋಜನೆಯನ್ನು ಪೂರ್ತಿಯಾಗಿ ಅಥವಾ ಭಾಗಶಃ ಹಿಂತೆಗೆದುಕೊಳ್ಳುವಂತೆ ಅಥವಾ ಮಾರ್ಪಾಟು ಮಾಡುವಂತೆ ಅಥವಾ ಪ್ರಸ್ತಾವವನ್ನು ತಿರಸ್ಕರಿಸುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಬಹುದು.

(10) ವಿಶ್ವವಿದ್ಯಾಲಯವು ಅಂತಹ ನಿರ್ದೇಶನವನ್ನು ಸ್ವೀಕರಿಸಿದ ಮೇಲೆ, ಅಂತಹ ನಿರ್ದೇಶನಕ್ಕೆ ಅನುಸಾರವಾಗಿ ಔಪಚಾರಿಕ ಆದೇಶವನ್ನು ಹೊರಡಿಸತಕ್ಕದ್ದು.

(11) ಸಂಯೋಜನೆಯನ್ನು ಪೂರ್ಣವಾಗಿ ಅಥವಾ ಭಾಗಶಃ ಹಿಂತೆಗೆದುಕೊಂಡ ಕಾಲೇಜಿನ ವಿದ್ಯಾರ್ಥಿಗಳಿಗೆ, ನಿರ್ದಿಷ್ಟ ವ್ಯಾಸಂಗ ಕ್ರಮದ ಸಂಬಂಧದಲ್ಲಿ ಹಾಗೆ ಸ್ಥಳಾವಕಾಶ ಕಲ್ಪಿಸಬೇಕಾದಂತಹ ವಿದ್ಯಾರ್ಥಿಗಳ ಸಂಖ್ಯೆಯಷ್ಟರ ಮಟ್ಟಿಗೆ ಪ್ರವೇಶ

ಸಂಖ್ಯೆಯನ್ನು ಹೆಚ್ಚಿಸುವ ಮೂಲಕ, ವಿಶ್ವವಿದ್ಯಾಲಯವು, ಹತ್ತಿರದಲ್ಲಿರುವ ಕಾಲೇಜಿನಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಸ್ಥಳಾವಕಾಶವನ್ನು ಕಲ್ಪಿಸುವ ವ್ಯವಸ್ಥೆ ಮಾಡತಕ್ಕದ್ದು. ಅಂತಹ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಸಂಯೋಜನೆಯನ್ನು ಹಿಂತೆಗೆದುಕೊಂಡ ಕಾಲೇಜಿನಿಂದ ವಿಶ್ವವಿದ್ಯಾಲಯವು ಅವರನ್ನು ವರ್ಗಾಯಿಸಿದ ಕಾಲೇಜಿಗೆ ವರ್ಗಾಯಿಸತಕ್ಕದ್ದು.

49. ಕಾಲೇಜು ಅಥವಾ ವ್ಯಾಸಂಗ ಕ್ರಮವನ್ನು ಸ್ವಯಂ ಮುಚ್ಚುವಿಕೆ.- (1) ತನ್ನ ಅಸಮರ್ಥ್ಯದ ಅಥವಾ ಹಣಕಾಸು ದೃಷ್ಟಿಯಿಂದ ಉರ್ಜಿತವಾಗದ ಕಾರಣದಿಂದ ಅಥವಾ ಆಡಳಿತ ವ್ಯವಸ್ಥೆಯ ಕುಸಿತದ ಕಾರಣದಿಂದ ಕಾಲೇಜನ್ನು ಅಥವಾ ವ್ಯಾಸಂಗ ಕ್ರಮವನ್ನು ಮುಚ್ಚಲು ಉದ್ದೇಶಿಸಿರುವಂತಹ ಯಾವುದೇ ಕಾಲೇಜಿನ ಆಡಳಿತ ಮಂಡಳಿಯು ವಿಶ್ವವಿದ್ಯಾಲಯಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ, ಕಾಲೇಜನ್ನು ಮುಚ್ಚುವುದಕ್ಕೆ ಮೊದಲು ಮೂರು ತಿಂಗಳುಗಳಿಗಿಂತ ಕಡಿಮೆ ಇಲ್ಲದಂತೆ ಆ ಬಗ್ಗೆ ಕಾರಣಗಳನ್ನು ತಿಳಿಸಿ ನೋಟೀಸನ್ನು ನೀಡತಕ್ಕದ್ದು.

(2) ಕಾಲೇಜಿನ ಅಥವಾ ವ್ಯಾಸಂಗ ಕ್ರಮದ ಮುಚ್ಚುವಿಕೆಯ ಅರ್ಜಿಯನ್ನು ವಿದ್ಯಾವಿಷಯಕ ಪರಿಷತ್ತು ಮತ್ತು ಮಂಡಳಿಗಳು ಪರಿಗಣಿಸತಕ್ಕದ್ದು ಮತ್ತು ಅವು ಅದರ ಮೇಲೆ ಸೂಕ್ತ ಗೊತ್ತುವಳಿಗಳನ್ನು ಅಂಗೀಕರಿಸತಕ್ಕದ್ದು.

(3) ಕುಲಸಚಿವರು, ಅರ್ಜಿಯನ್ನು ಮತ್ತು ವಿದ್ಯಾವಿಷಯಕ ಪರಿಷತ್ತಿನ ಮತ್ತು ಮಂಡಳಿಯ ಗೊತ್ತುವಳಿಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು, ಅದು ಅವುಗಳನ್ನು ಪರಿಗಣಿಸಿದ ತರುವಾಯ ಮುಚ್ಚುವ ಬಗ್ಗೆ ಅನುಮತಿ ನೀಡಬೇಕೆಂದು ಅಥವಾ ಮುಚ್ಚುವಿಕೆಗೆ ಅನುಮತಿ ನಿರಾಕರಿಸಬೇಕೆಂದು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡತಕ್ಕದ್ದು ಮತ್ತು ವಿಶ್ವವಿದ್ಯಾಲಯವು ಅಂಥ ನಿರ್ದೇಶನಗಳನ್ನು ಸ್ವೀಕರಿಸಿದ ತರುವಾಯ ಅದಕ್ಕನುಸಾರ ಆದೇಶಗಳನ್ನು ಹೊರಡಿಸತಕ್ಕದ್ದು.

(4) ಆಡಳಿತ ಮಂಡಳಿಯು, ಶೈಕ್ಷಣಿಕ ವರ್ಷದ ಚಾಲ್ತಿ ಅವಧಿಯಲ್ಲಿ ಮತ್ತು ವಿಶ್ವವಿದ್ಯಾಲಯವು ಸಂಬಂಧಪಟ್ಟ ವ್ಯಾಸಂಗಕ್ರಮದ ವಾರ್ಷಿಕ ಪರೀಕ್ಷೆಗಳನ್ನು ನಡೆಸುವವರೆಗೆ ಮತ್ತು ವಿಶ್ವವಿದ್ಯಾಲಯವು ಮುಚ್ಚಬಹುದೆಂದು ಒಂದು ಔಪಚಾರಿಕ ಆದೇಶವನ್ನು ಹೊರಡಿಸುವವರೆಗೆ ಕಾಲೇಜನ್ನು ಅಥವಾ ವ್ಯಾಸಂಗ ಕ್ರಮವನ್ನು ಮುಚ್ಚತಕ್ಕದ್ದಲ್ಲ.

(5) ಹಾಗೆ ಮುಚ್ಚಲಾದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವರ ವರ್ಗಾವಣೆಯ ನಂತರ, ವಿಶ್ವವಿದ್ಯಾಲಯವು, ಹತ್ತಿರವಿರುವ ಕಾಲೇಜಿನಲ್ಲಿ ಸಂಬಂಧಪಟ್ಟ ವ್ಯಾಸಂಗಕ್ರಮದಲ್ಲಿ ಪ್ರವೇಶ ಸಂಖ್ಯೆಯನ್ನು ಅಂಥ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡುವಷ್ಟರಮಟ್ಟಿಗೆ ಹೆಚ್ಚಿಸಿ ಪ್ರವೇಶವನ್ನು ನೀಡತಕ್ಕದ್ದು ಮತ್ತು ಅಂಥ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಹಾಗೆ ಮುಚ್ಚಲ್ಪಟ್ಟ ಕಾಲೇಜಿನಿಂದ, ಯಾವ ಕಾಲೇಜಿನಲ್ಲಿ ಅಂಥ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆದಿರುವರೋ ಅಲ್ಲಿಗೆ ವರ್ಗಾಯಿಸತಕ್ಕದ್ದು.

(6) (1)ನೇ ಉಪಪ್ರಕರಣದ ಅಡಿಯಲ್ಲಿ ನೋಟೀಸಿನ ಅವಧಿಯು ಮುಕ್ತಾಯವಾದ ತರುವಾಯ ತೊಂಬತ್ತು ದಿನಗಳೊಳಗೆ, ಹಾಗೆ ಮುಚ್ಚುವ ಬಗ್ಗೆ ಅನುಮತಿ ನೀಡುವ ಅಥವಾ ನಿರಾಕರಿಸುವ ಯಾವುದೇ ನಿರ್ದೇಶನವನ್ನು ರಾಜ್ಯ ಸರ್ಕಾರವು ನೀಡದಿದ್ದರೆ, (4)ನೇ ಉಪಪ್ರಕರಣದ ಉಪಬಂಧಗಳಿಗೊಳಪಟ್ಟು, ಕಾಲೇಜನ್ನು ಅಥವಾ ಸಂದರ್ಭಾನುಸಾರ ವ್ಯಾಸಂಗಕ್ರಮವನ್ನು ಮುಚ್ಚಲು ಆಡಳಿತ ಮಂಡಳಿಗೆ ಅನುಮತಿ ನೀಡಲಾಗಿದೆ ಎಂದು ಭಾವಿಸತಕ್ಕದ್ದು.

50. ಕೆಲವು ಸಂಸ್ಥೆಗಳಿಗೆ ಮಾನ್ಯತೆ.- (1) ಸಂಶೋಧನೆ ಅಥವಾ ನಿರ್ದಿಷ್ಟಪಡಿಸಿದ ಅಧ್ಯಯನಗಳನ್ನು ಅಥವಾ ವಿಶೇಷ ಅಧ್ಯಯನಗಳನ್ನು ನಡೆಸುವ ಕಾಲೇಜುಗಳನ್ನು ಹೊರತುಪಡಿಸಿ, ವಿಶ್ವವಿದ್ಯಾಲಯ ಪ್ರದೇಶದ ಒಳಗೆ ಅಥವಾ ಹೊರಗೆ ಇರುವ ಯಾವುದೇ ಸಂಸ್ಥೆಯನ್ನು, ಶಾಸನಗಳ ಮೂಲಕ ನಿಯಮಿಸಬಹುದಾದಂಥ ಉದ್ದೇಶಕ್ಕಾಗಿ ಮತ್ತು ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು, ಮಾನ್ಯತೆ ಪಡೆದ ಸಂಸ್ಥೆಯೆಂದು ಮಂಡಳಿಯು ಮಾನ್ಯತೆ ನೀಡಬಹುದು.

(2) ಯಾವುದೇ ಅಂಥ ಮಾನ್ಯತೆಯನ್ನು ಶಾಸನಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ಕಾರಣಗಳಿಗಾಗಿ ಪೂರ್ಣವಾಗಿಯಾಗಲಿ ಅಥವಾ ಭಾಗಶಃವಾಗಿಯಾಗಲಿ ಹಿಂತೆಗೆದುಕೊಳ್ಳಬಹುದು ಅಥವಾ ಮಾರ್ಪಾಟು ಮಾಡಬಹುದು.

51. ಕಾಲೇಜುಗಳ ಪರಿವೀಕ್ಷಣೆ ಮತ್ತು ವರದಿಗಳು.- (1) ಖಾಯಂ ಆಗಿ ಸಂಯೋಜನೆಗೊಂಡ ಕಾಲೇಜುಗಳೂ ಒಳಗೊಂಡಂತೆ ಸಂಯೋಜನೆಗೊಂಡ ಪ್ರತಿಯೊಂದು ಕಾಲೇಜು, ಮಂಡಳಿಯು ವಿದ್ಯಾವಿಷಯಕ ಪರಿಷತ್ತಿನೊಡನೆ ಸಮಾಲೋಚನೆ ನಡೆಸಿದ ತರುವಾಯ, ಆ ಕಾಲೇಜಿನ ಅಥವಾ ಸಂಸ್ಥೆಯ ದಕ್ಷತೆಯನ್ನು ಮತ್ತು ಅದು ಸಾಧಿಸಿದ ಶೈಕ್ಷಣಿಕ ಗುಣಮಟ್ಟವನ್ನು ನಿರ್ಣಯಿಸುವುದಕ್ಕೆ ಸಾಧ್ಯವಾಗುವಂತೆ ಅಗತ್ಯಪಡಿಸಬಹುದಾದಂಥ ವರದಿಗಳನ್ನು, ವಿವರಣ ಪಟ್ಟಿಕೆಗಳನ್ನು ಮತ್ತು ಇತರ ಮಾಹಿತಿಯನ್ನು ಕುಲಸಚಿವರಿಗೆ ಒದಗಿಸತಕ್ಕದ್ದು.

(2) ಮಂಡಳಿಯು, ಅಂಥ ಪ್ರತಿಯೊಂದು ಕಾಲೇಜನ್ನು ಈ ಉದ್ದೇಶಕ್ಕಾಗಿ ರಚಿಸಿದ ಒಂದು ಸಮಿತಿಯು ಕಾಲಕಾಲಕ್ಕೆ ಪರಿವೀಕ್ಷಣೆ ನಡೆಸುವಂತೆ ಮಾಡತಕ್ಕದ್ದು.

(3) ಮಂಡಳಿಯು, ಹಾಗೆ ಪರಿವೀಕ್ಷಣೆ ನಡೆಸಿದ ಮೇಲೆ ಯಾವುದೇ ಕಾಲೇಜನ್ನು, ನಿರ್ದಿಷ್ಟಪಡಿಸಿದ ಅವಧಿಯೊಳಗೆ, ಯಾವುದೇ ವಿಷಯಗಳ ಸಂಬಂಧದಲ್ಲಿ ತನಗೆ ಅವಶ್ಯವೆಂದು ಕಂಡುಬರಬಹುದಾದಂಥ ಕ್ರಮವನ್ನು ಕೈಗೊಳ್ಳಲು ಕೋರಬಹುದು.

(4) ಪ್ರತಿಯೊಂದು ಕಾಲೇಜು, ವಿಶ್ವವಿದ್ಯಾಲಯವು ವಿದ್ಯಾವಿಷಯಕ್ಕೆ ಮತ್ತು ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಮತ್ತು ಅದಕ್ಕೆ ಪೂರಕವಾದ ವಿಷಯಗಳ ಬಗ್ಗೆ ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

ಅಧ್ಯಾಯ - VIII

ಶಾಸನಗಳು ಮತ್ತು ವಿನಿಯಮಗಳು

52. ಶಾಸನಗಳು.- ಈ ಅಧ್ಯಾದೇಶದ ಉಪಬಂಧಗಳಿಗೊಳಪಟ್ಟು, ವಿಶ್ವವಿದ್ಯಾಲಯದ ಶಾಸನಗಳು, ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಪಟ್ಟ ಯಾವುದೇ ವಿಷಯಕ್ಕೆ ಉಪಬಂಧ ಕಲ್ಪಿಸಬಹುದು ಮತ್ತು ವಿಶೇಷವಾಗಿ, ಈ ಮುಂದಿನವುಗಳಿಗೆ ಉಪಬಂಧ ಕಲ್ಪಿಸತಕ್ಕದ್ದು, ಎಂದರೆ:-

- (1) ಪ್ರಾಧಿಕಾರಗಳ ರಚನೆ, ಅಧಿಕಾರಗಳು ಮತ್ತು ಕರ್ತವ್ಯಗಳು;
- (2) ವಿಶ್ವವಿದ್ಯಾಲಯದ ವಿದ್ಯಾವಿಷಯಕ ಜೀವನವನ್ನು ಉತ್ತಮಗೊಳಿಸಲು ಅವಶ್ಯವಾದ ಅಥವಾ ಅಪೇಕ್ಷಣೀಯವಾದ ಇತರ ನಿಕಾಯಗಳ ಅಥವಾ ಸಮಿತಿಗಳ ರಚನೆ, ಸಂಯೋಜನೆ ಮತ್ತು ಪ್ರಕಾರ್ಯಗಳು;
- (3) ಕುಲಪತಿಯವರನ್ನು ಹೊರತುಪಡಿಸಿ ವಿಶ್ವವಿದ್ಯಾಲಯದ ಅಧಿಕಾರಿಗಳ ಪದನಾಮಗಳು, ಅಧಿಕಾರಗಳು, ಪ್ರಕಾರ್ಯಗಳು, ಕರ್ತವ್ಯಗಳು ಮತ್ತು ನೇಮಕಾತಿಯ ರೀತಿ ಮತ್ತು ಆಯ್ಕೆಗಳು ಮತ್ತು ಸೇವೆಯ ನಿಬಂಧನೆಗಳು ಮತ್ತು ಷರತ್ತುಗಳು;
- (4) ವಿಶ್ವವಿದ್ಯಾಲಯದ ಬೋಧಕರ ಮತ್ತು ಇತರ ಸಿಬ್ಬಂದಿಗಳ ವರ್ಗೀಕರಣ, ವಿದ್ಯಾರ್ಹತೆ ಮತ್ತು ನೇಮಕಾತಿಯ ರೀತಿ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಕರ್ತವ್ಯಗಳು;
- (5) ವಿಶ್ವವಿದ್ಯಾಲಯಗಳ ಫ್ಯಾಕಲ್ಟಿಗಳು, ಇಲಾಖೆಗಳು, ಸಂಶೋಧನಾ ಸಂಸ್ಥೆಗಳು, ಕೇಂದ್ರಗಳು ಮತ್ತು ಇತರ ಘಟಕಗಳ ಸ್ಥಾಪನೆ, ಸಮ್ಮಿಲನ, ಉಪವಿಭಜನೆ ಅಥವಾ ರದ್ದತಿ;
- (6) ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕರು ಮತ್ತು ಇತರ ಸಿಬ್ಬಂದಿಗಳ ಪ್ರಯೋಜನಕ್ಕಾಗಿ ವಿಶ್ರಾಂತಿ ವೇತನ ಮತ್ತು ವಿಮಾ ಯೋಜನೆಗಳ ರಚನೆ ಮತ್ತು ಅಂಥ ಯೋಜನೆಗಳ ನಿಯಮಗಳು, ನಿಬಂಧನೆಗಳು ಮತ್ತು ಷರತ್ತುಗಳು;
- (7) ಪದವಿ ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ಘಟಕೋತ್ಸವಗಳನ್ನು ನಡೆಸುವುದು;
- (8) ಗೌರವ ಪದವಿಗಳು ಮತ್ತು ವಿದ್ಯಾವಿಷಯಕ ಪ್ರಶಸ್ತಿಗಳನ್ನು ಪ್ರದಾನ ಮಾಡುವುದು ಮತ್ತು ಹಿಂಪಡೆಯುವುದು;
- (9) ವಿಶ್ವವಿದ್ಯಾಲಯದಡಿಯಲ್ಲಿ, ನೇಮಕವಾದ ಅಧಿಕಾರಿಗಳು, ಬೋಧಕರು ಮತ್ತು ಇತರ ವ್ಯಕ್ತಿಗಳ ಸೇವಾಷರತ್ತುಗಳು ಸಂದಾಯಮಾಡಬೇಕಾದ ಪರಿಶ್ರಮಧನ ಮತ್ತು ಪ್ರಯಾಣ ಮತ್ತು ದಿನ ಭತ್ಯೆಗಳೂ ಸೇರಿದಂತೆ ಭತ್ಯೆಗಳು;
- (10) ಪರೀಕ್ಷಾ ನಿಕಾಯಗಳು ಮತ್ತು ಪರೀಕ್ಷಕರ ನೇಮಕಾತಿಯ ಷರತ್ತುಗಳು ಮತ್ತು ವಿಧಾನ;
- (11) ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸುವ ಕಾಲೇಜುಗಳು, ಕೇಂದ್ರಗಳು, ವಿಭಾಗಗಳು, ಇಲಾಖೆಗಳು, ವಲಯ ಮತ್ತು ಪ್ರಾದೇಶಿಕ ಸಂಸ್ಥೆಗಳು, ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಇತರ ಸಂಸ್ಥೆಗಳ ನಿರ್ವಹಣೆ;
- (12) ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕರು ಮತ್ತು ಇತರ ಸಿಬ್ಬಂದಿಗಳ ನೇಮಕಾತಿಗಾಗಿ ಆಯ್ಕೆ ಸಮಿತಿಗಳ ರಚನೆ;
- (13) ಈ ಅಧ್ಯಾದೇಶದ ಮೂಲಕ ಶಾಸನಗಳ ಉಪಬಂಧ ಕಲ್ಪಿಸಬೇಕಾದ ಇತರ ಎಲ್ಲಾ ವಿಷಯಗಳು.

53. ಶಾಸನಗಳ ರಚನೆ.- (1) ಇನ್ನು ಮುಂದೆ ಉಪಬಂಧಿಸಿದ ರೀತಿಯಲ್ಲಿ ಮಂಡಳಿಯು ಯಾವುದೇ ಶಾಸನವನ್ನು ರಚಿಸಬಹುದು, ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

(2) ಈ ಅಧ್ಯಾದೇಶದಡಿಯಲ್ಲಿ ರಚಿಸಿದ ಶಾಸನಗಳನ್ನು ಮಂಡಳಿಯು ಪ್ರಸ್ತಾಪಿಸತಕ್ಕದ್ದು ಮತ್ತು ಸರ್ಕಾರದ ಮೂಲಕ ಕುಲಾಧಿಪತಿಯವರಿಗೆ ಅವರ ಅನುಮತಿ ಕೋರಿ ಸಲ್ಲಿಸತಕ್ಕದ್ದು ಮತ್ತು ಕುಲಾಧಿಪತಿಯವರ ಅನುಮತಿ ಪಡೆದ ಮತ್ತು ಸರ್ಕಾರಿ ರಾಜ್ಯಪತ್ರದಲ್ಲಿ ಅದು ಪ್ರಕಟಣೆಯಾದ ತರುವಾಯ ಮಾತ್ರವೇ ಇದು ಜಾರಿಗೆ ಬರತಕ್ಕದ್ದು.

(3) ಈ ಅಧ್ಯಾದೇಶದಡಿಯಲ್ಲಿ ರಚಿಸಲಾದ ಎಲ್ಲಾ ಶಾಸನಗಳು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಗೊಳ್ಳತಕ್ಕದ್ದು.

54. ವಿನಿಯಮಗಳು.- (1) ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಈ ಅಧ್ಯಾದೇಶಕ್ಕೆ ಮತ್ತು ಶಾಸನಗಳಿಗೆ ಸುಸಂಗತವಾದ ವಿನಿಯಮಗಳನ್ನು-

- (ಎ) ತಮ್ಮ ಸಭೆಗಳ ಕಾರ್ಯ ವಿಧಾನ ಮತ್ತು ಕೋರಂಗಾಗಿ ಅಗತ್ಯವಿರುವ ಸದಸ್ಯರ ಸಂಖ್ಯೆ ನಿಗದಿಪಡಿಸುವುದಕ್ಕಾಗಿ;

- (ಬಿ) ಈ ಅಧ್ಯಾದೇಶ ಅಥವಾ ಶಾಸನಗಳ ಪ್ರಕಾರ ವಿನಿಯಮಗಳ ಮೂಲಕ ನಿಯಂತ್ರಿಸಬೇಕಾದ ವಿಷಯಗಳನ್ನು ಉಪಬಂಧಿಸುವುದಕ್ಕಾಗಿ;
- (ಸಿ) ಈ ಅಧ್ಯಾದೇಶ ಮತ್ತು ಶಾಸನಗಳಿಂದ ಉಪಬಂಧಿಸಿದ ಮತ್ತು ಪ್ರಾಧಿಕಾರಗಳಿಗೇ ಪೂರ್ಣವಾಗಿ ಸಂಬಂಧಪಟ್ಟ ಯಾವುದೇ ಇತರ ವಿಷಯಗಳಿಗೆ ಉಪಬಂಧ ಕಲ್ಪಿಸುವುದಕ್ಕಾಗಿ;
- ರಚಿಸಬಹುದು.
- (2) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ರಚಿಸಿದ ವಿನಿಯಮಗಳು, ಈ ಬಗ್ಗೆ ಮಂಡಳಿಯು ಕಾಲದಿಂದ ಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿರತಕ್ಕದ್ದು.
- (3) ವಿದ್ಯಾವಿಷಯಕ ಪರಿಷತ್ತು, ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟು, ವ್ಯಾಸಂಗ ಕ್ರಮಗಳು, ಪರೀಕ್ಷಾ ಪದ್ಧತಿ, ಶೈಕ್ಷಣಿಕ ಕರ್ತವ್ಯಗಳ ಕಾಲಾನುಕ್ರಮ, ವಿಶ್ವವಿದ್ಯಾಲಯದ ಪದವಿಗಳು ಮತ್ತು ಡಿಪ್ಲೊಮಾಗಳನ್ನು ನೀಡುವುದು ಮತ್ತು ಶಿಕ್ಷಣ ನಿರ್ದೇಶಕರಿಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಉಪಬಂಧ ಕಲ್ಪಿಸುವುದಕ್ಕಾಗಿ ವಿನಿಯಮಗಳನ್ನು ರಚಿಸತಕ್ಕದ್ದು.
- (4) ವಿದ್ಯಾವಿಷಯಕ ಪರಿಷತ್ತು, ಹಿಂದಿನ ಉಪಪ್ರಕರಣಗಳ ಉಪಬಂಧಗಳ ಸಾಮಾನ್ಯಾನ್ವಯಕ್ಕೆ ಧಕ್ಕೆಯಾಗದಂತೆ, ವಿನಿಯಮಗಳನ್ನು,-
- (ಎ) ಪದವಿಗಳು ಮತ್ತು ಡಿಪ್ಲೊಮಾಗಳನ್ನು ಪ್ರದಾನಮಾಡಲು ಘಟಕೋತ್ಸವಗಳನ್ನು ನಡೆಸುವುದಕ್ಕಾಗಿ;
- (ಬಿ) ಗೌರವ ಪದವಿಗಳು, ವಿದ್ಯಾ ಪ್ರಶಸ್ತಿಗಳನ್ನು ಪ್ರದಾನ ಮಾಡುವುದು, ಪದವಿ ಹಿಂಪಡೆಯುವುದು;
- (ಸಿ) ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ಸ್ಥಾಪನೆ ಮತ್ತು ರದ್ದತಿಗಾಗಿ;
- (ಡಿ) ಫೆಲೋಶಿಪ್‌ಗಳು, ಸ್ಕಾಲರ್‌ಶಿಪ್‌ಗಳು, ಸ್ಟೈಪೆಂಡುಗಳು, ಶಿಷ್ಯವೇತನಗಳು, ಪದಕಗಳು ಮತ್ತು ಪ್ರಶಸ್ತಿಗಳನ್ನು ಸ್ಥಾಪಿಸುವುದು ಮತ್ತು ಅವುಗಳನ್ನು ನೀಡುವ ಬಗ್ಗೆ ಷರತ್ತುಗಳಿಗಾಗಿ;
- (ಇ) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರವೇಶ ಮತ್ತು ಅದರ ಪಟ್ಟಿಯಲ್ಲಿ ಹೆಸರು ಸೇರಿಸುವ ಮತ್ತು ವಿದ್ಯಾರ್ಥಿಗಳಾಗಿ ಮುಂದುವರಿಸುವ ಮತ್ತು ಪಟ್ಟಿಯಿಂದ ವಿದ್ಯಾರ್ಥಿಗಳನ್ನು ಬಿಟ್ಟುಬಿಡುವ ಬಗ್ಗೆ ಷರತ್ತುಗಳು ಮತ್ತು ಪ್ರಕ್ರಿಯೆಗಾಗಿ;
- (ಎಫ್) ವಿಶ್ವವಿದ್ಯಾಲಯವು ಚಾರ್ಜ್ ಮಾಡಬಹುದಾದ ಶುಲ್ಕಕ್ಕಾಗಿ;
- (ಜಿ) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು, ಡಿಪ್ಲೊಮಾಗಳು ಮತ್ತು ಪ್ರಮಾಣ ಪತ್ರಗಳಿಗಾಗಿ ರಚಿಸಲಾಗುವ ವ್ಯಾಸಂಗಗಳಿಗಾಗಿ;
- (ಎಚ್) ವಿಶ್ವವಿದ್ಯಾಲಯದ ಪದವಿಗಳು, ಡಿಪ್ಲೊಮಾಗಳು ಅಥವಾ ಇತರ ಕೋರ್ಸುಗಳು ಮತ್ತು ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಪ್ರವೇಶಿಸಲು ಷರತ್ತುಗಳು ಮತ್ತು ಪದವಿಗಳು ಮತ್ತು ಡಿಪ್ಲೊಮಾಗಳನ್ನು ಪಡೆಯುವುದಕ್ಕಾಗಿ ಅಗತ್ಯವಾದ ಅರ್ಹತೆಗಾಗಿ;
- (ಐ) ಪದವಿಗಳು ಮತ್ತು ಇತರ ವಿದ್ಯಾ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಷರತ್ತುಗಳಿಗಾಗಿ;
- (ಜೆ) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಕಾಪಾಡುವುದಕ್ಕಾಗಿ;
- (ಕೆ) ವಿದ್ಯಾರ್ಥಿನಿಯರ ವಸತಿ, ಶಿಸ್ತು ಮತ್ತು ಅವರಿಗೆ ಬೋಧನೆಗೆ ಯಾವುದಾದರೂ ವಿಶೇಷ ಏರ್ಪಾಡುಗಳನ್ನು ಮಾಡುವುದಕ್ಕಾಗಿ ಮತ್ತು ವಿದ್ಯಾರ್ಥಿನಿಯರಿಗಾಗಿಯೇ ವಿಶೇಷ ಕೋರ್ಸುಗಳಿಗೆ ಉಪಬಂಧಕಲ್ಪಿಸುವುದಕ್ಕಾಗಿ;
- (ಎಲ್) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಿವಾಸದ ಷರತ್ತುಗಳು ಮತ್ತು ವಿದ್ಯಾರ್ಥಿನಿಲಯಗಳ ನಿವಾಸಿಸುವುದಕ್ಕಾಗಿ ಶುಲ್ಕವನ್ನು ವಿಧಿಸುವುದಕ್ಕಾಗಿ;
- (ಎಂ) ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ಮಾನ್ಯತೆ ಮತ್ತು ನಿರ್ವಹಣೆಗಾಗಿ;
- ರಚಿಸತಕ್ಕದ್ದು.

ಅಧ್ಯಾಯ - IX

ಸಂಕೀರ್ಣ

55. ಕಾರ್ಯಗಳ ಹಾಗೂ ವ್ಯವಹರಣೆಗಳ ಸಿಂಧುತ್ವದ ಉಳಿಸುವಿಕೆಗಳು.- (1) ಈ ಅಧ್ಯಾದೇಶದ ಅಡಿಯಲ್ಲಿ ಮಾಡಿದ ಯಾವುದೇ ಕಾರ್ಯ ಅಥವಾ ಕೈಗೊಂಡ ವ್ಯವಹರಣೆಗಳನ್ನು ಕೇವಲ ಈ ಮುಂದಿನ ಕಾರಣಗಳಿಗಾಗಿ ಪ್ರಶ್ನಿಸತಕ್ಕದ್ದಲ್ಲ, ಎಂದರೆ:-

- (i) ಯಾವುದೇ ಪ್ರಾಧಿಕಾರದ ರಚನೆಯಲ್ಲಿ ಯಾವುದೇ ಖಾಲಿ ಸ್ಥಾನ ಅಥವಾ ದೋಷ ಇರುವುದು, ಅಥವಾ
- (ii) ಪ್ರಕರಣದ ಗುಣಾಂಶಗಳಿಗೆ ಬಾಧೆ ಉಂಟುಮಾಡದ ಆ ಕಾರ್ಯ ಅಥವಾ ವ್ಯವಹರಣೆಗಳಲ್ಲಿರುವ ಯಾವುದೇ ದೋಷ ಅಥವಾ ಕ್ರಮಬಾಹಿರತೆ.

56. ವಿದ್ಯಾರ್ಥಿಗಳ ವಾಸಸ್ಥಳ.- ವಿಶ್ವವಿದ್ಯಾಲಯವು ನಿರ್ವಹಿಸುವ ಅಥವಾ ಕುಲಪತಿಯವರು ಅನುಮೋದಿಸಿದ ವಾಸಸ್ಥಳದಲ್ಲಿ ವಿದ್ಯಾರ್ಥಿಗಳು ನಿಯಮಿಸಲಾದಂಥ ಷರತ್ತುಗಳಿಗೊಳಪಟ್ಟು ವಾಸಿಸತಕ್ಕದ್ದು. ಆದಾಗ್ಯೂ, ವಿಶ್ವವಿದ್ಯಾಲಯದಲ್ಲಿ ಅಂಥ ವಾಸಸ್ಥಳವು ದೊರಕದಿದ್ದಲ್ಲಿ ವಿಶ್ವವಿದ್ಯಾಲಯದ ಕುಲಪತಿಯವರು ಅಥವಾ ಅಧಿಕೃತರಾದ ಒಬ್ಬ ಅಧಿಕಾರಿಯು ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯವರೊಂದಿಗೆ ಅಥವಾ ಖಾಸಗಿ ವಾಸಸ್ಥಳಗಳಲ್ಲಿ ವಾಸಿಸಲು ಅನುಮತಿಸಬಹುದು.

57. ವಾರ್ಷಿಕ ವರದಿ.- ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಕುಲಸಚಿವರು ಅಥವಾ ಕುಲಪತಿಯವರ ನಿರ್ದೇಶನಗಳಡಿಯಲ್ಲಿ ಇತರ ಯಾವೊಬ್ಬ ಅಧಿಕಾರಿಯು ಹಣಕಾಸು ವರ್ಷದ ಮುಕ್ತಾಯದಿಂದ ಆರು ತಿಂಗಳೊಳಗೆ ತಯಾರಿಸತಕ್ಕದ್ದು ಮತ್ತು ಇದನ್ನು ಪರಿಗಣನೆಗೆ ತೆಗೆದುಕೊಳ್ಳುವ ಸಭೆಯು ನಡೆಯುವುದಕ್ಕೆ ಒಂದು ತಿಂಗಳ ಮೊದಲು ಮಂಡಳಿಯ ಸದಸ್ಯರುಗಳಿಗೆ ಪರಿಚಲನೆ ಮಾಡತಕ್ಕದ್ದು. ಮಂಡಳಿಯು ವಾರ್ಷಿಕ ವರದಿಯ ಪರಿಗಣನೆಯ ತರುವಾಯ ಅದರ ಪ್ರತಿಯನ್ನು ಸರ್ಕಾರದ ಮುಂದಿಡತಕ್ಕದ್ದು, ಅದನ್ನು ವಿಧಾನಮಂಡಲದ ಎರಡೂ ಸದನಗಳ ಮುಂದೆ ಮಂಡಿಸತಕ್ಕದ್ದು.

58. ಅಧಿಕಾರಗಳ ಪ್ರತ್ಯಾಯೋಜನೆ.- ಕುಲಪತಿಯವರು, ಆದೇಶದ ಮೂಲಕ, ಈ ಅಧ್ಯಾದೇಶ ಅಥವಾ ಅದರಡಿಯಲ್ಲಿ ರಚಿಸಲಾಗಿರುವ ಶಾಸನಗಳಡಿಯಲ್ಲಿ ತಾನು ಚಲಾಯಿಸಬಹುದಾದ ಅಧಿಕಾರಗಳನ್ನು ಕುಲಪತಿಯವರು ಸರಿಯಾಗಿದೆಯೆಂದು ಭಾವಿಸಬಹುದಾದಂಥ ಷರತ್ತುಗಳು ಮತ್ತು ಮಿತಿಗಳಿಗೊಳಪಟ್ಟು ಯಾವುದೇ ಪ್ರಾಧಿಕಾರ, ಅಧಿಕಾರಿ, ಕಾಲೇಜುಗಳ ಮುಖ್ಯಸ್ಥರು, ಇಲಾಖೆಗಳು, ಸಂಸ್ಥೆಗಳು ಅಥವಾ ಘಟಕಗಳು ಅಥವಾ ಕಚೇರಿಗೆ ಪ್ರತ್ಯಾಯೋಜಿಸಬಹುದು.

59. ಅಡ್-ಹಾಕ್ ಸಮಿತಿಗಳ ರಚನೆ.- ಈ ಅಧ್ಯಾದೇಶದಲ್ಲಿ ಏನೇ ಇದ್ದರೂ ಮತ್ತು ಈ ಅಧ್ಯಾದೇಶ ಅಥವಾ ಶಾಸನಗಳು ಅಥವಾ ವಿನಿಯಮಗಳ ಉಪಬಂಧಗಳನ್ವಯ ವಿಶ್ವವಿದ್ಯಾಲಯಗಳ ಪ್ರಾಧಿಕಾರಗಳು ಅಥವಾ ನಿಕಾಯಗಳು ರಚನೆಯಾಗುವವರೆಗೆ ಕುಲಾಧಿಪತಿಯವರ ಪೂರ್ವಾನುಮೋದನೆಗೊಳಪಟ್ಟು ಕುಲಪತಿಯವರು, ಈ ಅಧ್ಯಾದೇಶ ಅಥವಾ ಶಾಸನಗಳು ಅಥವಾ ವಿನಿಯಮಗಳಡಿಯಲ್ಲಿನ ಅಂಥ ಪ್ರಾಧಿಕಾರಗಳ ಅಥವಾ ನಿಕಾಯಗಳ ಯಾವುದೇ ಅಧಿಕಾರಗಳನ್ನು ಚಲಾಯಿಸಲು, ಪ್ರಕಾರ್ಯಗಳನ್ನು ನಿರ್ವಹಿಸಲು ಮತ್ತು ಕರ್ತವ್ಯಗಳನ್ನು ಮಾಡಲು ತಾತ್ಕಾಲಿಕವಾಗಿ ಅಡ್-ಹಾಕ್ ಸಮಿತಿಗಳನ್ನು ನೇಮಿಸಬಹುದು.

60. ಪ್ರಾಧಿಕಾರಗಳು ಅಥವಾ ನಿಕಾಯಗಳ ಸ್ಥಾಪನೆಯಲ್ಲಿ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ನಿಕಾಯದ ಸದಸ್ಯನಾಗಿ ನೇಮಕಾತಿ ಹೊಂದಲು ಅಥವಾ ಸದಸ್ಯನಾಗಲು ಯಾವುದೇ ವ್ಯಕ್ತಿಯ ಅರ್ಹತೆಯ ಬಗ್ಗೆ ಯಾವುದೇ ಪ್ರಶ್ನೆಯು ಉದ್ಭವಿಸಿದಲ್ಲಿ, ಆ ವಿಷಯವನ್ನು ಕುಲಾಧಿಪತಿಯವರಿಗೆ ತೀರ್ಮಾನಕ್ಕಾಗಿ ಕಳುಹಿಸತಕ್ಕದ್ದು ಮತ್ತು ಅದರ ಬಗ್ಗೆ ಅವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು:

ಪರಂತು, ಯಾವುದೇ ಅಂಥ ತೀರ್ಮಾನವನ್ನು ತೆಗೆದುಕೊಳ್ಳುವ ಮುಂಚೆ, ಕುಲಾಧಿಪತಿಯವರು ಅದರಿಂದ ಬಾಧಿತನಾದ ವ್ಯಕ್ತಿಗೆ ತನ್ನ ಅಹವಾಲು ಹೇಳಿಕೊಳ್ಳಲು ಯುಕ್ತ ಅವಕಾಶವನ್ನು ನೀಡತಕ್ಕದ್ದು.

61. ವಿಶ್ವವಿದ್ಯಾಲಯದ ಪುನರಾವಲೋಕನ ಆಯೋಗದ ನೇಮಕ.- (1) ಕುಲಾಧಿಪತಿಯು, ಪ್ರತಿ ಐದು ವರ್ಷಗಳಿಗೊಮ್ಮೆ ವಿಶ್ವವಿದ್ಯಾಲಯದ ಕಾರ್ಯ ನಿರ್ವಹಣೆಯನ್ನು ಪುನರಾವಲೋಕಿಸುವುದಕ್ಕಾಗಿ ಮತ್ತು ಶಿಫಾರಸುಗಳನ್ನು ಮಾಡುವುದಕ್ಕಾಗಿ ಒಂದು ಆಯೋಗವನ್ನು ರಚಿಸತಕ್ಕದ್ದು.

(2) ಆಯೋಗವು, ಮೂವರಿಗೆ ಕಡಿಮೆಯಿಲ್ಲದಂತೆ ಕುಲಾಧಿಪತಿಯವರು ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ ನೇಮಿಸಿದ ಕೃಷಿ ಕ್ಷೇತ್ರದಲ್ಲಿ ಪ್ರಸಿದ್ಧ ಶಿಕ್ಷಣ ತಜ್ಞರನ್ನು ಒಳಗೊಂಡಿರತಕ್ಕದ್ದು. ಅವರಲ್ಲಿ ಒಬ್ಬರು ಅಧ್ಯಕ್ಷರಾಗಿರತಕ್ಕದ್ದು.

(3) ಸದಸ್ಯರ ನೇಮಕಾತಿಯ ನಿಬಂಧನೆಗಳು ಮತ್ತು ಷರತ್ತುಗಳು, ಕುಲಾಧಿಪತಿಯವರು ನಿರ್ಧರಿಸಬಹುದಾದಂಥವುಗಳು ಆಗಿರತಕ್ಕದ್ದು.

(4) ಆಯೋಗವು ತಾನು ಸೂಕ್ತವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ ಕುಲಾಧಿಪತಿಯವರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡತಕ್ಕದ್ದು.

(5) ಕುಲಾಧಿಪತಿಯವರು, ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ, ಶಿಫಾರಸ್ಸಿನ ಮೇಲೆ ತಾನು ಸೂಕ್ತವೆಂದು ಭಾವಿಸುವಂಥ ಕ್ರಮವನ್ನು ಕೈಗೊಳ್ಳಬಹುದು.

(6) ರಾಜ್ಯ ಸರ್ಕಾರವು, ಕೈಗೊಂಡ ಕ್ರಮವನ್ನು ವಿವರಿಸುವ ಜ್ಞಾಪನ ಪತ್ರದೊಡನೆ ಶಿಫಾರಸುಗಳ ಒಂದು ಪ್ರತಿಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸತಕ್ಕದ್ದು.

62. ವಿಶ್ವವಿದ್ಯಾಲಯದ ವ್ಯವಹರಣೆಗಳ ಸಂಬಂಧದಲ್ಲಿ ಹುದ್ದೆಗಳಿಗೆ ನೇಮಕಾತಿ.- (1) ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟು ವಿಶ್ವವಿದ್ಯಾಲಯದ ವ್ಯವಹರಣೆಗಳಿಗೆ ಸಂಬಂಧಿಸಿದ ಹುದ್ದೆಗಳಿಗೆ ನೇಮಕಾತಿ ಮತ್ತು ಸೇವೆಗಳನ್ನು ನಿಯಮಿಸಲಾದಂತೆ ಮಂಡಳಿಯ ಪೂರ್ವಾನುಮತಿಯೊಡನೆ ಕುಲಪತಿಯವರು ಮಾಡಬಹುದು:

ಪರಂತು, ಸಹಾಯಕ ಪ್ರಾಧ್ಯಾಪಕರ ವೇತನ ಶ್ರೇಣಿಯದ್ದಕ್ಕಿಂತ ಕಡಿಮೆ ವೇತನಶ್ರೇಣಿಯಿರುವ ಹುದ್ದೆಗಳ ನೇಮಕಾತಿಯ ಸಂಬಂಧದಲ್ಲಿ ಅಂಥ ಅನುಮೋದನೆಯ ಅವಶ್ಯಕತೆ ಇರತಕ್ಕದ್ದಲ್ಲ.

(2) ಈ ಅಧ್ಯಾದೇಶದಲ್ಲಿ ಏನೇ ಇದ್ದರೂ ಮತ್ತು ಶಾಸನಗಳು ರಚನೆಯಾಗುವ ಅಥವಾ ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಸ್ಥಾಪನೆಯಾಗುವವರೆಗಿನ ಅವಧಿಗೆ, ವಿಶ್ವವಿದ್ಯಾಲಯದ ವ್ಯವಹರಣೆಗಳ ಸಂಬಂಧದಲ್ಲಿ ಹುದ್ದೆಗಳು ಮತ್ತು ಸೇವೆಗಳಿಗೆ ನೇಮಕಾತಿಗಳನ್ನು, ಕುಲಾಧಿಪತಿಯವರು ಅನುಮೋದಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಪತಿಯವರು ಮಾಡಬಹುದು.

63. ತಾತ್ಕಾಲಿಕ ಉಪಬಂಧಗಳು.- ಈ ಅಧ್ಯಾದೇಶದಲ್ಲಿ ಏನೇ ಇದ್ದರೂ, ಕುಲಪತಿಯು ಕುಲಾಧಿಪತಿಯವರ ಪೂರ್ವಾನುಮೋದನೆಯೊಂದಿಗೆ ಈ ಅಧ್ಯಾದೇಶದ ಪ್ರಾರಂಭದಿಂದ ಒಂದು ವರ್ಷದ ಅವಧಿಗಾಗಿ ಈ ಅಧ್ಯಾದೇಶದ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯದ ಎಲ್ಲಾ ಅಥವಾ ಯಾವುದೇ ಪ್ರಕಾರಗಳನ್ನು ನಿರ್ವಹಿಸಬಹುದು ಮತ್ತು ಆ ಉದ್ದೇಶಕ್ಕಾಗಿ ಈ ಅಧ್ಯಾದೇಶದ ಮೂಲಕ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ಅಥವಾ ನಿಕಾಯವು ಚಲಾಯಿಸಬೇಕಾದ ಯಾವುದೇ ಅಧಿಕಾರಗಳನ್ನು ಅಥವಾ ನಿರ್ವಹಿಸಬೇಕಾದ ಯಾವುದೇ ಕರ್ತವ್ಯಗಳನ್ನು ಈ ಅಧ್ಯಾದೇಶದಲ್ಲಿ ಅಥವಾ ಶಾಸನಗಳಲ್ಲಿ ಅಥವಾ ವಿನಿಯಮಗಳಲ್ಲಿ ಉಪಬಂಧಿಸಿದಂತೆ ಅಂಥ ಪ್ರಾಧಿಕಾರವು ಅಥವಾ ನಿಕಾಯವು ಅಸ್ತಿತ್ವಕ್ಕೆ ಬರುವವರೆಗೆ ಚಲಾಯಿಸಬಹುದು ಅಥವಾ ನೆರವೇರಿಸಬಹುದು.

64. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧ್ಯಾದೇಶದ ಅಥವಾ ಅದರಡಿಯಲ್ಲಿ ರಚಿಸಿದ ಶಾಸನಗಳು ಅಥವಾ ವಿನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಅಥವಾ ಅದರ ಪ್ರಾಧಿಕಾರಗಳ, ನಿಕಾಯಗಳ ಅಥವಾ ಅಧಿಕಾರಿಗಳ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹರಣೆ ನಡೆಸಲು ಅವಕಾಶ ಇರತಕ್ಕದ್ದಲ್ಲ ಮತ್ತು ಅವರಿಂದ ಯಾವುದೇ ನಷ್ಟ ಪರಿಹಾರಗಳನ್ನು ಕ್ಲೈಮ್ ಮಾಡತಕ್ಕದ್ದಲ್ಲ.

65. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ನಿಕಾಯದ ಮೊದಲ ರಚನೆಯ ಅಥವಾ ಪುನಾರಚನೆಯ ಸಂಬಂಧದಲ್ಲಿ ಅಥವಾ ಈ ಅಧ್ಯಾದೇಶದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಹಾಗೂ ಈ ಅಧ್ಯಾದೇಶದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಅಂಥ ಯಾವುದೇ ಅಧಿಸೂಚನೆಯನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ಅಧಿಸೂಚನೆಯನ್ನು ಮತ್ತು 8ನೇ ಪ್ರಕರಣದ (8)ನೇ ಉಪ-ಪ್ರಕರಣದಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ಆದೇಶವನ್ನು ಅದನ್ನು ಹೊರಡಿಸಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ ಅದು ಅಧಿವೇಶನದಲ್ಲಿರುವಾಗ ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಸದರಿ ಅವಧಿಯು ಮುಕ್ತಾಯವಾಗುವುದಕ್ಕೆ ಮುಂಚೆ ರಾಜ್ಯ ವಿಧಾನಮಂಡಲದ ಯಾವೊಂದು ಸದನವು ಅಧಿಸೂಚನೆಯಲ್ಲಿ ಯಾವುದೇ ಮಾರ್ಪಾಡು ಮಾಡಿದರೆ, ಅಥವಾ ಆ ಅಧಿಸೂಚನೆಯು ಪರಿಣಾಮಕ್ಕೆ ಬರತಕ್ಕದ್ದಲ್ಲವೆಂದು ನಿರ್ದೇಶಿಸಿದರೆ ಹಾಗೂ ಆ ಮಾರ್ಪಾಡು ಅಥವಾ ನಿರ್ದೇಶನವನ್ನು ಇನ್ನೊಂದು ಸದನವು ಒಪ್ಪಿದರೆ ತದನಂತರ ಅಂಥ ಅಧಿಸೂಚನೆಯು ಸಂದರ್ಭಾನುಸಾರ ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಈ ಅಧಿಸೂಚನೆಯ ಅಡಿಯಲ್ಲಿ ಈ ಮುಂಚೆ ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧೆ ಉಂಟುಮಾಡತಕ್ಕದ್ದಲ್ಲ.

66. ಕಾನೂನು ವ್ಯವಹರಣೆ.- ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧವಾದ ಎಲ್ಲಾ ದಾವೆಗಳು ಮತ್ತು ಇತರ ಕಾನೂನು ವ್ಯವಹರಣೆಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಅಥವಾ ಕುಲಪತಿಯವರು ಇದರ ಬಗ್ಗೆ ಆಧಿಕಾರ ನೀಡಿದ ಯಾವೊಬ್ಬ ಇತರ ಅಧಿಕಾರಿಯು ಪ್ರಾರಂಭಿಸತಕ್ಕದ್ದು, ಪ್ರಾಸಿಕ್ಯೂಟ್ ಮಾಡತಕ್ಕದ್ದು ಅಥವಾ ಪ್ರತಿರಕ್ಷಿಸತಕ್ಕದ್ದು.

67. ಕೃಷಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಗೆ ರಾಜ್ಯ ಸಮನ್ವಯ ಸಮಿತಿ.- (1) ರಾಜ್ಯದಲ್ಲಿನ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ, ವಿಶೇಷವಾಗಿ, ಬೋಧನೆ, ಸಂಶೋಧನೆ, ವಿಸ್ತರಣಾ ಶಿಕ್ಷಣ ಮತ್ತು ಸಾಮಾನ್ಯ ಆಸಕ್ತಿಗಳ ಇತರ

ವಿಷಯಗಳ ಸಂಬಂಧದಲ್ಲಿ ಪರಿಣಾಮಕಾರಿ ಸಮನ್ವಯದ ಉದ್ದೇಶಕ್ಕಾಗಿ ಕೃಷಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಗಾಗಿ ಒಂದು ರಾಜ್ಯ ಸಮನ್ವಯ ಸಮಿತಿಯು ಇರತಕ್ಕದ್ದು.

(2) ರಾಜ್ಯ ಸಮನ್ವಯ ಸಮಿತಿಯು ಈ ಮುಂದಿನ ಸದಸ್ಯರುಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (ಎ) ಕೃಷಿ ಪ್ರಭಾರದಲ್ಲಿರುವ ಸಚಿವರು, ಕರ್ನಾಟಕ ಸರ್ಕಾರ ಇವರು ಅಧ್ಯಕ್ಷರಾಗಿರತಕ್ಕದ್ದು;
- (ಬಿ) ರಾಜ್ಯದಲ್ಲಿನ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಯವರು;
- (ಸಿ) ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆ ನಿರ್ದೇಶಕರುಗಳು;
- (ಡಿ) ರಾಜ್ಯದಲ್ಲಿನ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಕುಲಸಚಿವರು;
- (ಇ) ಸರ್ಕಾರದ ಕಾರ್ಯದರ್ಶಿ, ಕೃಷಿ ಇಲಾಖೆ - ಇವರು ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಸಮನ್ವಯ ಸಮಿತಿಯ ಪ್ರಕಾರ್ಯಗಳು ಈ ಮುಂದಿನಂತೆ ಇರತಕ್ಕದ್ದು, ಎಂದರೆ:-

- (ಎ) ರಾಜ್ಯದಲ್ಲಿನ ಕೃಷಿ ವಿಶ್ವವಿದ್ಯಾಲಯಗಳ ಸ್ವಾಯತ್ತತೆ ಭಂಗವಾಗದಂತೆ ನೋಡಿಕೊಳ್ಳುವುದು;
 - (ಬಿ) ಶೈಕ್ಷಣಿಕ ಕಾರ್ಯಕ್ರಮಗಳನ್ನು ವಿನಿಯಮಗಳನ್ನು ಸಮನ್ವಯಗೊಳಿಸುವುದು;
 - (ಸಿ) ರಾಜ್ಯದಲ್ಲಿನ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಕ್ಷೇತ್ರಗಳಲ್ಲಿ ಸಹಕಾರದ ಪ್ರದೇಶಗಳನ್ನು ಗುರುತಿಸುವ ಮೂಲಕ ಪರಸ್ಪರ ಪೂರಕ ಮತ್ತು ಕೂಡುಬಲದಿಂದ ಕೆಲಸ ಮಾಡುವಂತೆ ನೋಡಿಕೊಳ್ಳುವುದು;
 - (ಡಿ) ರಾಜ್ಯದಲ್ಲಿನ ಮತ್ತು ಸಂಬಂಧಿಸಿದ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಡನೆ ಕೃಷಿ ಅಭಿವೃದ್ಧಿಗಾಗಿ ಹೊಸ ಕಾರ್ಯಕ್ರಮಗಳು ಮತ್ತು ಕ್ರಿಯಾ ಯೋಜನೆಗಳನ್ನು ಸಲಹೆ ಮಾಡುವುದು;
 - (ಇ) ಅಂತರ ವಿಶ್ವವಿದ್ಯಾಲಯ ಮತ್ತು ವಿಶ್ವವಿದ್ಯಾಲಯ - ರಾಜ್ಯ ಇವುಗಳ ನಡುವಿನ ವಿವಾದಗಳನ್ನು ಪರಿಹರಿಸುವುದು.
- (4) ಸಮಿತಿಯು ವರ್ಷದಲ್ಲಿ ಕನಿಷ್ಠ ಎರಡು ಬಾರಿಯಾದರೂ ಸಭೆ ಸೇರತಕ್ಕದ್ದು.

68. ಶಾಸನಗಳ ಮತ್ತು ವಿನಿಯಮಗಳು ಮುಂತಾದವುಗಳ ಮುಂದುವರಿಕೆ.- (1) ಈ ಆಧ್ಯಾದೇಶದ ಸೂಕ್ತ ಉಪಬಂಧಗಳಡಿಯಲ್ಲಿ ಶಾಸನಗಳು ಅಥವಾ ವಿನಿಯಮಗಳನ್ನು ರಚಿಸುವವರೆಗೆ, ಕರ್ನಾಟಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಅಧಿನಿಯಮ 1963ರ ಉಪಬಂಧಗಳ ಅಡಿಯಲ್ಲಿ ರಚಿಸಿದ ಹಾಗೂ ಅಧ್ಯಾದೇಶದ ಪ್ರಾರಂಭದ ನಿಕಟಪೂರ್ವದಲ್ಲಿ ಜಾರಿಯಲ್ಲಿರುವ ಶಾಸನಗಳು ಮತ್ತು ವಿನಿಯಮಗಳನ್ನು, ಅವು ಈ ಅಧ್ಯಾದೇಶದ ಉಪಬಂಧಗಳಿಗೆ ಆಸಂಗತವಾಗದಿರುವಷ್ಟರ ಮಟ್ಟಿಗೆ ಮತ್ತು ಕುಲಾಧಿಪತಿಯವರ ಅನುಮೋದನೆ ಪಡೆದುಕೊಂಡು ಕುಲಪತಿಯು ಅದರಲ್ಲಿ ಮಾಡಬಹುದಾದಂತಹ ಅಳವಡಿಕೆಗಳು ಅಥವಾ ಮಾರ್ಪಾಡುಗಳಿಗೆ ಒಳಪಟ್ಟು, ಈ ಅಧ್ಯಾದೇಶದ ಸೂಕ್ತ ಉಪಬಂಧಗಳಡಿಯಲ್ಲಿ ವಿಶ್ವವಿದ್ಯಾಲಯವು ರಚಿಸಿದ ಶಾಸನಗಳು ಮತ್ತು ವಿನಿಯಮಗಳೆಂದು ಭಾವಿಸತಕ್ಕದ್ದು.

(2) ಕರ್ನಾಟಕ ಕೃಷಿ ವಿಜ್ಞಾನಗಳ ಅಧಿನಿಯಮ, 1963ರ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯದ ಕುಲಪತಿಗಳ ಪದವನ್ನು ಧಾರಣ ಮಾಡಿದ ವ್ಯಕ್ತಿಯು ಈ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದರೆ ಎಲ್ಲಿಯವರೆಗೆ ಆತನು ತನ್ನ ಹುದ್ದೆಯನ್ನು ಧಾರಣ ಮಾಡಿರುತ್ತಿದ್ದನೋ ಅಲ್ಲಿಯವರೆಗೆ ಆ ಪದದಲ್ಲಿ ಮುಂದುವರೆಯತಕ್ಕದ್ದು.

69. ನಿರಸನ ಮತ್ತು ಉಳಿಸುವಿಕೆಗಳು.- ಕರ್ನಾಟಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಅಧ್ಯಾದೇಶ 2008ನ್ನು (2008ರ ಕರ್ನಾಟಕ ಅಧ್ಯಾದೇಶ 3) ಈ ಮೂಲಕ ನಿರಸನಗೊಳಿಸಲಾಗಿದೆ:

ಪರಂತು, ಕರ್ನಾಟಕ ಸಾಮಾನ್ಯ ಖಂಡಗಳ ಅಧಿನಿಯಮ 1899ರ 6ನೇ ಪ್ರಕರಣದ ಉಪಬಂಧಗಳು ಸದರಿ ಅಧ್ಯಾದೇಶದ ನಿರಸನದ ಸಂಬಂಧದಲ್ಲಿ ಅನ್ವಯವಾಗತಕ್ಕದ್ದು ಮತ್ತು ಸದರಿ ಕಾನೂನಿನ ಮತ್ತು ಸದರಿ ಅಧಿನಿಯಮದ 8 ಮತ್ತು 24ನೇ ಪ್ರಕರಣಗಳ ಉಪಬಂಧಗಳು ಸದರಿ ಅಧ್ಯಾದೇಶವನ್ನು ಮತ್ತು ಉಪಬಂಧಗಳನ್ನು ನಿರಸನಗೊಳಿಸಿದ್ದರೆ ಮತ್ತು ಈ ಅಧ್ಯಾದೇಶದ ಮೂಲಕ ಪುನಃ ಅಧಿನಿಯಮಿಸಲಾಗಿದ್ದರೆ ಹೇಗೋ ಹಾಗೆ ಅನ್ವಯವಾಗತಕ್ಕದ್ದು.

ರಾಮೇಶ್ವರ ಶಾಕೂರ್

ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ.

ಜಿ.ಕೆ. ಬೋರೇಗೌಡ

ಸರ್ಕಾರದ ಕಾರ್ಯದರ್ಶಿ

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ

KARNATAKA ORDINANCE No. 2 OF 2009

(Promulgated by the Governor of Karnataka in the sixtieth year of the Republic of India and First published in the Karnataka Gazette Extra-ordinary on the 2nd day of June 2009)

THE UNIVERSITIES OF AGRICULTURAL SCIENCES ORDINANCE, 2009

An Ordinance to replace the present enactment relating to Universities of Agricultural Sciences by a comprehensive enactment.

Whereas both Houses of the State Legislature are not in session and the Governor of Karnataka is satisfied that circumstances exist which render it necessary for him to take immediate action to replace the present enactment by a comprehensive enactment to consolidate and amend the law relating to Universities of Agricultural Sciences for providing development of Agriculture and allied Sciences in the State of Karnataka.

Now, therefore, in exercise of the powers conferred by clause (1) of Article 213 of the Constitution of India, the Governor of Karnataka is pleased to promulgate the following Ordinance, namely:-

CHAPTER-I**PRELIMINARY**

1. Short title and commencement.— (1) This Ordinance may be called the Universities of Agricultural Sciences Ordinance, 2009.

(2) It shall be deemed to have come into force with effect from 22nd day of November 2008.

2. Definitions.— In this Ordinance, unless the context otherwise requires,-

(1) “Academic Council” means the Academic Council of the University.

(2) ‘Affiliated college’ means a college or a Institution within the University jurisdiction and affiliated to the University in accordance with the statutes prescribed and providing courses of study for admission to the examination for Degrees, Diplomas or other academic distinctions of the University.

(3) “Agriculture” includes the basic and applied sciences namely:-

- (a) Natural Resource Management ;
- (b) Soil and Water Management;
- (c) Crop Improvement including Production and protection ;
- (d) Horticulture, Fruits, Vegetables, Floriculture, Spices, Medicinal and Aromatic plants and Plantation Crops;
- (e) Veterinary and Animal Sciences including poultry;
- (f) Dairy Science and Technology;
- (g) Psiculture and Fisheries Management;
- (h) Forestry, Farm Forestry, Forest and Wild life Management, and Silviculture;
- (i) Agricultural Engineering and Technology;
- (j) Food Science and Technology;
- (k) Agricultural Marketing and cooperation and Agri. Business management;
- (l) Basic Sciences and Humanities related to Agriculture;
- (m) Agricultural Biotechnology;
- (n) Post-harvest Technology including processing;
- (o) Land Use Planning and Management;
- (p) Sericulture including Mulberry culture;
- (q) Apiculture;
- (r) Home Science;
- (s) Agricultural Technology and Rural Development;
- (t) Agricultural Economics;
- (u) Any other subject related to agriculture Land Use Planning and management.

(4) Agricultural Research Station means, Zonal Agricultural Research Station, Main Agricultural Research Station, Regional Agricultural Research Station, Agricultural Research Station or any other research station of the University.

- (5) "Authority" means any authority of the University as specified in section 11.
- (6) "Board" means the Board of Management of the University.
- (7) "Board of Studies" means academic affairs committee at faculty level.
- (8) "College" means a constituent college of the University under its direct control and management whether located at the Headquarters, campus or elsewhere.
- (9) "Chancellor" means the Chancellor of the University.
- (10) "Comptroller" means the Comptroller of the University.
- (11) "Dean" means Head of the Constituent College/Post Graduate Studies of the University.
- (12) "Dean Student Welfare" means Dean of student welfare, counseling and student placement.
- (13) "Director" means the Director of Education, Director of Research and Director of Extension.
- (14) "Extension Council" means Extension Education Council of the University.
- (15) "Faculty" means Faculty in the University as specified in this Ordinance and the Statutes.
- (16) "Head of the Department" means Head of a Department of the University and Constituent Colleges.
- (17) "Hostel" means a place of residence for students of the University maintained or recognized by the University either as a part of or separate from the University.
- (18) "Officer" means officer of the University as specified in the Ordinance or Statutes.
- (19) "Prescribed" means Provision as set forth in the statutes of the University.
- (20) "Registrar" means the Registrar of the University.
- (21) "Regulations" means the regulations made under section 54.
- (22) "Research Council" means Research Council of the University.
- (23) "Statutes" means the Statutes of the University governing matters of policy, procedure etc made under this Ordinance.
- (24) "Student" means a person admitted and enrolled in a constituent college and an affiliated college of the University for pursuing a course of study for a degree, diploma or other academic distinction duly instituted.
- (25) "Teacher" means a person not below the rank of an Assistant Professor appointed or recognized by the University for the purpose of imparting instructions or conducting and guiding research and/or extension education programmes, and may include any other person who may be declared by the Statutes to be a teacher.
- (26) "Transfer of Technology (TOT) units means Krishi Vigyan Kendra (KVK), Extension Education Units (EEUs), Staff Training Units (STU), Agricultural Technology Information Centre (ATIC), Bakery Training Unit (BTU) and such other centers established by the University.
- (27) "University" means an Agricultural University established under section 3.
- (28) "Vice-Chancellor" means the Vice-Chancellor of the University.

CHAPTER-II

THE UNIVERSITIES

3. Establishment and Incorporation of the Universities.- (1) The Universities established under section 3 of the Karnataka Universities of Agricultural Sciences Act, 1963, (Karnataka Act 22 of 1963) shall be deemed to have been established under this Ordinance with their territorial jurisdictions as hereinafter provided, namely:-

- (a) The University of Agricultural Sciences, Bangalore having headquarter at Bangalore with territorial jurisdiction extending over the districts of Kolar, Chickballapur, Bangalore(Rural), Bangalore(Urban), Ramanagaram, Mandya, Tumkur, Mysore, Chamarajnagar, Hassan, Chickamagalur, Shimoga, Udipi, Dakshina Kannada, Kodagu, Chitradurga and Davanagere;
- (b) The University of Agricultural Sciences, Dharwad, having headquarter at Dharwad with territorial jurisdiction extending over the districts of Bagalkot, Belgaum, Bellary, Bidar, Bijapur, Dharwad, Gadag, Gulbarga, Haveri, Koppal, Raichur, and Uttara Kannada;

(2) Notwithstanding anything contained in sub-section (1) on the date of commencement of this Ordinance, there shall be established the University of Agricultural Sciences, Raichur with the headquarters at Raichur with the territorial jurisdiction extending over the districts of Gulbarga, Bidar,

Raichur, Bellary, Koppal and the University established under clause (b) of sub-section (1), shall cease to have territorial jurisdiction extending over such area.

(3) The Chancellor, Pro-Chancellor, Vice-Chancellor, Board of Management and Academic Council, and other authorities and officers of each University shall constitute a body Corporate to be called by the name of the University specified in sub-section (1).

(4) Each such University shall have perpetual succession and a common seal and may sue and be sued by its name.

(5) The University shall be competent to acquire and hold both movable and immovable property and to borrow money from the Central Government, State Government or any other approved sources and to enter into any contract and to do all other things necessary for the purpose of this Ordinance.

(6) The University shall not lease, sell or otherwise transfer any immovable property which may have become vested in it or been acquired by it without, obtaining prior approval of the Government.

(7) In all suits and other legal proceedings by or against the University, the pleading shall be signed and verified by the Registrar and all processes in such suits and proceedings shall be issued to and served on, the Registrar of the University.

4. Jurisdiction.- (1) Each University shall be responsible for the maintenance of Agriculture, Husbandry, Fishery, Sericulture and Forestry Training or Educational Centres and Research and experimental stations, and for the programme of training of field extension workers and for the establishment, development and operation of such centers as may be required in various parts within its territorial jurisdiction.

(2) All colleges, research and experimental stations, KVKs and Extension Education and other Training centres under the management of the University or other institutions, which are under the jurisdiction and authority of each University, shall be constituent units of that University and under the management and control of the University. No unit shall be recognized as affiliated unit unless otherwise recognized as affiliated college by the University.

(3) Each University may have collaboration of academic programmes and for research projects having multi-disciplinary approach and academic programmes with other Universities or reputed institutes in India and abroad.

(4) The University may assume responsibility for establishment, development and operation of its constituent bodies in the territorial jurisdiction and abroad as may be required.

5. Objectives of the University.- Each University shall be deemed to have been established and incorporated for the following purposes, namely:-

- (a) Making provision for imparting education towards development of quality human resource in different branches of study specified in sub-section (3) of section 2;
- (b) Furthering the advancement of learning and conducting of research, particularly in agriculture and other allied sciences;
- (c) Undertaking the extension education of such science and technologies, specially for the rural people of the State;
- (d) Such other purposes as the State Government may by notification in the official Gazette specify from time to time; and
- (e) Promoting partnership and linkages with national and international educational, Industries, research and other institutions.

6. Admission to the University.- (1) The University shall, subject to the provisions of this Ordinance and the Statutes, be open to all persons:

Provided that nothing in this section shall require the University to admit to any course of study any person who does not meet the prescribed academic standards, for admission or to retain on the rolls of the University or persons whose academic records are below the minimum standard required for the award of a degree or whose personal conduct is such as to be inimical to the purpose of the University or to the appropriate rights and privileges of other students and staff:

Provided further that nothing in this section shall be deemed to require the University to admit to any course of study a larger number of students that can be accommodated in the available faculties of the University or of any particular college or Department as determined by the Academic Council.

(2) Subject to the provision to sub-section (1), the State Government may direct that the University shall reserve in colleges seats for women, the persons belonging to the Scheduled Castes and the Scheduled Tribes, agriculturists or the children of agriculturists and candidates from other states, foreign students who possess the minimum qualification prescribed in this behalf and who pass such practical

tests in agriculture as the Government may by order specify, children and wards of freedom fighters, defence personnel and ex-serviceman and such socially and educationally backward classes of citizens as may be declared by the Government in this behalf and where such direction has been given, the University shall make reservation accordingly.

Explanation: For the purpose of this sub-section:

(1) 'Agriculturists' means a person who as owner holds land and whose main source of income is from personal cultivation of land and includes any person whose principal means of livelihood is from manual labour on agricultural lands;

(2) 'Freedom fighter' means a person of the category declared by the Government from time to time as such.

7. Powers and functions of the University.- The University shall have the following powers and functions, namely:-

- (1) to provide for undergraduates and postgraduate instructions in agriculture and other allied branches of learning as the University may deem fit;
- (2) to provide for conducting research in agriculture and allied branches of learning;
- (3) to provide for dissemination of the findings of research and technical information through extension education programme;
- (4) to institute course of study and hold examinations for and confer degrees, diplomas and other academic distinctions on, persons who have pursued a prescribed course of study or research or both in the University or including part time courses and/or research carried out in any other University or recognized institutions for this purpose;
- (5) to confer honorary degrees and other distinctions as may be prescribed;
- (6) to provide training for farmers, field workers, rural youths and other persons not enrolled as regular students of the University;
- (7) to collaborate with other universities and institutions in such manner and for such purposes as the university may determine, subject to the limitations set forth in section 4;
- (8) to establish and maintain colleges and other institutions relating to agriculture, Home Science, Agricultural Engineering Forestry and allied Sciences;
- (9) to establish and maintain laboratories, libraries, research stations and institutions and museums for teaching, research and extension education;
- (10) to create teaching, research and extension education posts and to appoint persons to such posts;
- (11) to create administrative and other posts and to appoint persons to such posts;
- (12) to institute and award fellowship, scholarships, stipends and prizes in accordance with the Statutes;
- (13) to institute and maintain residential accommodations for students and staff of the University;
- (14) to fix, demand and receive such fees and other charges as may be prescribed;
- (15) to supervise and control the residence conduct and discipline of the students of the University, and to make arrangements for promoting their health and welfare;
- (16) to accept donations from foreign countries and from within the country:

Provided that no donations from a foreign country, foreign foundation or from any person in such country shall be accepted by the University save with the prior approval of the Government.

- (17) to allow the university to admit to its privileges institutions functioning outside India;
- (18) to grant affiliation to private agricultural institutions to conduct instruction in Agriculture and allied sciences as decided under various statutes;
- (19) to do all such acts and things whether incidental to the powers aforesaid or not as may be required in order to furtherance the objects of the university;

8. Inspection and Control.- (1) The Chancellor shall, if so requested by the Government or may, *suo moto* cause an inspection to be made by such person or persons as he may direct, of the University, its Buildings, Laboratories, Libraries, Museums, Hostels, Workshops and Equipment and any institution maintained, administered, recognized or approved by the University and also of the examinations, teaching and other work conducted or done by the University, and to cause an inspection or an inquiry to be made in like manner in respect of any matter connected with the University.

(2) The person or persons directed to make an inspection or inquiry under sub-section (1) shall have access for that purpose to the concerned institutions and premises and to such accounts or other records as may be necessary.

(3) Such person or persons shall submit a report of the inspection or inquiry to the Chancellor and shall forward a copy thereof to the Government.

(4) on receipt of the report the Chancellor may record his findings thereon and the same shall be sent to the state Government for taking further action as may be necessary or as directed by him.

(5) The State Government shall direct the Vice-Chancellor to initiate such action as has been directed by the Chancellor and the Government with respect to findings in the report of the enquiry and fix a time limit for such action.

(6) The Vice-Chancellor shall, within the time limit so fixed, report to the State Government the action, which has been taken or is proposed to be taken on the directions of the Government.

(7) The Government may, where action has not been taken by the University to its satisfaction within the time limit fixed and after considering any explanation furnished or representation made by the University, issue such directions as the Government may think fit and the University shall comply with such directions.

(8) Notwithstanding anything contained in the preceding sub-sections, if at any time the Chancellor is of the opinion that the affairs of the University are not managed in furtherance of the objects of the University or in accordance with the provisions of this Ordinance or the statutes or regulations or the special measures desirable to maintain the standards of teaching, examinations, research, or extension he may bring to the notice of the University, any matter in regard to which he desires an explanation and may call upon the University to offer such explanation within such time as may be specified by the Chancellor. If the University fails to offer any explanation within the time so specified or offers an explanation which, in the opinion of the Chancellor is unsatisfactory, the Chancellor may issue such instructions as appear to him to be necessary and desirable in the circumstances of the case and may exercise such powers as are necessary for giving effect to those instructions.

(9) The University shall furnish such information relating to the administration of the University as the Chancellor may require.

(10) The State Government may, by order published in the official Gazette, annual any order, notifications, resolution or any Proceedings of the University, which, in its opinion, is not in conformity with the provisions of this Ordinance, or the statutes, regulations or ordinances or is otherwise inconsistent with the policy of the State Government:

Provided that before making any such order, the State Government shall call upon the University to show cause why such an order shall not be made and if any cause is shown within a reasonable time, shall consider the same.

9. Transfer of certain colleges and institutions to the University of Agricultural Sciences, Raichur.- On and from the date of commencement of this Ordinance,-

(a) all colleges, attached hostels, other buildings together with the articles of furniture, libraries, books, laboratories, stores, instruments, apparatus, appliances and equipment and all other property both moveable and immovable, research and other institutions owned and managed by the University referred to in clause (b) of sub-section (1) of section 3, prior to the commencement of this Ordinance, situated within the territorial jurisdiction of the University of Agricultural Sciences, Raichur shall along with all the properties, assets, liabilities and obligations stand transferred to and vest in the University of Agricultural Sciences, Raichur:

Provided that the State Government may grant to the University of Agricultural Sciences, Raichur such additional development grant as it may deem fit for developing a campus at Raichur.

(b) (i) any student who was studying for any examination of the University referred to in clause (b) of sub-section (1) of section 3, prior to the commencement of this Ordinance, in the colleges transferred to the University of Agricultural Sciences, Raichur shall be permitted to complete his course in the University of Agricultural Sciences, Raichur which shall make arrangements for holding for such students examinations for such period as may be prescribed in accordance with the curricula of that University;

(ii) if the University referred to in clause (b) of sub-section (1) of section 3, has prior to the commencement of this Ordinance, held any examination the result of which have not been declared though the course requirements are conferred or issued or the results of any such examination have not been declared though the course requirements are completed then the University of Agricultural Sciences, Dharwad may declare the results and confer the degree.

(c) every teacher and other employee of the University referred to in clause (b) of sub-section (1) of section 3 and serving in or attached to any of the institutions situated within the territorial jurisdiction of the University of Agricultural Sciences, Raichur before the date of commencement of this Ordinance, shall as from such date stand transferred to the appropriate cadre or category of posts in the University of Agricultural Sciences, Raichur:

Provided that any teacher or other employee so transferred may within ninety days or within such further period not exceeding six months as the State Government may by order direct, from the date of commencement of this Ordinance apply to the State Government for transfer to the University of Agricultural Sciences, Dharwad and the decision of the State Government thereon shall be final;

(d) any teacher or other employee of the University of Agricultural Sciences, Dharwad who desires to get transferred to the University of Agricultural Sciences, Raichur may within ninety days or within such further period not exceeding six months as the State Government may by order direct, from the date of commencement of this Ordinance apply to the State Government for transfer to the University of Agricultural Sciences, Raichur and the decision of the State Government thereon shall be final;

(e) the State Government may in consultation with the Vice-Chancellors of the University of Agricultural Sciences, Dharwad and the University of Agricultural Sciences, Raichur determine the excess teaching and other employees, if any, in these Universities and transfer the staff so in excess to University of Agricultural Sciences, Dharwad or the University of Agricultural Sciences, Raichur as the case may after following such principles and procedure as it may consider appropriate.

10. Power to issue directions.- The Chancellor may either suo moto or on the recommendation of the State Government issue such directions as may be necessary or expedient in the interest of both administration and academic functioning of the University and in particular to ensure peace and tranquility and to protect the property and finances.

CHAPTER-III

AUTHORITIES OF THE UNIVERSITY

11. Authorities of the University.- The following shall be the authorities of the University, namely:

- (1) Board of Management;
- (2) Academic Council;
- (3) Research Council;
- (4) Extension Education Council;
- (5) Faculties including post graduate studies and their Board of Studies;
- (6) Such other Bodies of University as may be declared by the Statutes to be authorities of the University.

12. The Board of Management and its Constitution.- (1) The Chancellor shall, as soon as may constitute the Board of Management.

- (2) The Board of Management shall consist of the following:
 - (i) The Vice-Chancellor who shall be the Chair person
 - (ii) The Principal Secretary or Secretary to Government of Karnataka incharge of the Agriculture Department;
 - (iii) The Principal Secretary or Secretary to Government of Karnataka, Finance Department or his nominee not below the rank of Deputy Secretary;
 - (iv) The Principal Secretary or Secretary to Government of Karnataka, Ecology, Environment and Forest Department or his nominee not below the rank of Deputy Secretary
 - (v) The Principal Secretary or Secretary to Government of Karnataka incharge of the Horticulture Department;
 - (vi) one person, not being a Government Servant or servant of the University nominated by State Government from among graduates of not less than five years standing of the University.
 - (vii) Two progressive farmers from the jurisdiction of the university of which one person belonging to the Scheduled Caste or the Scheduled Tribes to be nominated by the Government.
 - (viii) One eminent educationist not below the rank of professor from outside the jurisdiction of the university from the field of Agriculture and allied science to be nominated by the Chancellor.
 - (ix) One agro-industrialist to be nominated by the Chancellor
 - (x) One woman social worker having background of rural advancement to be nominated by the Chancellor.

- (xi) One representative from the Indian Council of Agriculture Research to be nominated by the Director General.
- (xii) Director of Education of the University.
- (xiii) Commissioner of Agriculture , Karnataka
- (xiv) One Dean to be nominated by the Vice-Chancellor, by rotation for a term of two years
- (xv) Registrar who shall be the Member Secretary

(3) The term of office of the members of the Board, other than Ex-officio members, shall, subject to the pleasure of the Government or the Chancellor, as the case may be, for three years and they shall not be eligible for re-nomination to any of the authorities of the University.

(4) When vacancy occurs in the office of any member by the reason of death, resignation, removal or any cause other than the expiry of term, the vacancy shall be filled in accordance with the provisions of this Ordinance and the person who fills such vacancy, shall hold the said office for the remaining period for whose place he is nominated.

(5) One third of the members of the Board shall form quorum at a meeting of the Board:

Provided that if a meeting of the Board is adjourned for want of quorum, no quorum shall be necessary for the adjourned meeting called for transaction of the same business.

(6) The members of the Board other than the officers of the University shall not be entitled to any remuneration for the performance of their functions under this Ordinance except such daily and traveling allowances as may be prescribed.

(7) The Board may for the purpose of consultation invite any person having experience or special knowledge in any subject under consideration to attend its meeting. Such person may speak or otherwise take part in the proceedings of such meeting but shall not be entitled to vote. Any person so invited shall be entitled to such allowances for attending the meeting as may be prescribed.

(8) Ordinarily the Board shall meet at least once in every three months on such dates as may be fixed by the Vice-Chancellor. However, the Vice-Chancellor may whenever he thinks fit or shall, upon the requisition in writing signed by not less than one half of the members of the Board, convene a special meeting of the Board.

13. Powers and functions of the Board.- (1) Subject to the provisions of this Ordinance and the Statutes, the Board shall be the Chief Executive Body of the University and shall manage and supervise the properties and activities of the university and shall be responsible for the conduct of all administrative affairs of the University, not otherwise provided for in this Ordinance.

(2) Without prejudice to the generality of the provisions of sub-section (1) the Board shall exercise and discharge the following powers and functions, namely:-

- (i) to consider and approve the financial estimates and the budget of the University;
- (ii) to hold and control the property and the funds of the University and issue any general directive on behalf of the University;
- (iii) with the prior approval of the Government, to accept or transfer any movable or immovable property on behalf of the University;
- (iv) to administer funds-placed at the disposal of the University for the purpose intended;
- (v) to arrange for the investment and withdrawal of the funds of the University;
- (vi) to borrow money for capital investments with prior approval of the Government and make suitable arrangements for its repayment;
- (vii) to accept on behalf of the University trust, bequests and donations;
- (viii) to consider and approve the recommendations of the Academic Council, Research Council and Extension Education Council where required;
- (ix) to direct the form and use of the common seal of the University;
- (x) to appoint such committees and bodies as it may deem necessary and set down the terms of reference thereof in accordance with the provisions of this Ordinance and the Statutes;
- (xi) to consider and approve the establishment of a new Department, Centre, Research Station or sub-station or abolition of anyone thereof or reconstitution of Department, Research Station, sub-station or center on the recommendation of the Academic Council;

- (xii) to consider and approve establishment of a new college or faculty or amalgamation of two or more colleges or faculties into a single college or faculty or closing down of college or faculty or reconstitution of any of the existing faculties on the recommendation of the Academic Council;
- (xiii) to create teaching and non-teaching posts with approval of the state government;
- (xiv) to approve the recommendations for appointment of officers, teachers and other employees of the University of the rank of Assistant Professor and above, in the prescribed manner.

14. Academic Council.- (1) Academic Council shall consist of the following members, namely:-

- (i) The Vice-Chancellor - Chairperson;
- (ii) The Directors of Research and Extension Education;
- (iii) Deans of constituent colleges;
- (iv) Two University Heads of the Department nominated by the Vice-Chancellor on rotational basis;
- (v) One Teacher not below the rank of a professor from each faculty to be nominated by the Vice-Chancellor on rotational basis;
- (vi) One eminent Agriculture Educationist from outside the University to be nominated by the Vice-Chancellor;
- (vii) Registrar;
- (viii) The Director of Agriculture , Government of Karnataka as the case may be;
- (ix) One representative of affiliated colleges not below the rank of Professor nominated by the Vice-Chancellor;
- (x) The Director of Education - Member –Secretary.

(2) Academic Council shall co-opt, as members not more than two persons for such period and in such manner as may be prescribed so as to secure adequate representation of different sectors of Agriculture and allied fields.

(3) All Members of the Academic Council, other than the ex-officio members shall hold office for a term of two years and they shall not be eligible for re-nomination to any of the authorities of the University.

(4) One third of the members of the Academic Council shall form quorum at a meeting of the Academic Council:

Provided that if a meeting of the Academic Council is adjourned for want of quorum, no quorum shall be necessary at the adjourned meeting for transaction of the same business.

(5) Ordinarily the Academic Council shall meet at least once in every three months on such date as may be fixed by the Vice-Chancellor. However, special meeting of the Academic Council may be called by the Vice-Chancellor.

15. Powers and functions of the Academic Council.- (1) The Academic Council shall subject to the provisions of this Ordinance and the Statutes have power, to make regulations for specifying all courses of Study and determining curricula, and shall have general control on teaching and other educational programmes within the University, and shall be responsible for the maintenance of standards thereof.

(2) The Academic Council shall have power to make regulations consistent with this Ordinance and the Statutes relating to all academic matters subject to its control and to amend or repeal such regulations.

(3) Without prejudice to the generality of the provisions of Sub-section (1) the Academic Council shall exercise the following powers and function, namely:-

- (i) to advise the Board and Vice-Chancellor on all academic matters including the control and management of libraries;
- (ii) to make recommendations for the institution of Professorships, Associate Professorships, Assistant Professorships and other posts including posts in research and extension education and in regard to the duties thereof
- (iii) to make recommendations for the establishment/amalgamation/ abolition of faculty, college, departments of teaching, research and extension education;
- (iv) to make regulation regarding admission of students to the university and determine the number of students to be admitted.
- (v) to make regulations relating to courses of study leading to degrees, diplomas and certificate courses.

- (vi) to make regulations relating to the conduct of examinations and to maintain and improve standard of education;
- (vii) to make recommendations to the Board regarding conferment of honorary degree;
- (viii) to make recommendations regarding the qualifications to be prescribed for teachers and service personnel in the University;
- (ix) to consider and approve Memorandum of Understanding and Memorandum of Agreement with educational, research, corporate and other institutions;
- (x) to exercise such other powers and perform such other functions as may be conferred or imposed on it under the provisions of this Ordinance, by the Board or the Vice-Chancellor.

16. Research Council.- There shall be a Research Council consisting of the following members, namely:-

- (i) The Vice-Chancellor-Chairperson.
- (ii) The Director of Agriculture.
- (iii) The Director of Agricultural Marketing.
- (iv) The Director of Horticulture,.
- (v) The Director of Women & Child Welfare.
- (vi) The Director of Sericulture.
- (vii) The Director of Watershed Management.
- (viii) The Chief Conservator of Forest, Research & Training.
- (ix) All the Directors of University.
- (x) All Deans of the constituent colleges.
- (xi) All Associate Directors of Research and Associate Directors of Extension.
- (xii) All Heads of the Departments of the University.
- (xiii) Two progressive farmers having specialization in Agriculture and allied branches nominated by the Vice-Chancellor to avail the benefit of their specialized knowledge and experience.
- (xiv) One Scientist of eminence from outside the University nominated by the Vice-Chancellor in respect of any meeting for availing the benefit of their specialized knowledge of subjects on the agenda of such meeting.
- (xv) One Agro-Industrialist nominated by the Vice-Chancellor in respect of any meeting for availing the benefit of their specialized knowledge of subjects on the agenda of such meeting.
- (xvi) Chief Engineer – Water Resource Development Organization.
- (xvii) Registrar.
- (xviii) Director of Research – Member Secretary

All Members of the Research Council other than the ex-officio members shall hold office for a term of two years and shall not be eligible for renomination to any of the Authorities of the University.

17. Functions of Research Council .- The Research Council shall consider and make recommendations in respect of the following, namely:-

- (i) Research programmes and projects undertaken or to be undertaken by the various University units in the field of Agriculture and other allied Sciences with a view to promote effective co-ordination.
- (ii) Physical, fiscal and administrative facilities required for implementing research projects.
- (iii) Orienting research to meet the needs of the farmers and other stakeholders.
- (iv) foster and co-ordinate public – private partnership in research.
- (v) any other matter pertaining to research programmes which may be referred to it by the Vice-Chancellor or the Board or any other authority of the University.

18. Extension Education Council.- (1) There shall be an Extension Education Council consisting of the following members:

- (i) Vice-Chancellor – Chairperson;
- (ii) The Director of Agriculture, Government of Karnataka;

- (iii) The Director of Agriculture Marketing, Government of Karnataka;
- (iv) The Director of Horticulture, Government of Karnataka;
- (v) The Director of Women & Child Welfare, Government of Karnataka;
- (vi) The Director of Sericulture, Government of Karnataka;
- (vii) The Chief Conservator of Forest, Social Forestry Government of Karnataka;
- (viii) The Director of Watershed, Government of Karnataka;
- (ix) All Directors and Deans of the University;
- (x) Registrar;
- (xi) All Associate Directors of Research and Associate Directors of Extension;
- (xii) All University Heads of the Departments;
- (xiii) Two progressive farmers having specialization in Agriculture and allied branches nominated by the Vice-Chancellor to avail the benefit of their specialized knowledge and experience;
- (xiv) One extension educationist of eminence from outside the University nominated by the Vice-Chancellor in respect of any meeting for availing the benefit of their specialized knowledge of subjects on the agenda of such meeting;
- (xv) One Agro-Industrialist nominated by the Vice-Chancellor in respect of any meeting for availing the benefit of their specialized knowledge of subjects on the agenda of such meeting;
- (xvi) Not more than one representative of the following organizations limited to five as per request of the Vice-chancellor,-
 - (a) The Rural Development and Panchayat Raj Department, Government of Karnataka.
 - (b) Co-operation Department, Government of Karnataka.
 - (c) The Karnataka Agro-Industries Development Corporation.
 - (d) Water Resources Department, Government of Karnataka.
 - (e) Fertilizer Corporation of India.
 - (f) National Seeds Corporation.
 - (g) Any other Agro-Industry or Agro-Service Organization/Seed companies.
 - (h) Karnataka State Seeds Corporation.
 - (i) Karnataka State Seed Certification Agency.
 - (j) NGO related to Agriculture and Rural Development.
 - (k) Director of Extension – Member secretary.

(2) All Members of the Extension Education Council other than the ex-officio members shall hold office for a term of two years and shall not be eligible for renomination to any of the Authorities of the University.

19. Functions of the Extension Education Council.- Extension Education Council shall consider and make recommendations in respect of,-

- (i) the Extension Education Programmes and Projects of the University;
- (ii) co-ordination of Extension Education activities for improvement of Agriculture and allied branches and for the development of Rural Communities;
- (iii) development of farmers Education and Training and Advisory Services;
- (iv) identification and resolution of field problems and transmission of information;
- (v) methodology of Extension Education;
- (vi) evaluation of the Krishi Vigyan Kendra functions;
- (vii) Any other matter referred to it by the Vice-Chancellor, Board or any other authority of the University.

20. Board of Studies.- (1) There shall be a separate Board of Studies for Under Graduate and Post Graduate programs. The powers and functions of the Board of Studies shall be as prescribed by the Statutes.

(2) The composition of the Board of Studies for Under Graduate programs shall be as follows, namely:-

- (i) Director of Education – Chairperson
- (ii) Deans of all constituent colleges
- (iii) One representative of affiliated college not below the rank of Professor nominated by the Vice Chancellor
- (iv) Director of Research and Director of Extension
- (v) Registrar
- (vi) Dean of Student Welfare
- (vii) All University Heads of the department
- (viii) One Professors from each department of the University other than the head of the department nominated by the chairperson for a period of two years on rotational basis.
- (ix) Five teachers in the cadre of Associate Professor nominated by the chairperson for a period of two years on rotational basis
- (x) Five teachers in the cadre of Assistant Professor nominated by the chairperson for a period of two years on rotational basis
- (xi) Two professors of eminence from outside the university nominated by the Chairperson for a period of two years.
- (xii) A Dean of the college nominated by the Vice Chancellor of the University shall act as Member Secretary
- (3) The functions of Board of Studies for under graduates programs shall be as follows, namely:-
 - (i) To review under graduate teaching programme and suggest improvements thereof;
 - (ii) To consider the recommendations of the committee of courses, curricular or similar body, as constituted by the Board of Studies and to place the same before the Academic Council for consideration and approval;
 - (iii) To discharge such other functions as may be assigned to it by the Academic Council or Vice-Chancellor;
- (4) The composition of the Board of Studies for Post Graduate programs shall be as follows, namely:-
 - (i) Director of Education – Chairperson
 - (ii) Deans of constituent colleges.
 - (iii) Director Research and Director of Extension
 - (iv) Registrar.
 - (v) Dean of Student Welfare
 - (vi) All Heads of Departments of the University
 - (vii) Ten Post-Graduate teachers in the cadre of Associate Professor nominated by the chairperson for a period of two years on rotational basis
 - (viii) Ten Post-Graduate teachers in the cadre of Assistant Professor nominated by the chairperson for a period of two years on rotational basis.
 - (ix) Two professors of eminence from outside the university, nominated for a period of two years by the Chairperson.
 - (x) Dean Post Graduate Studies shall act as the Member Secretary
- (5) The Studies Post Graduate program shall have the following functions, namely:-
 - (i) To review the post graduate and diploma teaching programmes and suggest improvements thereof;
 - (ii) To consider the recommendations of the committee of courses, curricular or similar body, as constituted by the Board of Studies and to place the same before the Academic Council for consideration and approval;
 - (iii) To discharge such other functions as may be assigned to it by the Academic Council or Vice-Chancellor;

21. Constitution of Committees.- Every authority shall have the power to appoint committees which may unless otherwise provided in this Ordinance or the Statutes consist of the members of the authority and such other persons as it may deem fit.

22. Provision in relation to Membership of Authorities.- (1) Save as otherwise provided in this Ordinance, if any members other than ex-officio member of any authority or body of the University is unable to attend by reason of his death, resignation, removal or otherwise to complete his full term of office, the vacancy so caused shall as soon as convenient, be filled by the appointment, nomination or co-option, as the case may be and the person so appointed, nominated or co-opted shall fill such vacancy for the un-expired portion of the term for which the member in whose place such person is appointed, nominated or co-opted would otherwise have continued in office.

(2) The Board may remove any person from membership of any authority or body of the University on the ground that such person have been convicted of any offence involving moral turpitude or his conduct not befitting the office held by the concerned member with the approval of the Chancellor, except that prior approval of the Chancellor shall not be necessary where such a person has been convicted by a competent Court of law:

Provided that no such order shall be made against any person without giving reasonable opportunity of being heard.

(3) A person who is a Member of any authority or body of the University as a representative of another body whether of the University or not shall cease to be a member of such authority or body if before the expiry of the term of his membership he ceases to be a member of that other body by which he was appointed or nominated.

(4) Whenever any person becomes a Member of any authority or body of the University by virtue of the office held by him, he shall forthwith cease to be a member of such authority or body if he/she ceases to hold such office before the expiry of the term of his membership:

Provided that he shall not be deemed to have ceased to hold his office merely by reason of his proceeding on leave for a period not exceeding four months.

(5) Any member, other than an ex-officio member of any authority or body of the University may resign his office by letter addressed to the Vice-Chancellor and such resignation shall take effect from the date, on which the same is accepted.

23. Validity and Protection of Acts.- (1) No act or proceeding of any authority or body of the University shall be invalid by reason of the existence of any vacancy among its members or by reason of some person having taken part in the proceedings who is subsequently found to have been not entitled to do so.

(2) Save as otherwise provided in this Ordinance, all the acts done or orders made in good faith by the University or any of its authorities shall be final and no suit shall be instituted against or damages claimed from the University or its authority for anything done or purported to have been done in pursuance of this Ordinance or the Statutes or the Regulations.

(3) No suit or other legal proceeding shall lie against any officer or other employee of the University in respect of anything which is in good faith done or intended to be done in pursuance of this Ordinance or any Statutes made there under.

CHAPTER - IV

OFFICERS OF THE UNIVERSITY

24. Officers of the University. – The following shall be the officers of the University, namely:-

- (i) The Chancellor
- (ii) Pro-Chancellor
- (iii) The Vice-Chancellor
- (iv) The Directors
- (v) The Deans
- (vi) The Registrar
- (vii) The University Librarian
- (viii) Dean of Student Welfare
- (ix) Such other persons in the service of the University as may be declared by the Statutes to be the Officers of the University; and
- (x) Comptroller

25. Chancellor.- (1) The Governor of the State of Karnataka shall by virtue of his office be the Chancellor of the University.

(2) The Chancellor shall be the Head of the University and shall when present, preside at the convocation of the University

- (3) Every proposal to confer an honorary degree shall be subject to the confirmation of the Chancellor, with the approval of the Board of Management.
- (4) The Chancellor may by an order in writing annul any order or proceeding of the officer or authority of the University which is not in conformity with this Ordinance and Statutes;

Provided that before making any such order he shall call upon the officer or authority concerned to show cause why such an order should not be made and if any cause is shown within the time specified in this behalf, he shall consider the same.

- (5) The Chancellor shall exercise such other powers and discharge such other duties as are conferred or imposed on him by this Ordinance or the Statutes.

26. Pro-Chancellor.- (1) The Minister for Agriculture for the State of Karnataka shall by virtue of his office be the Pro-Chancellor of the University.

(2) The Pro-Chancellor shall exercise such powers and discharge such functions of the Chancellor as may be conferred on him by or under this Ordinance or under the Statutes. He shall also exercise such other powers and discharge such other functions of the Chancellor as the Chancellor may by order in writing delegate to the Pro-Chancellor and such delegation may be subject to such restrictions as may be specified in such order.

- (3) He shall preside over the convocation in the absence of Chancellor.

27. Vice-Chancellor.- (1) The Vice-Chancellor shall be a whole time officer of the University and he shall be appointed by the Chancellor from the panel of eminent academician or scientist in Agricultural Sciences drawn by the Search Committee which shall consist of the following persons, namely:-

- (i) Director General, ICAR
- (ii) Chairman, UGC or his nominee
- (iii) One nominee of the Chancellor
- (iv) One nominee of the State Government

Provided that one of the members of such Committee shall be nominated by the Chancellor to act as Chairman. The Secretary to Government incharge of Agriculture Department or his nominee not below the rank of the Deputy Secretary to Government shall be the convener of the Search Committee.

(2) The Committee shall submit a panel to the Chancellor, within such period as he may specify. The Chancellor shall, keeping in view the merit, equity and social justice and appoint one person from the panel. If the Chancellor does not approve any of the names recommended by the Committee, he may with the concurrence of the Government call for a second panel if he considers necessary. If the Committee fails to submit a panel within the period so specified, the Chancellor may appoint any person whom he deems fit to be the Vice-Chancellor.

(3) The Vice-Chancellor shall hold office for a term of four years or until he attains the age of 65 years, whichever is earlier. He shall not be eligible for reappointment.

(4) The emoluments and other conditions of service of the Vice-Chancellor shall be such as may be determined by the Chancellor and shall not be varied to his disadvantage after his appointment as Vice-Chancellor.

(5) The Vice-Chancellor may relinquish his office by resignation in writing under his hand addressed to the Chancellor which shall be delivered to the Chancellor normally sixty days prior to the date on which the Vice-Chancellor wishes to be relieved from his office, but the Chancellor may relieve him earlier.

(6) In the event of a temporary vacancy of the post of Vice-Chancellor or his absence on leave or for any other reason, Director of Education and in the absence of Director of Education Registrar or Senior most Director of the University at headquarters, with the approval of the Chancellor, may perform the duties of the Vice-Chancellor but his period shall not exceed six months.

(7) The Vice-Chancellor shall not be removed from his office except by order of the Chancellor passed on the ground of misbehaviour or incapacity or if it appears to the Chancellor that the continuance of the Vice-Chancellor in office is detrimental to the interests of the University, after due inquiry by such person who is or has been a Judge of High Court to be nominated by the Chancellor in which the Vice-Chancellor, shall have an opportunity of making his representation.

(8) Notwithstanding anything contained in sub-section (1), the First Vice-Chancellor to the University of Agricultural Sciences, Raichur shall be appointed by the Chancellor on the recommendation of the State Government.

28. The Special Officer.- (1) The Government shall appoint an officer to be called as Special Officer.

(2) The Special Officer appointed under sub-section (1), shall take necessary steps to establish the University of Agricultural Sciences, Raichur and shall exercise such of the powers and perform such of the functions of the University as Vice-Chancellor as may be specified by the State Government.

(3) The Special Officer shall hold office till the first Vice-Chancellor is appointed.

29. Powers and Duties of the Vice-Chancellor:- (1) The Vice-Chancellor shall be the principal executive academic officer of the University and ex-officio Chairperson of the Board, Academic Council and other authorities and shall in the absence of the Chancellor and Pro-Chancellor preside at the Convocation of the University and confer degrees on persons entitled to receive them.

(2) The Vice-Chancellor shall exercise general control over the affairs of the University and shall be responsible for the maintenance of discipline in the University.

(3) The Vice-Chancellor shall convene meetings of the Board, Academic Council, Research Council and Extension Education Council.

(4) The Vice-Chancellor shall ensure observance of the provisions of this Ordinance, Statutes and Regulations.

(5) The Vice-Chancellor shall be responsible for the presentation of the annual financial estimates and the annual accounts to the Board.

(6) The Vice-Chancellor may take any action in any emergency, which in his opinion calls for immediate action. He shall in such case, and as soon as may be thereafter report his action to the authority or body, which will ordinarily have dealt with the matter. If the authority or body disagrees with the action of the Vice-Chancellor the matter shall be referred to the Chancellor whose decision thereon shall be final.

(7) Where any action taken by the Vice-Chancellor affects any person in the service of the University, such person may prefer an appeal to the Board within thirty days from the date on which such person has been served with a notice of the action taken.

(8) Any person aggrieved by the appellate order of the Board may within thirty days from the date of receipt of such order, make a second appeal to the Chancellor and the decision of the Chancellor on such appeal shall be final.

(9) If the Vice-Chancellor is satisfied that a decision of the Board other than decision under sub-section (8), is not in accordance with provisions of Acts and Statutes, Government regulations and not in the best interest of the University, then he shall refer it to the Chancellor within fifteen days for his decision. The decision of the Chancellor thereon shall be final. Till the disposal of the reference made by the Chancellor the decision of the Board shall not be implemented.

(10) Subject to the provisions of the preceding sub-section the Vice-Chancellor shall give effect to the decisions of the Board regarding the appointments, promotions and dismissal of officers, teachers and other employees of the University.

(11) The Vice-Chancellor shall be responsible for the proper administration of the affairs of the University and for a close co-ordination and integration of teaching, research and extension education.

(12) The Vice-Chancellor shall exercise such other powers and perform such other duties as are conferred or imposed upon him under the provisions of this Ordinance and Statutes.

30. Terms and Conditions of service of other officers of the University.- The officers of the University specified in clause (iv) to (ix) of section 24 shall be appointed by the Vice-Chancellor with the approval of the Board on such terms and conditions as may be prescribed:

Provided that the Vice-Chancellor may make appointments of such officers as a temporary measure for a period of six months under intimation to the concerned authority of the University.

31. Directors, Deans, Registrar, Comptroller etc.-

(1) Director of Education

- (a) Shall be responsible for coordination teaching, research and extension programs of the University. He will be concerned with the policy matters and system regarding resident instruction in the University and development of educational technology and teachers training programme. He shall also oversee examinations.
- (b) Shall be responsible for maintaining permanent records of the Academic Council, Board of studies Under Graduate and Post Graduate Studies and maintaining students' discipline.
- (c) Shall function as Member Secretary of the Academic Council and chairman of Board of Studies for under graduate and post graduate programs.
- (d) Shall coordinate and review all research and extension education programs in the university.

- (e) Shall oversee the activities of communication centre and University Publications.

(2) Director of Research:

Shall be responsible for the direction and co-ordination of research programmes in the University as laid down in section 33 and efficient working of research stations.

(3) Director of Extension:

Shall be responsible for the Agriculture Extension Education programmes as specified in Section 34.

(4) Dean:

Shall be Head of the College and be responsible for administering and implementation of teaching, research and extension activities in the College.

(5) Dean of Post Graduate studies:

Shall be responsible for administering and implementation of post graduate studies and other educational programmes including diplomas.

(6) Dean of Students Welfare:

- (a) Shall plan and direct the programme of students' advisement and counseling and to enlist the co-operation of prospective employers and employment agencies to assist in the placement of graduates of the University and to promote discipline amongst the students of the University.
- (b) Shall plan and organize students' extra-curricular activities such as sports, cultural and other recreational activities, National Cadet Corps, NSS and communication skill improvement and other allied activities at University level.
- (c) Shall assist the Deans in supervision and management of students' hostel, cafeteria and conduct of sports and cultural events.
- (d) Shall supervise and control medical and health services and other welfare measures of students in the University.

(7) Registrar:

- (a) He shall be an academician in the field of Agricultural Sciences not lower in rank than that of a Professor of the University; or an officer of the State Government not below the rank of the Deputy Secretary to Government.
- (b) Shall be member secretary of the Board of Management and shall be permanent member of all councils.
- (c) Shall be responsible for the due custody of records and common seal of the university.
- (d) Shall receive applications for entrance to the University, and shall keep a permanent record of all courses, curricula and other information as may be necessary.
- (e) Shall be responsible for human resource development and general administration in the university as prescribed.

(8) University Librarian:

He shall be responsible for the maintenance and management of the University Library Information System and to guide and co-ordinate library activities of all the constituent units of the University.

Subject to the provisions of this Ordinance, the Officers of the University specified in clauses (iv) to (ix) of section 24 shall perform such other duties as may be prescribed or as may be assigned to them from time to time, by the Vice-Chancellor.

(9) Comptroller

- (a) The Comptroller shall be a whole time officer of the University appointed by the Vice-Chancellor with the approval of the Board of Management from out of a panel of not less than three persons being officers in the cadre of Joint Controller of State Accounts Department or an Officer of the rank of Deputy Accountant General of Audit and Accounts Department, having experience in audit, accounting and financial administration, recommended by the Vice-Chancellor to the Board of Management. If none in the panel is approved by the Board of Management within thirty days, the Chancellor may in consultation with the Vice-Chancellor, appoint such other person as he deems fit to be the Comptroller.
- (b) The tenure of appointment of the Comptroller shall be four years.
- (c) The Comptroller shall, subject to the control of the Finance Committee, exercise such powers and

perform such functions as may be prescribed by the Statutes and the Regulations or as may be required from time to time by the Vice-Chancellor or the Registrar. He shall be ex-officio Member of the Academic Council, and the ex-officio Member Secretary of the Finance Committee.

(10) The officers of the University specified in clauses (iv) to (x) of section 24 shall not be offered and not shall accept any remuneration for any work in the University save as such as may be provided for by the Statutes or other orders regulating to their salaries, allowances and other conditions of service.

CHAPTER - V

EDUCATION, RESEARCH AND EXTENSION

32. Education.- (1) Subject to the provisions of this Ordinance, Education in the University shall include Bachelor's, Master's and Doctoral degree programmes and short-term diploma / certificate courses in the disciplines of Agriculture and allied sciences as prescribed.

(2) The Educational programmes would maintain congruence with the State and National policies.

(3) The University shall put in place initiatives for e-learning, distributed / distance education, Information and Communication Technology enabled knowledge sharing etc.

(4) Programmes of Agricultural Education should aim at producing competent and skilled graduates and post-graduates.

33. Research.- (1) Subject to the provisions of this Ordinance and the Statutes, in the University shall carry on strategic, basic and applied research in agriculture.

(2) The University through its research organization shall be the principal agency of control over research activities in Agriculture, Animal Husbandry and other allied branches in its jurisdiction.

(3) The University with the concurrence of Government may establish Regional Zonal Research Stations and Sub-Stations in different agro-climatic zones in its territorial jurisdiction for the conduct of research including operational research.

34. Extension Education.- (1) Extension Education programmes shall be established in the University, subject to the provisions of this Ordinance and the Statutes, ensure technology assessment and refinement and facilitate adoption of technology based on research findings to farmers and others for accelerated agricultural growth. It shall conduct demonstrations and training programmes for the benefit of various stakeholders. Extension shall be co-ordinated with various units of the University and other appropriate agencies of the Centre and the State.

(2) The University shall be responsible for developing models of Agricultural Extension in the State.

35. Integration of teaching, research and extension.- (1) In consultation with the appropriate officers of the University, the Vice-Chancellor shall be responsible for taking steps as may be necessary for the full integration of teaching, research and extension activities of the University.

(2) Every faculty member borne on teaching cadre shall devote 30% of the time in an academic year for undertaking research or extension apart from teaching. Likewise a faculty member borne on research or extension shall spend 30% of time in teaching or extension or research as the case may be.

(3) All teaching, research and extension staff located in the college shall be under the administrative control of Dean of the College and technical control of the Director (Research) and Director (Extension) as the case may be.

(4) The University shall develop its programme of research and extension keeping in view the regional needs of the State and provide the appropriate technological backstopping, to the Government and other stakeholders.

CHAPTER - VI

FUNDS AND ACCOUNTS

36. The University Funds.- (1) The University shall have a general fund to which shall be credited,-

- (a) Its income from fees, endowments and grants if any, and income from properties of the University including hostel, experimental stations and farms;
- (b) Contribution or grants made by the Government on such conditions as are consistent with the provisions of this Ordinance;
- (c) Other contributions, grants, donations benefactions, loans and other receipts.

(2) The University shall have a fund called Foundation Fund to which shall be credited contributions and grants made by the Central Government or the State Government or any approved agency and such other sums as may be specified by the Board. The Board may as and when necessary retransfer such amount as may be specified, from the Foundation Fund to the General Fund, in the manner prescribed.

(3) The University shall furnish statement of accounts, reports and other particulars to the Government relating to any grant made by the Government and shall take such action and furnish such statements, accounts, reports and other particulars relating to the utilization of any grant within such time and manner as the Government may direct

(4) It shall be competent for the University in furtherance of its objects to accept the grants from the Government or any other State Government or the Central Government or Statutory Bodies or endowments or donations under such conditions as may be agreed upon between the Universities and the grant or donor.

37. Management of Funds.- The General Fund, Foundation Fund and other funds of the University shall be managed according to the provisions laid down by the Statutes.

38. Power of Government to order Auditing.- The Government shall have the power at any time to order an audit of the accounts of the University by such auditors as it may direct.

39. Financial Estimates.- (1) The Vice-Chancellor shall cause to be prepared the financial estimates of the University for the ensuing year and submit the same to the board for its approval.

(2) The Board may approve the financial estimates subject to such modification as it deems fit, and no expenditure shall be incurred except in accordance with the financial estimates as approved by the Board.

40. Accounts and Audit.- (1) The annual statement of accounts of the University based on double entry system of accounting shall be prepared by the Comptroller under the direction of the Vice-Chancellor and all moneys accruing to or received by the University from whatever source and all amounts disbursed or paid by the University shall be entered in the accounts.

(2) The annual accounts and the balance sheet shall be submitted by the Vice-Chancellor to the Government, which shall cause an audit to be carried out by such persons as it may appoint in this behalf. The accounts when audited shall be printed and copies thereof, together with the audit report, shall be presented by the Vice-Chancellor to the Board and the Chancellor.

(3) The Board shall submit a copy of the accounts and the report to the Government along with a Statement of the action taken by the University on the audit report, and the Government shall cause the same to be laid before both Houses of the State Legislature.

(4) The University shall cause to issue an audit utilization certificate in respect of Schemes and KVKs sponsored by ICAR, GOI and other projects \ institutions certified by a Chartered Accountant.

41. Provident Fund, Pension and Insurance.- (1) With the prior approval of the Government, the University shall constitute for the benefit of its officers, teachers, ministerial staff and other employees, in such manner and subject to such conditions as may be prescribed, such pension, gratuity, insurance or provident fund, contributory pension fund and any other such funds as it may deem fit.

(2) The Government may declare the provisions of the Provident Funds Act 1925 (Central Act 19 of 1925) shall apply to the provident fund or pension fund so constituted by the University as if they were Government provident funds.

Provided that the University shall have power in consultation with Finance Committee and the Board to invest provident fund amount in such manner as it may determine.

42. Government Grants.- (1) The State Government shall, every year, make non-lapsable lump sum grants to the University namely:-

- (i) A grant not less than the estimated expenditure of pay and allowances of the staff contingencies, supplies and services of the University for proper functioning of University;
- (ii) A grant to meet such additional items of expenditure recurring and non-recurring as the State Government may deem necessary for the proper functioning of the University.

(2) The State Government shall also make a non-lapsable lump sum grant to the University in respect of schemes included in the Five year Plans and transferred for implementation by the University, of an amount equal to the net outlay as shown in the annual plan after deducting the anticipated assistance from the Central Government and other agencies sponsoring such schemes.

(3) The University shall furnish statements, accounts, reports and other particulars as the State Government may require before any grant is made by the Government, and shall take such action and furnish such statements, accounts, reports and other particulars relating to the utilization of any grant, within such time and in such manner as the State Government may direct.

(4) It shall be competent for the University in furtherance of its objects to accept grants from the Government of Karnataka or any other State Government or the Central Government or statutory bodies and endowments or donations under such conditions as may be agreed upon between the University and the grantor or donor.

43. Finance Committee.- (1) The Board shall constitute a Finance Committee consisting of the following members, namely:-

- (i) The Vice-Chancellor - Chairperson
- (ii) The Principal Secretary to Government, Finance Department or his nominee not below the rank of a Deputy Secretary.
- (iii) The Principal Secretary or Secretary to Government, Agriculture Department or his nominee not below the rank of a Deputy Secretary.
- (iv) One member of the Board of Management nominated by Vice-Chancellor
- (v) Registrar- member
- (vi) The Comptroller – member secretary

(2) Finance Committee shall have the following functions, namely:-

- (i) To examine the annual accounts and budget estimates of the University and to advise the Board thereon;
- (ii) To review the financial position of the University from time to time;
- (iii) To make recommendations to the Board on all matters relating to the finances of the University;
- (iv) To make recommendation to the Board on observing utmost economy, bringing out austerity measures and suggesting curbs on wasteful expenditure.
- (v) To make suitable recommendations to the Board for cost recovery mechanism for both research and teaching to further improve the financial strength of the University.

CHAPTER - VII

AFFILIATION OF COLLEGES AND RECOGNITION OF INSTITUTIONS

44. Affiliation of Colleges.- (1) Colleges within the University area shall on satisfying the conditions specified in this section be affiliated to the University as affiliated colleges of the University on the recommendations made by the State Government.

(2) The Registrar shall notify atleast in two leading newspapers, one in English and one in Kannada, inviting applications for affiliation of new colleges, new courses in the existing affiliated colleges, new subjects in the affiliated colleges and also variation in the sanctioned intake fixing the last date for receipt of applications. The advertisement shall also contain such other particulars as may be required by the University and also specify the amount of fee for affiliation with a specific indication where the college requires to obtain the approval or recognition of the ICAR / or such other authorities to that effect.

(3) A college applying for affiliation to the University shall send an application to the Registrar within the time limit stipulated in the advertisement furnishing the information with respect to the following namely:

- (i) that it will supply a need in the locality, having regard to the type of education intended to be provided by the college, the existing provision for the same type of education made by other colleges in the neighbourhood and the suitability of the locality where the college is to be established.
- (ii) that it is to be under the management of a regularly constituted governing body.
- (iii) that the strength and qualifications of the teaching staff and the conditions governing their tenure of office are such as to make due provision for the courses of instruction, teaching or training to be undertaken by the college.
- (iv) that the buildings in which the college is to be located are suitable and that provision shall be made in conformity with the statutes and regulations for the residence in the college or in lodgings approved by the college, for students not residing with their parents or guardians and for the supervision and welfare of students.
- (v) that due provision has been made for a library and other service centers.
- (vi) that where affiliation is sought in any branch of experimental science, that arrangements have been or shall be made, within a stipulated time, in conformity with the Statutes, and Regulations for imparting instruction in the branch of science in a properly equipped laboratory or museum;
- (vii) that as far as circumstances may permit, due provision shall be made for the residence of the principal and members of the teaching staff in or near the college or the place provided for the residence of students;

- (viii) that the financial resources of the college are such as to make due provision for its continued maintenance and efficient working; and
 - (ix) that rules fixing the fees if any to be paid by the students have been framed.
- (4) Applications for affiliation of new colleges shall not be entertained from individuals, but only from the Registered Society or Registered Public Trust, financially viable to run the Colleges without the aid of the State Government.
- (5) The application shall further contain an undertaking that after the college is affiliated there shall not be any transfer of management or change of name and style of the college, without prior approval of the State Government and the University.
- (6) On receipt of application under sub-section (2), it shall be placed before the Board for consideration. The Board on consideration of each of the applications for affiliation shall direct a local inquiry to be made by a local inquiry committee:
- (7) The local inquiry committee shall within thirty days from the date of constitution thereof submit a report to the Academic Council.
- (8) The Academic Council shall soon after the receipt of the report of the local inquiry committee consider the findings of the Committee in the report and make such further enquiry as may appear to it to be necessary and record its opinion on such request and transmit it to the Board.
- (9) The Board shall consider the report of the Committee and the resolution of the Academic Council and shall further record its opinion on the question whether the request shall be granted either in whole or in part or rejected, after making such further enquiry as may be deemed necessary.
- (10) The Registrar shall submit the application and its enclosures, annexures, the report of the local inquiry committee, and the proceedings of the Academic Council and Board to the State Government for taking a decision thereon before thirty first March of the ensuing year.
- (11) The State Government shall consider such applications in the light of the recommendations of the local inquiry committee, the Academic Council and the Board and after such enquiry as may appear to it to be necessary make their recommendation to the University to affiliate or reject affiliation, as the case may be, or any part thereof, including the variation in the intake.
- (12) The University shall on receipt of the directions of the State Government, issue formal orders accordingly.
- (13) Sanction of affiliation however, be subject to obtaining the prior approval of the ICAR or such other authorities or bodies concerned and the intake determined shall not exceed the intake if any specified by such authorities or bodies.
- (14) Where the application for affiliation or fixation of intake or any part thereof is granted by the University on the recommendation of the State Government, the University shall specify in the order the courses of study in respect of which and the period for which the College or Course is affiliated with the specified intake with or without specific conditions.
- (15) Where such an application or any part thereof is rejected by the State Government or the University, the grounds of such rejection shall be stated.
- (16) Any application made under sub-section (1) may be withdrawn by the applicant at any time before an order is made under sub-section (12).
- (17) Renewal of affiliation or continuation of affiliation for each academic year for the existing courses of study and extension of affiliation for follow-on courses, excluding new courses, may be granted by the Board in consultation with the Academic Council in the same manner as applicable for grant of fresh affiliation.
- (18) The intake in respect of each of the courses of study shall be determined on an yearly basis by the State Government.

45. Restriction on admission of students in a new college.- (1) Admission of students shall not be made by a new college seeking affiliation to any University or by an existing college seeking affiliation to a new course of study or in excess of the stipulated intake, unless, as the case may be affiliation has been granted by the University to a new college or to a new course in the existing affiliated college in respect of such a course of study or for variation of the stipulated intake.

(2) If any Institution which contravenes the provisions of sub-section (1) shall be liable for action under the Karnataka Prohibition of Admissions of Students to Un-recognized and Un-affiliated Educational Institutions Act, 1992 (Karnataka Act 7 of 1993).

46. Restriction for appearance in the examinations.- A Student whose admission has become invalid or whose admission has not been approved by the University or who has been admitted to a

college or course of study in excess of the prescribed intake shall not be eligible to appear for the examination conducted by either the College or the University.

47. Permanent Affiliation.- (1) A College which was affiliated continuously for a period of not less than five years and fulfilled all the conditions of affiliation and attained the academic excellence and the administrative standards on an average stipulated by the University from time to time shall be eligible for grant of permanent affiliation.

(2) The provisions of section 45 shall mutatis mutandis apply for sanction of permanent affiliation.

(3) A College permanently affiliated to the University shall be subject to review of its functioning both administratively and academically from time to time by the University and the State Government, at least once in a period of five years.

(4) Notwithstanding anything contained in the preceding sub-sections, if a permanently affiliated college fails to fulfill any of the conditions specified in sub-section (1), the permanent affiliation shall be revoked:

Provided that permanent affiliation shall not be revoked unless an opportunity is afforded by the University to the college concerned:

Provided further that on revocation of the permanent affiliation, the concerned college shall seek temporary continuation of affiliation on yearly basis.

48. Withdrawal of Affiliation.- (1) The rights conferred on a college by affiliation, either temporary or permanent, may be withdrawn in whole or in part or modified, if the college has failed to comply with any of the provisions of this Ordinance or the college has failed to comply with any of the conditions of the affiliation or the college conducted in a manner prejudicial to the interest of the education.

(2) A motion for the withdrawal or the modification of such rights shall be initiated only in the meeting of the Board. Any member of the Board, including ex-officio member who intends to move such a motion shall give a notice of it in writing setting out the grounds on which such a motion is made.

(3) Before taking the said motion into consideration, the Board shall send a copy of the said notice to the principal of the College concerned specifically intimating that any representation in writing on the motion shall be submitted by the College within a period to be specified in such intimation and the same will be considered by the Board.

(4) The Period so specified in sub-section (3) may if so expedient be extended by the Board up to a reasonable time.

(5) On receipt of the representation or on the expiry of the period referred to in the preceding sub-sections, the Board shall, after considering the notice of motion, the grounds set out therein and the representation received thereon and after such inspection by a Committee constituted and authorized by it in this behalf and after such further enquiry as may appear to it to be necessary pass a resolution regarding the reasons therefore and shall transmit it to the Academic Council.

(6) On receipt of the report under sub-section (5), the Academic Council shall, after such further enquiry, if any as may appear to it to be necessary, record its opinion and refer back to the Board.

(7) The Board after considering the resolution of the Academic Council, shall pass a final resolution recommending the withdrawal of affiliation. Such a resolution shall not be deemed to have been passed by the Board unless it has obtained the support of two third of the members present at a meeting.

(8) The Registrar shall submit the proposal with all the documents including the notice of motion, the reply of the college, resolutions of the Board and the Academic Council to the State Government for taking decision.

(9) The State Government may, after such further enquiry, as may appear to it to be necessary, direct the University to withdraw the affiliation in whole or in part or as modified and as applicable from a particular academic year or to reject the proposal.

(10) The University shall on receipt of such direction pass formal order in accordance with such direction.

(11) The students of a college, the affiliation of which has been withdrawn in whole or in part shall be accommodated in the nearby colleges by the University by increasing the intake in respect of a particular course of study to the extent of such students to be accommodated. All the documents in respect of such students shall be transferred from the college in respect of which the affiliation has been withdrawn to the college to which they are transferred by the University.

49. Voluntary closure of College or Course.- (1) The management of any college which intends to close down the college or a course in view of its incapacity or financial viability or breakdown of the management, shall give a notice in writing of not less than three months prior to the intended closure of the college to the University and to the State Government, stating the reasons therefor.

(2) The application for closure of the college or a course shall be considered by the Academic Council and the Board and they shall pass appropriate resolutions thereon.

(3) The Registrar shall transmit the application and the resolutions of the Academic Council and the Board to the State Government which shall on consideration of the same issue directions to the University either to permit the closure or to reject the closure and the University shall on receipt of such directions pass orders accordingly.

(4) The management shall not close down the college or a course during the currency of the academic year, and until the annual examinations conduct by the University in respect of the course of study are over and a formal order, issued by the University to do so.

(5) The students of such college which has been permitted to close the college or a course shall on transfer be accommodated in the nearby colleges by the University by increasing the intake in respect of particular course of study to the extent of such students to be accommodated from such closed college and all documents in respect of each student shall be transmitted, to the College in which such students are admitted.

(6) If within ninety days after the expiry of the term of notice under sub-section (1). the State Government does not issue any direction either permitting or rejecting the closure, it shall be deemed subject to the provisions of sub-section (4), that the management is permitted to close the college or the course as the case may be.

50. Recognition of certain Institutions.- (1) Any institution situated within or outside the University area other than a college which conducts research or specified studies or specialized studies may be recognized by the Board as a recognized institution for such purpose and in such manner and subject to such conditions as may be prescribed by the Statute.

(2) Such recognition may be withdrawn either in whole or in part or modified in such manner and for such reasons as may be prescribed by the Statutes.

51. Inspection of Colleges.-(1) Every affiliated college including permanently affiliated college shall furnish to the Registrar such reports, returns and other information as the Board in consultation with Academic Council may require to judge the efficiency of the college and the academic quality achieved.

(2) The Board shall cause every such college to be inspected from time to time by a Committee constituted for the purpose.

(3) The Board may call upon any college so inspected to take within a specified period such action as may appear to it to be necessary in respect of any matters.

(4) Every College shall comply with the directions of the University issued from time to time in respect of all matters relating to academic and administrative and matters ancillary thereto.

CHAPTER - VIII

STATUTES AND REGULATIONS

52. Statutes.- Subject to the provisions of this Ordinance, the Statutes of the University may provide for any matter connected with the affairs of the University and shall, in particular, provide for the following, namely:-

- (1) Constitution, powers and duties of the Authorities;
- (2) Creation, composition and functions of other bodies or committees, necessary or desirable for improving the academic life of the University;
- (3) Designations, powers, functions, duties, manner of appointment and selections and terms and conditions of service of the Officers of the University other than the Vice-Chancellor;
- (4) Classification, qualification and manner of appointment terms and conditions of service and powers and duties of teachers and other employees of the University;
- (5) Establishment, amalgamation, sub-division or abolition of faculties, Departments, Research Stations, Centres or other units of the Universities;
- (6) Establishment of pension and insurance schemes for the benefit of officers, teachers and other employees of the University and the rules, terms and conditions of such schemes;
- (7) Holding of convocations to confer degree and diplomas;
- (8) Conferment and withdrawal of honorary degrees and academic distinctions;
- (9) Conditions of service, remunerations and allowances including traveling and daily allowances to be paid to officers, teachers and other persons employed under the University;
- (10) Conditions and mode of appointment and the duties of examining bodies and examiners;

- (11) Management of colleges, Centres, Divisions, Departments, Zonal and Regional Stations, KVKs or other Institutions founded or maintained by the University;
- (12) Constitution of Selection Committees for appointment of officers, teachers and other employees of the University;
- (13) All other matters, which by this Ordinance are to be provided by the Statutes.

53. Statutes How Made.- (1) Any statute may be made, amended or repealed by the Board in the manner here in after provided.

(2) Statutes under this Ordinance shall be proposed by the Board and submitted to the Chancellor through the Government for his assent and shall be given effect to only after the assent of the Chancellor and after its publication in the Official Gazette.

(3) All the Statutes made under this Ordinance shall be published in the Official Gazette.

54. Regulations.- (1) The Authorities of the University may make regulations consistent with this Ordinance and the Statutes for,-

- (a) Laying down the procedure for their meetings and the number of members required to form the quorum;
- (b) Providing for matters which by this Ordinance or the Statutes are to be regulated by Regulations;
- (c) Providing for any other matters solely concerning the authority and not provided for by this Ordinance and Statutes;

(2) The regulations made by any authority of the University shall be subject to such direction as the Board may from time to time give in this behalf.

(3) The Academic Council may, subject to the provisions of this Ordinance and the Statutes, make regulations providing for course of studies, system of examination, academic calendar, award of degrees and diplomas of the University and other matters related to Director of Education.

(4) Without prejudice to the generality of the provisions of the preceding sub-sections, Academic Council may make regulations for,-

- (a) holding of convocations to confer degrees and diplomas;
- (b) conferment of honorary degrees, academic distinctions and withdrawal of degrees;
- (c) establishment and abolition of hostels maintained by the University;
- (d) Institution of fellowships, scholarships, stipend, bursaries, medals and prizes and the conditions of award thereof;
- (e) Entrance or admission of the students of the University and their enrollment and continuance as such and the conditions and procedures for dropping students from enrollment;
- (f) Fees which may be charged by the University;
- (g) Courses of study to be laid down for all degrees, diplomas and certificates of the University;
- (h) Conditions under which students shall be admitted to the degrees, diplomas or other courses and examinations of the University and eligibility for the award of degrees and diplomas;
- (i) Conditions for conferment of degrees and other academic distinctions;
- (j) Maintenance of discipline among the students of the University;
- (k) Special arrangements, if any, which may be made for residence, discipline and teaching of women students and the provision of special courses of study for women;
- (l) Conditions of residence of students of the University and levy of fees for residence in hostels;
- (m) Recognition and management of hostels maintained by the University.

CHAPTER - IX

MISCELLANEOUS

55. Savings of Validity of Acts and Proceedings.- No Act done or proceedings taken under this Ordinance shall be questioned merely on the ground,-

- (i) of any vacancy or defect in the constitution of any Authority,
- or
- (ii) of any defect or irregularity in such act or proceeding not affecting the merits of the case.

56. Residence of Students.- The students shall reside in the accommodation maintained by the University or approved by the Vice-Chancellor subject to such conditions as may be prescribed. However, the Vice-Chancellor or an authorized officer of the University may permit the students to reside with their parents or in private accommodations when no such accommodation is available with the University.

57. Annual Report.- The annual report of the University shall be prepared by the Registrar or any other officer under the directions of the Vice-Chancellor ordinarily within six months from the close of the Financial year and circulated to the members of the Board one month before the meeting at which it is to be considered. The Board shall after consideration of the annual report forward a copy thereof to the Government, which shall be laid before both Houses of the Legislature.

58. Delegation of Powers.- The Vice-Chancellor may, by order, delegate the powers exercisable by him under this Ordinance or the Statutes made there under, to any authority, officer, heads of colleges, departments, institutions or units or office subject to such conditions and restrictions as the Vice-Chancellor may deem proper.

59. Constitution of *ad-hoc* committees.- Notwithstanding anything in this Ordinance, and until such time as the authorities or bodies of the Universities are duly constituted in accordance with the provisions of this Ordinance or Statutes or regulations, the Vice-Chancellor may, subject to the prior approval of the Chancellor, appoint committees temporarily to exercise, perform, and discharge any of the powers, functions and duties of such authorities or bodies under this Ordinance or statutes or regulations.

60. Disputes as to constitutions of Authorities or Bodies.- If any question arises as to whether any person has been duly appointed or is entitled to be member of any authority or other body of University, the matter shall be referred to the Chancellor whose decision thereon shall be final:

Provided that before taking any such decision, the Chancellor shall give the person affected thereby reasonable opportunity of being heard.

61. Appointment of University Review Commission.- (1) The Chancellor shall once in every five years constitute a Commission to review the working of the University and to make recommendations.

(2) The Commission shall consist of not less than three eminent educationists in the field of Agricultural Sciences, one of whom shall be the Chairman, appointed by the Chancellor on the recommendation of the State Government.

(3) The terms and conditions of appointment of the members shall be such as the Chancellor may determine.

(4) The Commission shall, after holding such enquiry as it deems fit, make its recommendations to the Chancellor and to the State Government.

(5) The Chancellor may, in consultation with the State Government, take such action on the recommendations, as he deems fit.

(6) The State Government shall lay a copy of the recommendations together with a memorandum indicating the action taken before both Houses of the State Legislature.

62. Appointment to posts in connection with the affairs of the University.- (1) Subject to the provisions of this Ordinance and the Statutes, appointment to posts and services in connections with the affairs of the University may be made by the Vice-Chancellor with the approval of the Board as may be prescribed:

Provided that such approval of the Board shall not be necessary in respect of appointment of posts carrying scales of pay lower than the pay scale of an Assistant Professor.

(2) Notwithstanding anything contained in this Ordinance and until such time as the Statutes are made or the authorities of the University are constituted, appointments to posts and services in connection with the affairs of the University may be made by the Vice-Chancellor on such terms and conditions as may be approved by the Chancellor.

63. Transitory Provisions.- Notwithstanding anything contained in this Ordinance, the Vice-Chancellor may, with the previous approval of the Chancellor discharge all or any of the functions of the University for the purpose of carrying out the provisions of this Ordinance and for that purpose may exercise any powers or perform any duties which by this Ordinance are to be exercised or performed by any Authority or body of the University until such authority or body comes in to existence as provided by this Ordinance or the Statutes or regulations.

64. Protection of Act done in good faith.- No suit or other legal proceeding shall lie against, and no damages shall be claimed from, the University or its authorities, bodies officers or other employees for anything which is in good faith done or intended to be done in pursuance of this Ordinance, the Statutes, or Regulations made there under.

65. Power to remove difficulties.- (1) If any difficulty arises as to the first constitution or reconstitution of any authority or body of the University or giving effect to the provisions of this

Ordinance, the Government may by notification, make such provision not inconsistent with the provisions of this Ordinance as may appear to it to be necessary or expedient for removing the difficulty:

Provided that no such notification shall be issued after the expiry of five years from the date of commencement of this Ordinance.

(2) Every notification issued under sub-section (1) and every order issued under sub section (9) of section 8 shall be laid as soon as may be after it is issued, before each House of the State Legislature while it is in session for a total period of thirty days which may be comprised in one session or in two or more sessions, and if before the expiry of the said period, either House of the State Legislature makes any modification in any notification or directs that any notification shall not have effect, and if the modification or direction is agreed to by the other House such notification shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that notification.

66. Legal proceeding.- All suits and other legal proceedings by or against the University shall be instituted, prosecuted or defended on behalf of the University by the Registrar or any other officer empowered in this behalf by the Vice-Chancellor.

67. State Co-ordination Committee for Agricultural Education, Research and Extension.- (1) There shall be the Karnataka State Co-ordination Committee for Agricultural Education, Research and Extension for the purpose of effective co-ordination in the activities of all the Agricultural Universities in the State, particularly in relation to teaching, research, extension education and other matters of common interests.

(2) The State Co-ordination Committee shall consist of the following members, namely:-

- (a) The Minister in charge of Agriculture, Government of Karnataka shall be the Chairperson;
- (b) The Vice-Chancellor of All Agricultural Universities in the State;
- (c) The Directors of Education, Research and Extension of all Agricultural Universities
- (d) Registrars of all the Agricultural Universities in the State.

(e) The Secretary to Government, Agriculture Department shall be the Member Secretary.

(3) Functions of the Co-ordination Committee shall perform the following functions, namely:-

- (a) Ensuring autonomy of the Agricultural Universities in the state
- (b) Harmonisation of academic programmes and regulations
- (c) Ensuring complementarity and synergy through identification of areas of co-operation in Education, Research and Extension among different Agricultural Universities in the State.
- (d) Suggesting new initiatives and action plans for joint endeavours of the Agricultural Universities of the State and development departments for accelerating agriculture growth
- (e) Resolution of the inter-Universities and University – State issues

(4) The Committee shall meet at least twice in a year.

68. Continuance of Statutes and Regulations etc.- (1) Until the Statutes or Regulations are made under the appropriate provisions of this Ordinance, the Statutes or Regulations which are made under the provisions of the Karnataka Universities of Agricultural Sciences Act, 1963, and in force immediately before the appointed day shall subject to such adaptations or modifications as may be made therein by the Vice-Chancellor with the approval of Chancellor and in so far as they are not inconsistent with the provisions of this Ordinance be deemed to be Statutes and Regulations made under the appropriate provisions of this Ordinance.

(2) The person holding the office of the Vice-Chancellor of the University established under the Karnataka of Agriculture Sciences Act, 1963, on the date of commencement of this Ordinance shall continue to hold office till such date as he would have held that office, if this Ordinance had not been passed.

69. Repeal and Savings.- The Karnataka Universities of Agricultural Sciences Ordinance 2008 , (Karnataka Ordinance 3 of 2008) is hereby repealed:

Provided that the provisions of section 6 of the Karnataka General Clauses Act, 1899 shall so far as may be applicable in respect of the repeal of the said ordinance and Sections 8 and 24 of the said Act shall be applicable as if the said ordinance had been repealed and re-enacted by this Ordinance.

RAMESHWAR THAKUR
GOVERNOR OF KARNATAKA

By order and in the name of the Governor of Karnataka,

G.K. BOREGOWDA

Secretary to Government

Department of Parliamentary Affairs and Legislation

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಮಂಗಳವಾರ, ಜೂನ್ ೨, ೨೦೦೯ (ಜ್ಯೇಷ್ಠ ೧೨, ಶಕ ವರ್ಷ ೧೯೩೧)	ನಂ. ೩೭೫
------------	--	---------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಪಕ 27 ಶಾಸನ 2008, ಬೆಂಗಳೂರು, ದಿನಾಂಕ: 2ನೇ ಜೂನ್, 2009

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧ್ಯಾದೇಶ, 2009ಕ್ಕೆ 2009ರ ಮೇ 29ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2009ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 3 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2009ರ ಕರ್ನಾಟಕ ಅಧ್ಯಾದೇಶ ಸಂಖ್ಯೆ 3

(ಭಾರತ ಗಣರಾಜ್ಯದ ಆರವತ್ತನೇಯ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2009ರ ಜೂನ್ 2ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧ್ಯಾದೇಶ, 2009

ಕರ್ನಾಟಕ ರಾಜ್ಯದಲ್ಲಿ ಒಂದು ಪ್ರತ್ಯೇಕ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಕ್ಕಾಗಿ ಮತ್ತು ನಿಗಮಿತಗೊಳಿಸುವುದಕ್ಕಾಗಿ ಹಾಗೂ ಅದಕ್ಕೆ ಸಂಬಂಧಪಟ್ಟ ವಿಷಯಗಳಿಗಾಗಿ ಉಪಬಂಧಕಲ್ಪಿಸಲು ಒಂದು ಅಧ್ಯಾದೇಶ;

ಕರ್ನಾಟಕ ರಾಜ್ಯದಲ್ಲಿ ಒಂದು ಪ್ರತ್ಯೇಕ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಕ್ಕಾಗಿ ಮತ್ತು ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಉಪಬಂಧಕಲ್ಪಿಸುವುದು ಯುಕ್ತವಾಗಿರುವುದರಿಂದ;

ಕರ್ನಾಟಕ ರಾಜ್ಯ ವಿಧಾನ ಮಂಡಲದ ಎರಡೂ ಸದನಗಳು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ತೋಟಗಾರಿಕೆ ವಿಜ್ಞಾನಗಳಲ್ಲಿ ಕ್ರಮಬದ್ಧ ಬೋಧನೆ ಮತ್ತು ತರಬೇತಿಯ ಮೂಲಕ ತೋಟಗಾರಿಕೆ ವಿಜ್ಞಾನಗಳ ಅಧ್ಯಯನ ಮತ್ತು ಸಂಶೋಧನೆಗಳಿಗೆ ಮುಡಿಪಾದ ಮತ್ತು ಕರ್ನಾಟಕ ರಾಜ್ಯದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರಲ್ಲಿ ತೋಟಗಾರಿಕೆ ವಿಜ್ಞಾನಗಳ ಬಗ್ಗೆ ಒಂದು ಅರ್ಥಪೂರ್ಣ ಕಾಳಜಿಯನ್ನು ಮೈಗೂಡಿಸುವುದಕ್ಕಾಗಿ ಕಾರ್ಯಕ್ರಮವನ್ನು ಕೈಗೊಳ್ಳುವ ಒಂದು ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಹಾಗೂ ನಿಗಮಿತಗೊಳಿಸಲು ಅವಶ್ಯವೆನಿಸುವಂಥ ಸನ್ನಿವೇಶಗಳು ಉಂಟಾಗಿವೆ ಎಂಬುದು ಕರ್ನಾಟಕ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಈಗ ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸುತ್ತಾರೆ, ಎಂದರೆ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:- (1) ಈ ಅಧ್ಯಾದೇಶವನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧ್ಯಾದೇಶ, 2009 ಎಂದು ಕರೆಯತಕ್ಕದ್ದು.

(2) ಇದು, 22 ನೇ ನವಂಬರ್ 2008 ರಿಂದ ಜಾರಿಗೆ ಬಂದಿದೆ ಎಂದು ಭಾವಿಸತಕ್ಕದ್ದು.

2. ಪರಿಭಾಷೆಗಳು:- ಈ ಅಧ್ಯಾದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (1) “ವಿದ್ಯಾವಿಷಯಕ ಪರಿಷತ್ತು (ಅಕಾಡೆಮಿಕ್ ಕೌನ್ಸಿಲ್)” ಎಂದರೆ, ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತು;
- (2) “ಸಂಯೋಜಿತ ಕಾಲೇಜು” ಎಂದರೆ, ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರದಲ್ಲಿ ಇರುವ ಮತ್ತು ನಿಯಮಿಸಲಾದ ಶಾಸನಗಳಿಗೆ ಅನುಸಾರವಾಗಿ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾದ ಮತ್ತು ವಿಶ್ವವಿದ್ಯಾಲಯದ ಪದವಿಗಳು, ಡಿಪ್ಲೋಮಾಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಡೆಸುವ ಪರೀಕ್ಷೆಗಳಿಗೆ ಪ್ರವೇಶ ಪಡೆಯಲು ಅವಶ್ಯವಾದ ವ್ಯಾಸಂಗ ಕ್ರಮಗಳನ್ನು ಒದಗಿಸುವ ಕಾಲೇಜು ಅಥವಾ ಸಂಸ್ಥೆ;
- (3) “ಪ್ರಾಧಿಕಾರ” ಎಂದರೆ, 12ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ;
- (4) “ಮಂಡಳಿ” ಎಂದರೆ, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;
- (5) “ಅಧ್ಯಯನ ಮಂಡಳಿ” ಎಂದರೆ ಫ್ಯಾಕಲ್ಟಿ ಹಂತದಲ್ಲಿ ವಿದ್ಯಾ ವ್ಯವಹಾರಗಳ ಸಮಿತಿ;

- (6) "ಕ್ಯಾಂಪಸ್" ಎಂದರೆ ತೋಟಗಾರಿಕೆಗೆ ಸಂಬಂಧಿಸಿದಂತೆ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗೆ ಸಂಬಂಧಿಸಿದ ಕಾಲೇಜು, ವಿದ್ಯಾರ್ಥಿನಿಲಯಗಳು, ಸಿಬ್ಬಂದಿ ನಿವಾಸಗಳು, ಹೊಲಭೂಮಿಗಳು, ಮತ್ತಿತರ ಸೊತ್ತುಗಳನ್ನು ಒಳಗೊಳ್ಳುವ ಒಂದು ಆವರಣ;
- (7) "ಕಾಲೇಜು" ಎಂದರೆ, ವಿಶ್ವವಿದ್ಯಾಲಯದ ನೇರ ಆಡಳಿತದ ಅಡಿಯಲ್ಲಿ ಬರುವ ಮತ್ತು ಅದರ ವ್ಯವಸ್ಥಾಪನೆ ಅಡಿಯಲ್ಲಿ ಬರುವ ಕೇಂದ್ರ ಕಾರ್ಯಸ್ಥಾನದಲ್ಲಿ, ಕ್ಯಾಂಪಸ್‌ನಲ್ಲಿ ಅಥವಾ ಯಾವುದೇ ಇತರ ಸ್ಥಳದಲ್ಲಿ ಇರುವಂಥ ಘಟಕ ಕಾಲೇಜು;
- (8) "ಕುಲಾಧಿಪತಿ" ಎಂದರೆ ವಿಶ್ವವಿದ್ಯಾಲಯದ ಕುಲಾಧಿಪತಿ;
- (9) "ಲೆಕ್ಕ ನಿಯಂತ್ರಕರು" ಎಂದರೆ ವಿಶ್ವವಿದ್ಯಾಲಯದ ಲೆಕ್ಕ ನಿಯಂತ್ರಕರು;
- (10) "ಡೀನ್" ಎಂದರೆ, ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಅಥವಾ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ;
- (11) "ಡೀನ್ - ವಿದ್ಯಾರ್ಥಿ ಕ್ಷೇಮಾಭಿವೃದ್ಧಿ" ಎಂದರೆ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ, ಸಲಹೆ ನೀಡಿಕೆ ಮತ್ತು ವಿದ್ಯಾರ್ಥಿಗಳ ಉದ್ಯೋಗ ನಿಯೋಜನೆಯ ಡೀನ್;
- (12) "ನಿರ್ದೇಶಕ" ಎಂಬುದು ವಿದ್ಯಾ ನಿರ್ದೇಶಕರು, ಸಂಶೋಧನಾ ನಿರ್ದೇಶಕರು ಮತ್ತು ವಿಸ್ತರಣಾ ನಿರ್ದೇಶಕರನ್ನು ಒಳಗೊಂಡಿರುತ್ತದೆ;
- (13) "ದೂರ ಶಿಕ್ಷಣ" ಎಂದರೆ ವ್ಯಾಸಂಗ ಕ್ರಮಗಳನ್ನು ಖುದ್ದು ಹಾಜರಾಗಿ ಕಲಿಯಲಾಗದ ಭೌತಿಕವಾಗಿ ಬೋಧನಾ ಸ್ಥಳದಿಂದ ದೂರ ಇರುವಂಥ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ತಲುಪಿಸುವ ಉದ್ದೇಶವುಳ್ಳ ಶಿಕ್ಷಣ ಕ್ಷೇತ್ರ. ಇಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ತಮಗೆ ಅನುಕೂಲವಾದಂಥ ಸಮಯದಲ್ಲಿ ಮುದ್ರಿತ/ವಿದ್ಯುನ್ಮಾನ/ಅಥವಾ ಇತರ ತಾಂತ್ರಿಕ ಮಾಧ್ಯಮಗಳ ಮೂಲಕ ವಿಚಾರ ವಿನಿಮಯ ಮಾಡಿ ಪರಸ್ಪರ ಸಂವಾದ ನಡೆಸಬಹುದು;
- (14) "ವಿಸ್ತರಣಾ ಶಿಕ್ಷಣ ಪರಿಷತ್ತು" ಎಂದರೆ, ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಪರಿಷತ್ತು;
- (15) "ವಿಸ್ತರಣಾ ಶಿಕ್ಷಣ" ಎಂದರೆ, ತೋಟಗಾರಿಕೆ ಮತ್ತು ಸಂಬಂಧಪಟ್ಟ ವಿಜ್ಞಾನಗಳು ಹಾಗೂ ತೋಟಗಾರಿಕೆ ಉತ್ಪಾದನೆಗಳು ಮತ್ತು ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದ ವೈಜ್ಞಾನಿಕ ತಂತ್ರಜ್ಞಾನದ ವಿವಿಧ ಹಂತಗಳಿಗೆ ಸಂಬಂಧಪಟ್ಟ ರೈತರು, ಗೃಹಿಣಿಯರು, ಉದ್ಯಮಿಗಳು ಮತ್ತಿತರ ಸಮೂಹಗಳಿಗೆ ತರಬೇತಿಯನ್ನು ನೀಡುವುದಕ್ಕಾಗಿ ಸಂಬಂಧಪಟ್ಟ ಶೈಕ್ಷಣಿಕ ಚಟುವಟಿಕೆಗಳು ಮತ್ತು ಇದು ವಿಶ್ವವಿದ್ಯಾಲಯದ ವಿಭಾಗಗಳು, ವಿಜ್ಞಾನ ಕೇಂದ್ರಗಳು ಮತ್ತು ಅದಕ್ಕೆ ಸಂಯೋಜಿತವಾದ ಕಾಲೇಜುಗಳ ಮೂಲಕ ಹೊಸ ಹೊಸ ತಂತ್ರಜ್ಞಾನಗಳು ಮತ್ತು ಸಂಶೋಧನೆಗಳನ್ನು ಹೊಲಗಳು ಮತ್ತು ಹೊಲಮನೆಗಳ ಬಾಗಿಲುಗಳಿಗೆ ಕೊಂಡೊಯ್ಯುವಂಥ ಪ್ರಾತ್ಯಕ್ಷಿಕೆಗಳನ್ನೂ ಒಳಗೊಳ್ಳುತ್ತದೆ;
- (16) "ಫ್ಯಾಕಲ್ಟಿ" ಎಂದರೆ, ಅಧ್ಯಾಪಕ ಮತ್ತು ಶಾಸನಗಳಲ್ಲಿ ನಿರ್ದಿಷ್ಟವಾಗಿ ಹೇಳಿರುವ ವಿಶ್ವವಿದ್ಯಾಲಯದ ಫ್ಯಾಕಲ್ಟಿ;
- (17) "ಸರ್ಕಾರ" ಎಂದರೆ ಕರ್ನಾಟಕ ಸರ್ಕಾರ;
- (18) "ವಿಭಾಗ ಮುಖ್ಯಸ್ಥ" ಎಂದರೆ ವಿಶ್ವವಿದ್ಯಾಲಯ ಮತ್ತು ಘಟಕ ಕಾಲೇಜುಗಳ ಒಂದು ವಿಭಾಗದ ಮುಖ್ಯಸ್ಥ;
- (19) "ತೋಟಗಾರಿಕೆ" ಎಂಬುದು,
 - (ಎ) ತರಕಾರಿಗಳು, ಹಣ್ಣುಗಳು, ಹೂ, ಸಾಂಬಾರ ಪದಾರ್ಥಗಳು ನೆಡುತೋಪು ಬೆಳೆಗಳು, ಔಷಧೀಯ ಮತ್ತು ಸುಗಂಧ ಸಸ್ಯಗಳು ಮುಂತಾದ ತೋಟಗಾರಿಕೆ ಬೆಳೆಗಳ ಎಲ್ಲಾ ಅಂಶಗಳು;
 - (ಬಿ) ಕೃಷಿ ಬೆಳೆಗಳು;
 - (ಸಿ) ಪ್ರಾಕೃತಿಕ ಸಂಪನ್ಮೂಲ ನಿರ್ವಹಣೆ;
 - (ಡಿ) ಭೂಸಾರ ಮತ್ತು ಜಲನಿಧಿ ನಿರ್ವಹಣೆ;
 - (ಇ) ಉತ್ಪಾದನೆ ಮತ್ತು ಸಂರಕ್ಷಣೆಯೂ ಸೇರಿದಂತೆ ಬೆಳೆ ಸುಧಾರಣೆ;
 - (ಎಫ್) ನೀರಾವರಿ ಮತ್ತು ಕಳೆ ನಿರ್ವಹಣೆ;
 - (ಜಿ) ಬೀಜ ಮತ್ತು ಸಸಿ ಸಾಮಗ್ರಿಗಳ ಉತ್ಪಾದನೆ;
 - (ಎಚ್) ಭೂಬಳಕೆ ಯೋಜನೆ ಮತ್ತು ನಿರ್ವಹಣೆ;
 - (ಐ) ಭೂ-ಪ್ರಸಾಧನ ಕಲೆ;

- (ಜೆ) ತೋಟದ ಮರಗಳ ಕೃಷಿ, ಫಾರಂ ವನ ವಿಜ್ಞಾನ ಮತ್ತು ಅರಣ್ಯ ಹಾಗೂ ವನ್ಯಜೀವಿ ನಿರ್ವಹಣೆ;
- (ಕೆ) ತೋಟಗಾರಿಕೆ ಅರ್ಥಶಾಸ್ತ್ರ;
- (ಎಲ್) ಮಾರಾಟಗಾರಿಕೆ, ಸಹಕಾರ ಮತ್ತು ವ್ಯವಹಾರ ನಿರ್ವಹಣೆ;
- (ಎಂ) ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ;
- (ಎನ್) ಸಂಸ್ಕರಣೆಯೂ ಸೇರಿದಂತೆ ಸುಗ್ಗಿ ತರುವಾಯದ ನಿರ್ವಹಣೆ;
- (ಒ) ಜೈವಿಕ ತಂತ್ರಜ್ಞಾನ;
- (ಪಿ) ಅಣಬೆ ಕೃಷಿ;
- (ಕ್ಯೂ) ತೋಟಗಾರಿಕೆ ಇಂಜಿನಿಯರಿಂಗ್;
- (ಆರ್)ಕೋಳಿ ಸಾಗಾಣಿಕೆಯೂ ಸೇರಿದಂತೆ ಪಶು ವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳು;
- (ಎಸ್)ಹೈನುಗಾರಿಕೆ ವಿಜ್ಞಾನ ಮತ್ತು ತಂತ್ರಜ್ಞಾನ;
- (ಟಿ) ಮೀನು ಕೃಷಿ ಮತ್ತು ಮೀನುಗಾರಿಕೆ ನಿರ್ವಹಣೆ;
- (ಯು) ಗ್ರಾಮೀಣಾಭಿವೃದ್ಧಿ;
- (ವಿ) ಆಕರ ವಿಜ್ಞಾನಗಳು ಮತ್ತು ಮಾನವಿಕ ಶಾಸ್ತ್ರಗಳು;
- (ಡಬ್ಲ್ಯೂ) ಜೇನು ಸಾಕಾಣಿಕೆ ಮತ್ತು ರೇಷ್ಮೆ ವ್ಯವಸಾಯ;
- (ಎಕ್ಸ್) ಸರ್ಕಾರ/ ಭಾರತೀಯ ಕೃಷಿ ಸಂಶೋಧನೆ ಪರಿಷತ್ತು ಸಲಹೆ ನೀಡುವ ತೋಟಗಾರಿಕೆಗೆ ಸಂಬಂಧಿಸಿದ ಯಾವುದೇ ಇತರ ವಿಷಯ.
- ಇವುಗಳ ಮೂಲಭೂತ ಮತ್ತು ಅನ್ವಯಿಕ ವಿಜ್ಞಾನಗಳು ಒಳಗೊಳ್ಳುತ್ತವೆ.
- (20) "ತೋಟಗಾರಿಕೆ ಸಂಶೋಧನಾ ಕೇಂದ್ರ" ಎಂದರೆ ವಲಯ ತೋಟಗಾರಿಕೆ ಸಂಶೋಧನಾ ಕೇಂದ್ರ, ಪ್ರಮುಖ ತೋಟಗಾರಿಕೆ ಸಂಶೋಧನಾ ಕೇಂದ್ರ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಕೇಂದ್ರ, ವಿಶ್ವವಿದ್ಯಾಲಯದ ತೋಟಗಾರಿಕೆ ಸಂಶೋಧನಾ ಕೇಂದ್ರ ಅಥವಾ ಇನ್ಯಾವುದೇ ಸಂಶೋಧನಾ ಕೇಂದ್ರ .
- (21) "ವಿದ್ಯಾರ್ಥಿನಿಲಯ" ಎಂದರೆ, ಈ ಅಧಿನಿಯಮದ ಉಪಬಂಧಗಳಿಗನುಸಾರವಾಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ವಿಶ್ವವಿದ್ಯಾಲಯದ ಭಾಗವಾಗಿ ಅಥವಾ ಪ್ರತ್ಯೇಕವಾಗಿ ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ ಅಥವಾ ಮನ್ನಣೆ ನೀಡಿರುವ ಒಂದು ನಿವಾಸ ಘಟಕ;
- (22) "ಅಧಿಕಾರಿ" ಎಂದರೆ, ಅಧ್ಯಾದೇಶ ಅಥವಾ ಶಾಸನಗಳಲ್ಲಿ ನಿರ್ದಿಷ್ಟಪಡಿಸಿರುವಂತೆ ವಿಶ್ವವಿದ್ಯಾಲಯದ ಅಧಿಕಾರಿ.
- (23) "ಸಾರ್ವಜನಿಕ - ಖಾಸಗಿ ಪಾಲಗಾರಿಕೆ" ಎಂದರೆ, ತೋಟಗಾರಿಕೆ ಅಭಿವೃದ್ಧಿ ಮತ್ತು ಉತ್ತೇಜನಕ್ಕಾಗಿ ವಿಶ್ವವಿದ್ಯಾಲಯ ಮತ್ತು ಸಾರ್ವಜನಿಕ/ಖಾಸಗಿ ಸಂಘಗಳ ನಡುವೆ ಮಾಡಿಕೊಂಡ ಜಂಟಿ ಉದ್ಯಮ.
- (24) "ಸಂಶೋಧನೆ" ಎಂದರೆ, ತಂತ್ರಜ್ಞಾನಗಳ ಅಭಿವೃದ್ಧಿ.
- (25) "ಆವರ್ತಕ ನಿಧಿ" ಎಂದರೆ, ತಂತ್ರಜ್ಞಾನಗಳನ್ನು, ಬೀಜ ಮತ್ತು ಸಸಿ ಸಾಮಗ್ರಿಗಳನ್ನು ಅಭಿವೃದ್ಧಿಪಡಿಸಲು ಮತ್ತು ಮುಂದಿನ ಅಭಿವೃದ್ಧಿಗಾಗಿ ಅದೇ ಹಣವನ್ನೇ ಪುನರಾವರ್ತಿಸಿ ತೊಡಗಿಸುವುದಕ್ಕಾಗಿ ವ್ಯಕ್ತಿಗಳಿಗೆ/ಸಂಸ್ಥೆಗಳಿಗೆ ಹಂಚಲಾದ ಬಜೆಟ್.
- (26) "ನಿಯಮಿಸಲಾದುದು" ಎಂದರೆ, ವಿಶ್ವವಿದ್ಯಾಲಯದ ಶಾಸನಗಳಿಂದ ನಿಯಮಿಸಲಾದುದು;
- (27) "ಕುಲಸಚಿವ" ಎಂದರೆ ವಿಶ್ವವಿದ್ಯಾಲಯದ ಕುಲಸಚಿವ.
- (28) "ವಿನಿಯಮಗಳು" ಎಂದರೆ, 49ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ವಿನಿಯಮಗಳು;
- (29) "ಸಂಶೋಧನಾ ಪರಿಷತ್ತು" ಎಂದರೆ ವಿಶ್ವವಿದ್ಯಾಲಯದ ಸಂಶೋಧನಾ ಪರಿಷತ್ತು.
- (30) "ಅನುಸೂಚಿ" ಎಂದರೆ, ಈ ಅಧ್ಯಾದೇಶಕ್ಕೆ ಅನುಬಂಧಿಸಲಾದ ಅನುಸೂಚಿ;
- (31) "ಶಾಸನಗಳು" ಎಂದರೆ, ಈ ಅಧ್ಯಾದೇಶದ ಅಡಿಯಲ್ಲಿ ರಚಿಸಲಾದ ನೀತಿಗಳು, ಕಾರ್ಯವಿಧಾನಗಳು ಮುಂತಾದ ಅಂಶಗಳಿಗೆ ವ್ಯಾಪಿಸುವ ವಿಶ್ವವಿದ್ಯಾಲಯದ ಶಾಸನಗಳು;

- (32) "ವಿದ್ಯಾರ್ಥಿ" ಎಂದರೆ, ವಿಶ್ವವಿದ್ಯಾಲಯದಲ್ಲಿ ಕ್ರಮಬದ್ಧವಾಗಿ ಸ್ಥಾಪಿಸಲಾದ ಪದವಿ, ಡಿಪ್ಲೊಮಾ ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪಡೆಯಲು ವ್ಯಾಸಂಗ ಕ್ರಮದಲ್ಲಿ ಅಧ್ಯಯನ ಮಾಡುವುದಕ್ಕಾಗಿ ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ಅಥವಾ ಒಂದು ಸಂಯೋಜಿತ ಕಾಲೇಜಿನಲ್ಲಿ ಪ್ರವೇಶ ನೀಡಿ ಹೆಸರುಪಟ್ಟಿಯಲ್ಲಿ ಸೇರಿಸಲಾಗಿರುವಂಥ ಒಬ್ಬ ವ್ಯಕ್ತಿ;
- (33) "ಅಧ್ಯಾಪಕರು" ಎಂದರೆ, ಸಹಾಯಕ ಪ್ರಾಧ್ಯಾಪಕರ ದರ್ಜೆಗೆ ಕಡಿಮೆಯಿಲ್ಲದ ಬೋಧನೆ ನೀಡುವ ಅಥವಾ ಸಂಶೋಧನೆ ಮತ್ತು /ಅಥವಾ ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸುವ ಮತ್ತು ಅದಕ್ಕೆ ಮಾರ್ಗದರ್ಶನ ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯದಿಂದ ನೇಮಕಗೊಂಡ ಅಥವಾ ಮಾನ್ಯತೆ ಪಡೆದ ಒಬ್ಬ ವ್ಯಕ್ತಿ ಮತ್ತು ಇದು ಅಧ್ಯಾಪಕರೆಂದು ಶಾಸನಗಳ ಮೂಲಕ ಘೋಷಿಸಲ್ಪಡಬಹುದಾದ ಇತರೆ ಯಾವುದೇ ವ್ಯಕ್ತಿಯನ್ನೂ ಒಳಗೊಳ್ಳಬಹುದು.
- (34) "ತಂತ್ರಜ್ಞಾನ ವರ್ಗಾವಣೆ (ಟಿಟಿ) ಘಟಕಗಳು" ಎಂದರೆ, ವಿಜ್ಞಾನ ಕೇಂದ್ರ, ವಿಸ್ತರಣಾ ಶಿಕ್ಷಣ ಘಟಕಗಳು (ಇಇಯುಎಸ್), ಸಿಬ್ಬಂದಿ ತರಬೇತಿ ಘಟಕಗಳು (ಎಸ್‌ಟಿಯು), ತೋಟಗಾರಿಕೆ ತಂತ್ರಜ್ಞಾನ ಮಾಹಿತಿ ಕೇಂದ್ರ (ಹೆಚ್‌ಟಿಐಸಿ), ಬೇಕರಿ ತರಬೇತಿ ಘಟಕ(ಬಿಟಿಯು), ಸುಗ್ಗಿ ತರುವಾಯದ ತಂತ್ರಜ್ಞಾನದ ಸಂಸ್ಥೆ (ಪಿಹೆಚ್‌ಟಿಐ) ಮತ್ತು ವಿಶ್ವವಿದ್ಯಾಲಯವು ಸ್ಥಾಪಿಸಿದಂಥ ಇತರ ಕೇಂದ್ರಗಳು.
- (35) "ಘಟಕ" ಎಂದರೆ, ಕಾಲೇಜು/ಸಂಶೋಧನಾ ಕೇಂದ್ರ/ ವಿಸ್ತರಣಾ ಶಿಕ್ಷಣ ಘಟಕಗಳು/ ತೋಟಗಾರಿಕೆ ವಿಜ್ಞಾನ ಕೇಂದ್ರಗಳು ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ಇತರ ಸಂಸ್ಥೆಗಳು.
- (36) "ವಿಶ್ವವಿದ್ಯಾಲಯ" ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ;
- (37) "ವಿಶ್ವವಿದ್ಯಾಲಯ ಪ್ರದೇಶ" ಎಂದರೆ, ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರದೇಶ;
- (38) "ಕುಲಪತಿ" ಎಂದರೆ, ವಿಶ್ವವಿದ್ಯಾಲಯದ ಕುಲಪತಿ.
- (39) "ವಿಜ್ಞಾನ ಕೇಂದ್ರ " ಎಂದರೆ, ತೋಟಗಾರಿಕೆ ವಿಜ್ಞಾನ ಕೇಂದ್ರ (ಟಿವಿಕೆ), ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ).

ಅಧ್ಯಾಯ - II

ವಿಶ್ವವಿದ್ಯಾಲಯ

3. ವಿಶ್ವವಿದ್ಯಾಲಯದ ಸ್ಥಾಪನೆ ಮತ್ತು ನಿಗಮನ.- (1) ಈ ಅಧ್ಯಾದೇಶವು ಪ್ರಾರಂಭವಾದ ದಿನಾಂಕದಿಂದ ಕೂಡಲೇ ರಾಜ್ಯದಲ್ಲಿ "ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ" ಎಂಬ ಹೆಸರಿನ ಒಂದು ವಿಶ್ವವಿದ್ಯಾಲಯವು ಸ್ಥಾಪನೆಯಾಗತಕ್ಕದ್ದು.

(2) ವಿಶ್ವವಿದ್ಯಾಲಯವು ಒಂದು ನಿಗಮಿತ ನಿಕಾಯವಾಗಿರತಕ್ಕದ್ದು, ಶಾಶ್ವತ ಉತ್ತರಾಧಿಕಾರವನ್ನು ಮತ್ತು ಸಾಮಾನ್ಯ ಮೊಹರನ್ನು ಹೊಂದಿರತಕ್ಕದ್ದು ಮತ್ತು ಸದರಿ ಹೆಸರಿನಿಂದ ದಾವೆ ಹೂಡತಕ್ಕದ್ದು ಮತ್ತು ದಾವೆಗೆ ಗುರಿಯಾಗತಕ್ಕದ್ದು.

(3) ಈ ಅಧ್ಯಾದೇಶದಲ್ಲಿ ನಮೂದಿಸಲಾದಂತೆ ಅಥವಾ ಶಾಸನಗಳಲ್ಲಿ ಉಪಬಂಧ ಕಲ್ಪಿಸಲಾದಂತೆ, ವಿಶ್ವವಿದ್ಯಾಲಯವು ಕುಲಾಧಿಪತಿಯವರು, ಒಬ್ಬರು ಕುಲಪತಿಯವರು, ವ್ಯವಸ್ಥಾಪನಾ ಮಂಡಳಿ, ವಿದ್ಯಾ ವಿಷಯಕ ಪರಿಷತ್ತು, ಸಂಶೋಧನಾ ಪರಿಷತ್ತು, ವಿಸ್ತಾರಣಾ ಶಿಕ್ಷಣ ಪರಿಷತ್ತು ಮತ್ತು ಇತರ ಪ್ರಾಧಿಕಾರಗಳು ಹಾಗೂ ಅಧಿಕಾರಿಗಳು ಮತ್ತು ಘಟಕ ನಿಕಾಯಗಳನ್ನು ಹೊಂದಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಚರ ಮತ್ತು ಸ್ಥಿರ ಸ್ವತ್ತುಗಳೆರಡನ್ನು ಆರ್ಜಿಸಲು ಮತ್ತು ಧಾರಣ ಮಾಡಲು, ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ಅದರಲ್ಲಿ ನಿಹಿತವಾಗಿರಬಹುದಾದ ಅಥವಾ ಅದರಿಂದ ಆರ್ಜಿತವಾಗಿರಬಹುದಾದ ಯಾವುದೇ ಚರ ಮತ್ತು ಸ್ಥಿರ ಸ್ವತ್ತನ್ನು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಡನೆ ಗುತ್ತಿಗೆಗೆ ನೀಡಲು, ಮಾರಾಟ ಮಾಡಲು ಅಥವಾ ಅನ್ಯಥಾ ವರ್ಗಾವಣೆ ಮಾಡಲು ಮತ್ತು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಅಥವಾ ಇತರ ಯಾವುದೇ ಅನುಮೋದಿತ ಮೂಲಗಳಿಂದ ಹಣವನ್ನು ಸಾಲ ಪಡೆದು ಮತ್ತು ಈ ಅಧ್ಯಾದೇಶದ ಉದ್ದೇಶಕ್ಕಾಗಿ ಅವಶ್ಯವಾದ ಇತರ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲು ಸಕ್ಷಮವಾಗಿರತಕ್ಕದ್ದು.

(5) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪ್ರತಿವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂತಹ ದಾವೆಗಳಲ್ಲಿನ ಹಾಗೂ ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕೆಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(6) ವಿಶ್ವವಿದ್ಯಾಲಯದ ಕೇಂದ್ರ ಕಛೇರಿಯು ಬಾಗಲಕೋಟೆಯಲ್ಲಿ ಇರತಕ್ಕದ್ದು.

4. ಅಧಿಕಾರ ಕ್ಷೇತ್ರ ವ್ಯಾಪ್ತಿ ಮತ್ತು ಘಟಕ ನಿಕಾಯಗಳು.- (1) ಈ ಅಧ್ಯಾದೇಶದಲ್ಲಿ ಪರಿಭಾಷಿಸಲಾದಂತೆ, ವಿಶ್ವವಿದ್ಯಾಲಯದ ಅಥವಾ ಕಾಲೇಜು ಮಟ್ಟದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳ ಭೋಧನೆಗೆ ಸಂಬಂಧಪಟ್ಟಂತೆ ಈ ವಿಶ್ವವಿದ್ಯಾಲಯದ ಅಧಿಕಾರ ವ್ಯಾಪ್ತಿ ಮತ್ತು ಜವಾಬ್ದಾರಿಯು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗಿರತಕ್ಕದ್ದು.

(2) ವಿಶ್ವವಿದ್ಯಾಲಯವು ಸ್ಥಾಪನೆಯಾದ ದಿನಾಂಕದಂದು ಮತ್ತು ದಿನಾಂಕದಿಂದ ವಿಶ್ವವಿದ್ಯಾಲಯದ ಘಟಕ ಅಥವಾ ಸಂಯೋಜಿತ ಕಾಲೇಜು ಆಗಿ ಅಲ್ಲದೆ ಅನ್ಯಥಾ ತೋಟಗಾರಿಕೆಯಲ್ಲಿ ಶಿಕ್ಷಣವನ್ನು ನೀಡುವ ಯಾವುದೇ ಹೊಸ ಕಾಲೇಜನ್ನು ಸ್ಥಾಪಿಸತಕ್ಕದ್ದಲ್ಲ.

(3) ವಿಶ್ವವಿದ್ಯಾಲಯದ ಅಧಿಕಾರ ಕ್ಷೇತ್ರ ವ್ಯಾಪ್ತಿ ಮತ್ತು ಪ್ರಾಧಿಕಾರದಡಿಯಲ್ಲಿ ಬರುವ ಎಲ್ಲಾ ತೋಟಗಾರಿಕೆ ಕಾಲೇಜುಗಳು, ತೋಟಗಾರಿಕೆ ಸಂಶೋಧನಾ ಕೇಂದ್ರಗಳು, ತೋಟಗಾರಿಕೆ ವಿಜ್ಞಾನ ಕೇಂದ್ರಗಳು ಮತ್ತು ಇತರ ಸಂಸ್ಥೆಗಳು ವಿಶ್ವವಿದ್ಯಾಲಯದ ಘಟಕ ಭಾಗಗಳಾಗಿ ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಪ್ರಾಧಿಕಾರಗಳ ಪೂರ್ಣ ಆಡಳಿತ ನಿರ್ವಹಣೆ ಮತ್ತು ನಿಯಂತ್ರಣದಡಿಯಲ್ಲಿ ಬರತಕ್ಕದ್ದು. ವಿಶ್ವವಿದ್ಯಾಲಯದಿಂದ ಸಂಯೋಜಿತ ಕಾಲೇಜು ಎಂದು ಮಾನ್ಯತೆ ಪಡೆದ ಹೊರತು ಯಾವ ಘಟಕವನ್ನು ಸಂಯೋಜಿತ ಕಾಲೇಜು ಎಂದು ಮಾನ್ಯ ಮಾಡತಕ್ಕದ್ದಲ್ಲ.

(4) ವಿಶ್ವವಿದ್ಯಾಲಯವು ಪ್ರಾದೇಶಿಕ ಅಧಿಕಾರ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ಅಧಿಕಾರ ವ್ಯಾಪ್ತಿಯಿಂದ ಹೊರಗೆ ಸಂಶೋಧನೆ ವಿಸ್ತರಣೆ ಮತ್ತು ನಿರ್ವಹಣೆಗಳನ್ನೊಳಗೊಂಡ ತನ್ನ ಘಟಕ ನಿಕಾಯಗಳ ಸ್ಥಾಪನೆ ಮತ್ತು ಅಭಿವೃದ್ಧಿಗೆ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು.

(5) ಪ್ರತಿಯೊಂದು ವಿಶ್ವವಿದ್ಯಾಲಯವು ಅನೇಕ ವಿಭಿನ್ನ ಶಾಸ್ತ್ರಗಳ ದೃಷ್ಟಿಯಿಂದ ಅಧ್ಯಯನ ಮಾಡುವ ವಿದ್ಯಾ ವಿಷಯಕ ಕಾರ್ಯಕ್ರಮಗಳ ಮತ್ತು ಸಂಶೋಧನಾ ಯೋಜನೆಗಳ ಸಂಬಂಧದಲ್ಲಿ ಇತರ ವಿಶ್ವವಿದ್ಯಾಲಯಗಳು ಅಥವಾ ಭಾರತದ ಮತ್ತು ವಿದೇಶದ ಖ್ಯಾತ ಸಂಸ್ಥೆಗಳೊಂದಿಗೆ ವಿದ್ಯಾವಿಷಯಕ ಕಾರ್ಯಕ್ರಮಗಳ ಸಹಯೋಗ ಮಾಡಿಕೊಳ್ಳಬಹುದು.

5. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ಈ ವಿಶ್ವವಿದ್ಯಾಲಯವನ್ನು ಈ ಮುಂದಿನ ಧೈಯೋದ್ದೇಶಗಳಿಗಾಗಿ ಸ್ಥಾಪಿಸಲಾಗಿದೆ ಮತ್ತು ನಿಗಮಿತಗೊಳಿಸಲಾಗಿದೆ ಎಂದು ಭಾವಿಸತಕ್ಕದ್ದು, ಎಂದರೆ:-

(ಎ) 2ನೇ ಪ್ರಕರಣದ (20)ನೇ ಖಂಡದಲ್ಲಿ ನಿರ್ದಿಷ್ಟಪಡಿಸಿದಂತೆ ಅಧ್ಯಯನದ ವಿವಿಧ ಶಾಖೆಗಳಲ್ಲಿ ಉತ್ತಮ ಗುಣಮಟ್ಟದ ಮಾನವ ಸಂಪನ್ಮೂಲವನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಶಿಕ್ಷಣ ನೀಡುವುದಕ್ಕೆ ಏರ್ಪಾಡು ಮಾಡುವುದು;

(ಬಿ) ದೂರ ಶಿಕ್ಷಣವೂ ಸೇರಿದಂತೆ ಕಲಿಕೆ ಮತ್ತು ಸಂಶೋಧನೆಗೆ ಅದರಲ್ಲೂ ತೋಟಗಾರಿಕೆ ಮತ್ತು ಇತರೆ ಸಂಬಂಧಿತ ವಿಜ್ಞಾನದ ಕಲಿಕೆ ಮತ್ತು ಸಂಶೋಧನೆಯ ಮುನ್ನಡೆಗೆ ಉತ್ತೇಜನ ನೀಡುವುದು;

(ಸಿ) ಜನತೆಗೆ ವಿಶೇಷವಾಗಿ ರಾಜ್ಯದ ಗ್ರಾಮಾಂತರ ಜನರಿಗೆ, ಅಂಥ ವಿಜ್ಞಾನ ಮತ್ತು ತಂತ್ರಜ್ಞಾನಗಳ ವಿಸ್ತರಣಾ ಶಿಕ್ಷಣವನ್ನು ಕೈಕೊಳ್ಳುವುದು;

(ಡಿ) ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹಾಗೂ ಅರೆಸರ್ಕಾರಿ/ಸರ್ಕಾರಿ/ಖಾಸಗಿ ಮತ್ತಿತರ ಶೈಕ್ಷಣಿಕ, ಕೈಗಾರಿಕಾ, ಸಂಶೋಧನೆ ಸಂಸ್ಥೆಗಳೊಂದಿಗೆ ಪಾಲಾಗಾರಿಕೆ ಮತ್ತು ಜೋಡಣೆಗಳನ್ನು ಉತ್ತೇಜಿಸುವುದು.

(ಇ) ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯ ಪತ್ರದಲ್ಲಿ ಅಧಿಸೂಚನೆಯ ಮೂಲಕ ಕಾಲದಿಂದ ಕಾಲಕ್ಕೆ ನಿರ್ದಿಷ್ಟಪಡಿಸಬಹುದಾದಂಥ ಇತರ ಉದ್ದೇಶಗಳು;

6. ವಿಶ್ವವಿದ್ಯಾಲಯಕ್ಕೆ ಪ್ರವೇಶ.- (1) ವಿಶ್ವವಿದ್ಯಾಲಯವು ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟು ಎಲ್ಲ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು:

ಪರಂತು, ಈ ಪ್ರಕರಣದಲ್ಲಿರುವುದಾದರೂ, ಪ್ರವೇಶಕ್ಕಾಗಿ ಅಥವಾ ವಿಶ್ವವಿದ್ಯಾಲಯದ ಪಟ್ಟಿಗಳಲ್ಲಿ ಉಳಿದುಕೊಳ್ಳುವುದಕ್ಕಾಗಿ ನಿಯಮಿಸಲಾದ ಶೈಕ್ಷಣಿಕ ಗುಣಮಟ್ಟಗಳನ್ನು ಪೂರೈಸದಿರುವ ಯಾವೊಬ್ಬ ವ್ಯಕ್ತಿಗೆ ಅಥವಾ ಯಾವ ವ್ಯಕ್ತಿಗಳ ಶೈಕ್ಷಣಿಕ ದಾಖಲೆಗಳು, ಪದವಿಯನ್ನು ನೀಡುವುದಕ್ಕಾಗಿ ಅಗತ್ಯಪಡಿಸಲಾದ ಕನಿಷ್ಠ ಗುಣಮಟ್ಟಕ್ಕಿಂತ ಕಡಿಮೆ ಇವೆಯೋ ಆ ವ್ಯಕ್ತಿಗಳಿಗೆ ಅಥವಾ ಯಾರ ವೈಯಕ್ತಿಕ ನಡತೆಯು ವಿಶ್ವವಿದ್ಯಾಲಯದ ಹಿತದೃಷ್ಟಿಗೆ ಅಥವಾ ಇತರ ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಯ ಸೂಕ್ತ ಹಕ್ಕುಗಳಿಗೆ ಮತ್ತು ವಿಶೇಷಾಧಿಕಾರಗಳಿಗೆ ಹಾನಿಕಾರಕವಾಗಿರುವಂಥದ್ದಾಗಿದೆಯೋ ಆ ವ್ಯಕ್ತಿಗಳಿಗೆ ಯಾವುದೇ ವ್ಯಾಸಂಗ ಕ್ರಮಕ್ಕೆ ಪ್ರವೇಶ ನೀಡಲು ವಿಶ್ವವಿದ್ಯಾಲಯವನ್ನು ಅಗತ್ಯಪಡಿಸತಕ್ಕದ್ದಲ್ಲ;

ಮತ್ತು ಪರಂತು, ಈ ಪ್ರಕರಣದಲ್ಲಿರುವುದಾದರೂ, ವಿದ್ಯಾವಿಷಯಕ ಪರಿಷತ್ತು ನಿರ್ಧರಿಸಿದಂತೆ ವಿಶ್ವವಿದ್ಯಾಲಯದ ಅಥವಾ ಯಾವುದೇ ನಿರ್ದಿಷ್ಟ ಕಾಲೇಜಿನ ಅಥವಾ ವಿಭಾಗದ ಲಭ್ಯವಿರುವ ಫ್ಯಾಕಲ್ಟಿಗಳಲ್ಲಿ ಸ್ಥಳಾವಕಾಶ ನೀಡಬಹುದಾದದ್ದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ವ್ಯಾಸಂಗ ಕ್ರಮಗಳಿಗೆ ಪ್ರವೇಶ ನೀಡಲು ವಿಶ್ವವಿದ್ಯಾಲಯವನ್ನು ಅಗತ್ಯಪಡಿಸುತ್ತದೆಂದು ಭಾವಿಸತಕ್ಕದ್ದಲ್ಲ.

(2) (1) ನೇ ಉಪಪ್ರಕರಣದ ಉಪಬಂಧಗಳಿಗೆ ಒಳಪಟ್ಟು, ಸರ್ಕಾರವು ಈ ಸಂಬಂಧದಲ್ಲಿ ನಿರ್ದಿಷ್ಟಪಡಿಸಿದ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿದ ಮಹಿಳೆಯರಿಗೆ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ, ಕೃಷಿಕರ ಮಕ್ಕಳಿಗೆ ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ, ವಿದೇಶಿ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರವು ಆದೇಶದ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ಕೃಷಿ ಕುರಿತ ಪ್ರಾಯೋಗಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸ್ವಾತಂತ್ರ ಹೋರಾಟಗಾರರ, ಸೈನಿಕರ ಮತ್ತು ಮಾಜಿ ಸೈನಿಕರ ಮಕ್ಕಳಿಗೆ ಹಾಗೂ ಪ್ರತಿಪಾಲಿತರಿಗೆ ಮತ್ತು ಸರ್ಕಾರವು ಈ ಸಂಬಂಧದಲ್ಲಿ ಘೋಷಿಸಬಹುದಾದಂಥ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರಿಗೆ ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಸ್ಥಾನಗಳನ್ನು ಮೀಸಲಿರಿಸತಕ್ಕದ್ದು ಎಂದು ನಿರ್ದೇಶಿಸತಕ್ಕದ್ದು ಮತ್ತು ಹಾಗೆ ನಿರ್ದೇಶನಗಳನ್ನು ನೀಡಿದಾಗ ವಿಶ್ವವಿದ್ಯಾಲಯವು ಅದರಂತೆ ಮೀಸಲಾತಿಗಳನ್ನು ಮಾಡತಕ್ಕದ್ದು.

ವಿವರಣೆ:- ಈ ಉಪಪ್ರಕರಣದ ಉದ್ದೇಶಕ್ಕಾಗಿ,-

(i) "ಕೃಷಿಕ" ಎಂದರೆ, ಮಾಲೀಕನಾಗಿ ಭೂಮಿಯನ್ನು ಹೊಂದಿರುವ ವ್ಯಕ್ತಿ ಹಾಗೂ ಯಾರ ಮುಖ್ಯ ಆದಾಯವು ಸ್ವಂತ ಸಾಗುವಳಿ ಮಾಡುವುದರಿಂದ ಬರುತ್ತದೋ ಆ ವ್ಯಕ್ತಿ ಮತ್ತು ಇದು ಮುಖ್ಯವಾಗಿ ಕೃಷಿ ಭೂಮಿಗಳಲ್ಲಿ ದೈಹಿಕ ದುಡಿಮೆಯಿಂದ ತನ್ನ ಜೀವನ ನಿರ್ವಹಣೆ ಮಾಡುತ್ತಿರುವ ವ್ಯಕ್ತಿಗಳನ್ನು ಒಳಗೊಳ್ಳುತ್ತದೆ.

(ii) "ಸ್ವಾತಂತ್ರ ಹೋರಾಟಗಾರ" ಎಂದರೆ, ಸರ್ಕಾರವು ಕಾಲ ಕಾಲಕ್ಕೆ ಹಾಗೆಂದು ಘೋಷಿಸುವ ಪ್ರವರ್ಗದ ವ್ಯಕ್ತಿ.

7. ವಿಶ್ವವಿದ್ಯಾಲಯದ ಅಧಿಕಾರ ಮತ್ತು ಪ್ರಕಾರ್ಯಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳು ಮತ್ತು ಪ್ರಕಾರ್ಯಗಳನ್ನು ಹೊಂದಿರತಕ್ಕದ್ದು, ಎಂದರೆ:-

(1) ತೋಟಗಾರಿಕೆ ಮತ್ತು ಸಂಬಂಧಿತ ಇತರ ಕಲಿಕೆಯ ವಿಭಾಗಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಸೂಕ್ತ ಎಂದು ಭಾವಿಸಬಹುದಾದ ಶಿಕ್ಷಣವನ್ನು ಒದಗಿಸುವುದು;

(2) ತೋಟಗಾರಿಕೆ ಮತ್ತು ಸಂಬಂಧಿತ ಕಲಿಕೆಯ ವಿಭಾಗಗಳಲ್ಲಿ ಸಂಶೋಧನೆಯನ್ನು ನಡೆಸುವುದಕ್ಕೆ ಅವಕಾಶವನ್ನು ನೀಡುವುದು.

(3) ಸಂಶೋಧನೆಯಿಂದ ತಿಳಿದುಬಂದ ವಿಷಯಗಳನ್ನು ಮತ್ತು ತಾಂತ್ರಿಕ ಮಾಹಿತಿಗಳನ್ನು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳ ಮೂಲಕ ಪ್ರಸಾರ ಮಾಡಲು ಅವಕಾಶ ಕಲ್ಪಿಸುವುದು;

(4) ಯಾವುದೇ ಇತರ ವಿಶ್ವವಿದ್ಯಾಲಯದಲ್ಲಿ ಅಥವಾ ಈ ಉದ್ದೇಶಕ್ಕಾಗಿ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಅರೆಕಾಲಿಕ ವ್ಯಾಸಂಗ ಕ್ರಮ ಮತ್ತು / ಅಥವಾ ಸಂಶೋಧನೆಯು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ನಿಯಮಿಸಿದ ವ್ಯಾಸಂಗ ಕ್ರಮದಲ್ಲಿ ಅಧ್ಯಯನ ಮಾಡುವ ಅಥವಾ ಸಂಶೋಧನೆ ನಡೆಸುವ ಅಥವಾ ಅವರೊಡನೂ ಮಾಡುವ ವ್ಯಕ್ತಿಗಳಿಗೆ ಪದವಿಗಳು, ಡಿಪ್ಲೋಮಾಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಾಗಿ ವ್ಯಾಸಂಗ ಕ್ರಮಗಳನ್ನು ಪ್ರಾರಂಭಿಸುವುದು ಹಾಗೂ ಪರೀಕ್ಷೆಗಳನ್ನು ನಡೆಸುವುದು ಮತ್ತು ಪದವಿ, ಡಿಪ್ಲೋಮಾ ಮತ್ತಿತರ ಶೈಕ್ಷಣಿಕ ಪ್ರಶಸ್ತಿ ನೀಡುವುದು;

(5) ನಿಯಮಿಸಬಹುದಾದಂಥ ಗೌರವ ಪದವಿಗಳು ಮತ್ತು ಇತರ ಪ್ರಶಸ್ತಿಗಳನ್ನು ಪ್ರದಾನ ಮಾಡುವುದು;

(6) ರೈತರಿಗೆ, ಕ್ಷೇತ್ರ ಕೆಲಸಗಾರರಿಗೆ, ಗ್ರಾಮೀಣ ಮುಖಂಡರಿಗೆ ಮತ್ತು ವಿಶ್ವವಿದ್ಯಾಲಯದಲ್ಲಿ ಕ್ರಮಬದ್ಧ ವಿದ್ಯಾರ್ಥಿಗಳಾಗಿ ಭರ್ತಿಯಾಗಿರದ ಇತರ ವ್ಯಕ್ತಿಗಳಿಗೆ ತರಬೇತಿಯನ್ನು ನೀಡುವುದು;

(7) 4ನೇ ಪ್ರಕರಣದಲ್ಲಿ ನಮೂದಿಸಿರುವ ಮಿತಿಗಳಿಗೊಳಪಟ್ಟು, ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳೊಡನೆ ಜೊತೆಗೂಡಿ ಕೆಲಸಮಾಡುವುದು;

(8) ತೋಟಗಾರಿಕೆ ಮತ್ತು ಸಂಬಂಧಿತ ವಿಜ್ಞಾನಗಳಿಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಇತರ ಸಂಸ್ಥೆಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು;

(9) ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣಕ್ಕಾಗಿ ಪ್ರಯೋಗಾಲಯಗಳು, ಗ್ರಂಥಾಲಯಗಳು, ಸಂಶೋಧನಾ ಕೇಂದ್ರಗಳು ಮತ್ತು ಸಂಸ್ಥೆಗಳು ಮತ್ತು ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು;

(10) ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣಕ್ಕಾಗಿ ಹುದ್ದೆಗಳನ್ನು ಸೃಜಿಸುವುದು ಮತ್ತು ಅಂಥ ಹುದ್ದೆಗಳಿಗೆ ವ್ಯಕ್ತಿಗಳನ್ನು ನೇಮಿಸುವುದು;

(11) ಆಡಳಿತಾತ್ಮಕವಾದ ಮತ್ತು ಇತರ ಹುದ್ದೆಗಳನ್ನು ಸೃಜಿಸುವುದು ಮತ್ತು ಅಂಥ ಹುದ್ದೆಗಳಿಗೆ ವ್ಯಕ್ತಿಗಳನ್ನು ನೇಮಕ ಮಾಡುವುದು;

(12) ಶಾಸನಗಳನ್ವಯ ಫೆಲೋಶಿಪ್, ವಿದ್ಯಾರ್ಥಿವೇತನಗಳು, ಸ್ಟೈಪೆಂಡುಗಳು ಮತ್ತು ಬಹುಮಾನಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;

(13) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಿವಾಸ ಗೃಹಗಳನ್ನು ನಿರ್ಮಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು;

(14) ನಿಯಮಿಸಲಾದಂಥ ಫೀಜು ಮತ್ತು ಇತರೆ ಚಾರ್ಜ್‌ಗಳನ್ನು ನಿಗದಿಪಡಿಸುವುದು, ಕೋರುವುದು ಮತ್ತು ಸ್ವೀಕರಿಸುವುದು;

(15) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಿವಾಸ, ನಡತೆ ಮತ್ತು ಶಿಸ್ತನ್ನು ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಿಸುವುದು ಹಾಗೂ ಅವರ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯನ್ನು ವರ್ಧಿಸುವುದಕ್ಕಾಗಿ ಏರ್ಪಾಡುಗಳನ್ನು ಮಾಡುವುದು;

(16) ವಿದೇಶಗಳಿಂದ ಮತ್ತು ದೇಶದ ಒಳಗಿನಿಂದ ವಂತಿಗೆಗಳನ್ನು ಸ್ವೀಕರಿಸುವುದು:

ಪರಂತು, ಸರ್ಕಾರದ ಪೂರ್ವಾನುಮೋದನೆಯನ್ನು ಪಡೆದ ಹೊರತು ವಿಶ್ವವಿದ್ಯಾಲಯವು ವಿದೇಶದಿಂದ, ವಿದೇಶಿ ಪ್ರತಿಷ್ಠಾನಗಳು ಮತ್ತು ಅಂಥ ದೇಶದ ಯಾವುದೇ ವ್ಯಕ್ತಿಯಿಂದ ವಂತಿಗೆಗಳನ್ನು ಸ್ವೀಕರಿಸತಕ್ಕದ್ದಲ್ಲ.

(17) ಭಾರತದ ಹೊರಗೆ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ತನ್ನ ವಿಶೇಷಾಧಿಕಾರಕ್ಕೆ ಪ್ರವೇಶಾವಕಾಶವನ್ನು ನೀಡಲು ವಿಶ್ವವಿದ್ಯಾಲಯಕ್ಕೆ ಅನುಮತಿಸುವುದು;

(18) ವಿವಿಧ ಶಾಸನಗಳಡಿಯಲ್ಲಿ ನಿರ್ಧರಿಸಿದಂತೆ ತೋಟಗಾರಿಕೆ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ ಕಲಿಕೆಯನ್ನು ನಡೆಸಲು ಖಾಸಗಿ ತೋಟಗಾರಿಕೆ ಸಂಸ್ಥೆಗಳಿಗೆ ಸಂಯೋಜನೆ ನೀಡುವುದು.

(19) ವಿಶ್ವವಿದ್ಯಾಲಯದ ಧೈಯೋದ್ದೇಶಗಳ ಪುರೋಭಿವೃದ್ಧಿಗೆ ಅಗತ್ಯವಾಗಬಹುದಾದ ಎಲ್ಲಾ ಚಟುವಟಿಕೆಗಳು ಮತ್ತು ಕಾರ್ಯಗಳನ್ನು ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಇಲ್ಲದಿರಲಿ ಮಾಡುವುದು:

8. ವಿಶ್ವವಿದ್ಯಾಲಯದ ಕೆಲವು ಕಾಲೇಜುಗಳ, ಸಂಸ್ಥೆಗಳ ಮತ್ತು ನೌಕರರ ವರ್ಗಾವಣೆ.-(1) ಕರ್ನಾಟಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಅಧಿನಿಯಮ 1963ರಲ್ಲಿ (1963ರ ಕರ್ನಾಟಕ ಅಧಿನಿಯಮ 22) ಏನೇ ಇದ್ದರೂ ಅನುಸೂಚಿ - ಬಿ ರಲ್ಲಿ ನಿರ್ದಿಷ್ಟಪಡಿಸಿದ ಕಾಲೇಜುಗಳು, ಸಂಶೋಧನಾ ಕೇಂದ್ರಗಳು, ತೋಟಗಾರಿಕೆ ಬೆಳೆಗಳ ಬಗ್ಗೆ ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆಗಳು ಮತ್ತಿತರ ಸಂಸ್ಥೆಗಳು ಹಾಗೂ ಕೃಷಿ ಮತ್ತು ತೋಟಗಾರಿಕೆಯ ರಾಜ್ಯ ಸರ್ಕಾರದ ಇಲಾಖೆಗಳ ಫಾರಂಗಳು ಮತ್ತು ಅವಕ್ಕೆ ಲಗತ್ತಾದ ವಿದ್ಯಾರ್ಥಿ ನಿಲಯಗಳು ಹಾಗೂ ಇತರ ಕಟ್ಟಡಗಳು, ತಮ್ಮ ಪೀಠೋಪಕರಣ ಸಾಮಗ್ರಿಗಳು, ಗ್ರಂಥಾಲಯಗಳು, ಪುಸ್ತಕಗಳು, ಪ್ರಯೋಗಾಲಯಗಳು, ದಾಸ್ತಾನು ಮಳಿಗೆಗಳು, ಉಪಕರಣಗಳು, ಸಾಧನಗಳು, ಪರಿಕರಗಳು ಮತ್ತು ಸಲಕರಣೆಗಳ ಸಮೇತವಾಗಿ ಹಾಗೂ ನಿರ್ದಿಷ್ಟಪಡಿಸಿದ ದಿನಾಂಕಕ್ಕೆ ಮೊದಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ರಾಜ್ಯ ಸರ್ಕಾರವು ಮಾಲೀಕತ್ವ ಹೊಂದಿದ್ದ ಮತ್ತು ನಿರ್ವಹಿಸುತ್ತಿದ್ದ ಚರ ಮತ್ತು ಸ್ಥಿರ ಸ್ವತ್ತುಗಳೆರಡು ಸೇರಿದಂತೆ ಇತರ ಎಲ್ಲಾ ಸ್ವತ್ತುಗಳು, ಆಸ್ತಿಗಳು, ಹೊಣೆಗಾರಿಕೆಗಳು ಮತ್ತು ದಾಯಿತ್ವಗಳ ಸಹಿತವಾಗಿ ಅದರ ಎಲ್ಲಾ ಸ್ವತ್ತುಗಳು ಈ ವಿಶ್ವವಿದ್ಯಾಲಯಕ್ಕೆ ವರ್ಗಾಯಿತವಾಗತಕ್ಕದ್ದು ಮತ್ತು ಅದರಲ್ಲಿ ನಿಹಿತವಾಗತಕ್ಕದ್ದು.

(2) ನಿರ್ದಿಷ್ಟಪಡಿಸಿದ ದಿನಾಂಕಕ್ಕೆ ಮೊದಲು ಸಂದರ್ಭಾನುಸಾರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಯಾವುದೇ ಪರೀಕ್ಷೆಗಾಗಿ ವ್ಯಾಸಂಗ ಮಾಡುತ್ತಿರುವ, (1)ನೇ ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಒಂದು ಕಾಲೇಜಿನ ಅಥವಾ ಸಂಸ್ಥೆಯ ಯಾವೊಬ್ಬ ವಿದ್ಯಾರ್ಥಿಯು ಅದಕ್ಕಾಗಿ ಸಿದ್ಧತೆ ನಡೆಸಿದ ತನ್ನ ವ್ಯಾಸಂಗ ಕ್ರಮವನ್ನು ಪೂರ್ಣಗೊಳಿಸಲು ಅನುಮತಿ ನೀಡತಕ್ಕದ್ದು ಮತ್ತು ವಿಶ್ವವಿದ್ಯಾಲಯವು ಅಂತಹ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಗಳನ್ನು ನಡೆಸಲು ವ್ಯವಸ್ಥೆ ಮಾಡತಕ್ಕದ್ದು.

(3) ನಿರ್ದಿಷ್ಟಪಡಿಸಿದ ದಿನಾಂಕಕ್ಕೆ ಮೊದಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ ಇವು ಪರೀಕ್ಷೆಗಳನ್ನು ನಡೆಸಿ ಫಲಿತಾಂಶಗಳನ್ನು ಘೋಷಿಸಿದ್ದರೆ ಮತ್ತು ಸಂಬಂಧಪಟ್ಟ ಪದವಿಯನ್ನು ಪ್ರದಾನ ಮಾಡಿರದಿದ್ದರೆ ಅಥವಾ ನೀಡಿರದಿದ್ದರೆ ಅಥವಾ ವ್ಯಾಸಂಗ ಕ್ರಮದ ಅಗತ್ಯತೆಗಳನ್ನು ಪೂರೈಸಿದ್ದರೂ ಅಂತಹ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸಿರದಿದ್ದರೆ, ಆಗ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಸಂದರ್ಭಾನುಸಾರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ ಇವುಗಳು ಫಲಿತಾಂಶವನ್ನು ಘೋಷಿಸತಕ್ಕದ್ದು ಮತ್ತು ಪದವಿಯನ್ನು ಪ್ರದಾನ ಮಾಡತಕ್ಕದ್ದು.

(4) ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ ಇವುಗಳಿಂದ ನಿಯೋಜಿತರಾಗಿದ್ದ, ಯಾವುದೇ ಕಾಲೇಜಿನಲ್ಲಿ, ಸಂಶೋಧನಾ ಕೇಂದ್ರದಲ್ಲಿ ಅಥವಾ (1)ನೇ ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಸಂಸ್ಥೆಗಳಲ್ಲಿ ಸೇವೆಸಲ್ಲಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯು ನಿರ್ದಿಷ್ಟಪಡಿಸಿದ ದಿನಾಂಕದಿಂದ ಈ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸತಕ್ಕದ್ದು ಹಾಗೂ ಷರತ್ತುಗಳನ್ನು ಮಾರ್ಪಾಡಿಸಿದ ಹೊರತು ಮತ್ತು ಮಾರ್ಪಾಡಿಸುವ ವರೆಗೆ ಹಾಗೇ ವರ್ಗಾವಣೆ

ಮಾಡುವ ಬದಲು ಅನ್ವಯವಾಗುತ್ತಿದ್ದ ಸೇವಾ ಷರತ್ತುಗಳ ಮೇಲೆ ಆತನು ವರ್ಗಾಯಿತನಾಗತಕ್ಕದ್ದು ಮತ್ತು ಅವೇ ಸೇವಾ ಷರತ್ತುಗಳು ಅನ್ವಯಿಸುವುದು ಮುಂದುವರೆಯತಕ್ಕದ್ದು.

(5) ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ ಇವುಗಳಿಂದ ನಿಯೋಜಿತರಾಗಿದ್ದ ಯಾವುದೇ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರದಲ್ಲಿ ಅಥವಾ (1)ನೇ ಉಪ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದರಾದ ಸಂಸ್ಥೆಗಳಲ್ಲಿ ಸೇವೆಸಲ್ಲಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯು ನಿರ್ದಿಷ್ಟಪಡಿಸಿದ ದಿನಾಂಕದಿಂದ ಆತನ ಆಯ್ಕೆಯ ಮೇಲೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಹುದ್ದೆಗಳ ಲಭ್ಯತೆಯ ಆಧಾರದ ಮೇಲೆ ವರ್ಗಾಯಿತನಾಗತಕ್ಕದ್ದು. ಅಂತಹ ವ್ಯಕ್ತಿಯ ಒಪ್ಪಿಗೆಯೊಡನೆ ಷರತ್ತುಗಳನ್ನು ಮಾರ್ಪಾಡಿಸಿದ ಹೊರತು ಮತ್ತು ಮಾರ್ಪಾಡಿಸುವವರೆಗೆ, ಹಾಗೆ ವರ್ಗಾವಣೆ ಮಾಡುವುದಕ್ಕೆ ಮೊದಲು ಅನ್ವಯವಾಗುತ್ತಿದ್ದ ಸೇವಾ ಷರತ್ತುಗಳ ಮೇಲೆ ಆತನು ವರ್ಗಾಯಿತನಾಗತಕ್ಕದ್ದು ಹಾಗೂ ಅವೇ ಸೇವಾ ಷರತ್ತುಗಳು ಅನ್ವಯಿಸುವುದು ಮುಂದುವರೆಯತಕ್ಕದ್ದು.

(6) (1)ನೇ ಉಪ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ ಇವುಗಳ ಯಾವುದೇ ಕಾಲೇಜುಗಳಲ್ಲಿ ಸಂಶೋಧನಾ ಕೇಂದ್ರಗಳು/ಸಂಸ್ಥೆಗಳಲ್ಲಿ ಬೋಧಕೇತರ ಸಿಬ್ಬಂದಿಯನ್ನು ಹೊರತುಪಡಿಸಿ ಪ್ರತಿಯೊಬ್ಬ ವ್ಯಕ್ತಿಯು ನಿರ್ದಿಷ್ಟಪಡಿಸಿದ ದಿನಾಂಕದಿಂದ ಆತನ ಆಯ್ಕೆಯ ಮೇಲೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಹುದ್ದೆಗಳ ಲಭ್ಯತೆಯ ಆಧಾರದ ಮೇಲೆ ವರ್ಗಾಯಿತನಾಗತಕ್ಕದ್ದು. ಅಂತಹ ವ್ಯಕ್ತಿಯ ಒಪ್ಪಿಗೆಯೊಡನೆ ಷರತ್ತುಗಳನ್ನು ಮಾರ್ಪಾಡಿಸಿದ ಹೊರತು ಮತ್ತು ಮಾರ್ಪಾಡಿಸುವವರೆಗೆ, ಹಾಗೆ ವರ್ಗಾವಣೆ ಮಾಡುವುದಕ್ಕೆ ಮೊದಲು ಅನ್ವಯವಾಗುತ್ತಿದ್ದ ಸೇವಾ ಷರತ್ತುಗಳ ಮೇಲೆ ಆತನು ವರ್ಗಾಯಿತನಾಗತಕ್ಕದ್ದು ಹಾಗೂ ಅವೇ ಸೇವಾ ಷರತ್ತುಗಳು ಅನ್ವಯಿಸುವುದು ಮುಂದುವರೆಯತಕ್ಕದ್ದು.

(7) ಕೃಷಿ ಮತ್ತು ಸಂಬಂಧಿಸಿದ ವಿಜ್ಞಾನಗಳ ಯಾವೊಬ್ಬ ಅಧ್ಯಾಪಕ ಮತ್ತು ಬೋಧಕೇತರ ವ್ಯಕ್ತಿಯು ತನ್ನ ಮಾತೃ ವಿಶ್ವವಿದ್ಯಾಲಯದಲ್ಲೇ ಉಳಿದು ಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದರೆ ಮೂರು ವರ್ಷಗಳ ತರುವಾಯ ಮಾತ್ರವೇ ಅವರನ್ನು ತೋಟಗಾರಿಕೆ ವಿಶ್ವವಿದ್ಯಾಲಯ ಮತ್ತು ಮಾತೃ ವಿಶ್ವವಿದ್ಯಾಲಯ ಈ ಎರಡೂ ವಿಶ್ವವಿದ್ಯಾಲಯಗಳ ಕುಲಪತಿಗಳ ಪರಸ್ಪರ ಒಪ್ಪಿಗೆಯ ಮೇಲೆ ಹೊಸ ವಿಶ್ವವಿದ್ಯಾಲಯಕ್ಕೆ ವರ್ಗಾವಣೆ ಮಾಡತಕ್ಕದ್ದು:

ಪರಂತು, ರಾಜ್ಯ ಸರ್ಕಾರದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡಕ್ಕೆ ಪ್ರತಿನಿಯೋಜಿಸಲಾದ ಯಾವ ವ್ಯಕ್ತಿಯನ್ನೂ ರಾಜ್ಯ ಸರ್ಕಾರದ ಪೂರ್ವಾನುಮೋದನೆ ಇಲ್ಲದೆ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸತಕ್ಕದ್ದಲ್ಲ:

ಮತ್ತು ಪರಂತು, ರಾಜ್ಯ ಸರ್ಕಾರವು ನಿಯೋಜಿಸಿದ ಆದರೆ ಅನುಸೂಚಿಯಲ್ಲಿ ಹೇಳಿದ ಕಾಲೇಜುಗಳಲ್ಲಿ, ಸಂಶೋಧನಾ ಕೇಂದ್ರಗಳಲ್ಲಿ ಅಥವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವೊಬ್ಬ ವ್ಯಕ್ತಿಯನ್ನು ವಿಶ್ವವಿದ್ಯಾಲಯಕ್ಕೆ ವರ್ಗಾಯಿಸತಕ್ಕದ್ದು. ಆತನ ನಿಯೋಜನೆಯ ದರ್ಜೆ ಬಗ್ಗೆ ರಾಜ್ಯ ಸರ್ಕಾರವು ತೀರ್ಮಾನವನ್ನು ಕೈಗೊಂಡ ಹೊರತು ಮತ್ತು ಆಲ್ಲಿಯವರೆಗೆ ಅವನು ಯಾವ ವೃಂದ ಮತ್ತು ನೇಮಕಾತಿ ನಿಯಮಗಳಡಿಯಲ್ಲಿ ನೇಮಕವಾಗಿರುವನ್ನೋ ಅವೇ ನಿಯಮಗಳಿಗೆ ಒಳಪಟ್ಟಿರುವುದು ಮುಂದುವರಿಯತಕ್ಕದ್ದು.

(8) ತೋಟಗಾರಿಕೆಯ ಸ್ನಾತಕೋತ್ತರ ಶಿಕ್ಷಣ ವಿಭಾಗವು ರಾಜ್ಯ ಸರ್ಕಾರವು ಈ ಸಂಬಂಧದಲ್ಲಿ ಅಧಿಸೂಚನೆಯನ್ನು ಹೊರಡಿಸುವವರೆಗೆ ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಜಿಕೆವಿಕೆ ಕ್ಯಾಂಪಸ್‌ನಲ್ಲಿಯೇ ಮುಂದುವರೆಯತಕ್ಕದ್ದು.

(9) ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಫ್ಯಾಕಲ್ಟಿಯನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಜಿಕೆವಿಕೆ ಕ್ಯಾಂಪಸ್ ಇಲ್ಲಿಯ ತೋಟಗಾರಿಕೆ ವಿಭಾಗದಿಂದ ರಾಜ್ಯ ಸರ್ಕಾರವು ಪಡೆದುಕೊಳ್ಳತಕ್ಕದ್ದು.

(10) ಜಿಕೆವಿಕೆ ಕ್ಯಾಂಪಸ್‌ನ ಅರವತ್ತು ಹೆಕ್ಟೇರಗಳನ್ನು ಒಳಗೊಂಡ ತೋಟಗಾರಿಕೆ ವಿಭಾಗದ ಮೂಲಭೂತ ಸೌಲಭ್ಯವನ್ನು ರಾಜ್ಯ ಸರ್ಕಾರವು ಈ ಸಂಬಂಧದಲ್ಲಿ ಅಧಿಸೂಚನೆಯನ್ನು ಹೊರಡಿಸುವ ಮೂಲಕ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸತಕ್ಕದ್ದು.

9. ತಪಾಸಣೆ ಮತ್ತು ನಿಯಂತ್ರಣ.-(1) ಕುಲಾಧಿಪತಿಯವರು, ಸರ್ಕಾರವು ತಪಾಸಣೆಯ ಬಗ್ಗೆ ಕೋರಿದ್ದರೆ, ಆಗ ಅಥವಾ ಸ್ವಪ್ರೇರಣೆಯಿಂದ ತಾನು ನಿರ್ದೇಶಿಸಬಹುದಾದಂಥ ವ್ಯಕ್ತಿ ಅಥವಾ ವ್ಯಕ್ತಿಗಳು ವಿಶ್ವವಿದ್ಯಾಲಯದ ಕಟ್ಟಡಗಳ, ಪ್ರಯೋಗ ಶಾಲೆಗಳ, ಗ್ರಂಥಾಲಯಗಳ, ವಸ್ತು ಸಂಗ್ರಹಾಲಯಗಳ, ವಿದ್ಯಾರ್ಥಿನಿಲಯಗಳ, ಕಾರ್ಯಾಗಾರಗಳ ಮತ್ತು ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ, ಆಡಳಿತ ನಡೆಸುತ್ತಿರುವ ಮಾನ್ಯತೆ ನೀಡಿದ ಅಥವಾ ಅನುಮೋದಿಸಿದ ಸಂಸ್ಥೆಯ ಸಲಕರಣೆಗಳ ಮತ್ತು ವಿಶ್ವವಿದ್ಯಾಲಯವು ನಡೆಸಿದ ಮತ್ತು ಕೈಗೊಂಡ ಪರೀಕ್ಷೆಗಳ, ಅಧ್ಯಾಪನದ ಮತ್ತು ಇತರ ಕಾರ್ಯದ ಬಗ್ಗೆ ತಪಾಸಣೆ ಮಾಡುವಂತೆ ಮಾಡತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇತರ ಯಾವುದೇ ವಿಷಯದ ಬಗ್ಗೆ ಅದೇ ರೀತಿಯಲ್ಲಿ ತಪಾಸಣೆ ಮಾಡುವಂತೆ ಅಥವಾ ವಿಚಾರಣೆ ನಡೆಸುವಂತೆ ಮಾಡತಕ್ಕದ್ದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ತಪಾಸಣೆ ಅಥವಾ ವಿಚಾರಣೆ ನಡೆಸುವುದಕ್ಕಾಗಿ, ನಿರ್ದೇಶಿತರಾದ ವ್ಯಕ್ತಿ ಅಥವಾ ವ್ಯಕ್ತಿಗಳು, ಆ ಉದ್ದೇಶಕ್ಕಾಗಿ, ಸಂಬಂಧಪಟ್ಟ ಸಂಸ್ಥೆಗಳನ್ನು ಮತ್ತು ಆವರಣಗಳನ್ನು ಪ್ರವೇಶಿಸಲು ಮತ್ತು ಅವಶ್ಯಕವಾಗಬಹುದಾದಂಥ ಲೆಕ್ಕಪತ್ರಗಳನ್ನು ಅಥವಾ ಇತರ ದಾಖಲೆಗಳನ್ನು ಪಡೆದುಕೊಳ್ಳಲು ಅವಕಾಶವಿರತಕ್ಕದ್ದು.

(3) ಅಂಥ ವ್ಯಕ್ತಿ ಅಥವಾ ವ್ಯಕ್ತಿಗಳು, ತಪಾಸಣೆ ಅಥವಾ ವಿಚಾರಣೆಯ ಒಂದು ವರದಿಯನ್ನು ಕುಲಾಧಿಪತಿಯವರಿಗೆ ಸಲ್ಲಿಸತಕ್ಕದ್ದು ಮತ್ತು ಅದರ ಒಂದು ಪ್ರತಿಯನ್ನು ಸರ್ಕಾರಕ್ಕೆ ಕಳುಹಿಸತಕ್ಕದ್ದು.

(4) ವರದಿಯನ್ನು ಸ್ವೀಕರಿಸಿದ ಮೇಲೆ ಕುಲಾಧಿಪತಿಯವರು ಅದರ ಮೇಲೆ ತನ್ನ ತೀರ್ಮಾನಗಳನ್ನು ದಾಖಲಿಸತಕ್ಕದ್ದು ಮತ್ತು ಅದನ್ನು ಅವಶ್ಯಕವಾಗಬಹುದಾದ ಅಥವಾ ತಾನು ನೀಡುವ ನಿರ್ದೇಶನಗಳಿಗೆ ಅನುಸಾರವಾಗಿ ಮುಂದಿನ ಕ್ರಮ ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(5) ರಾಜ್ಯ ಸರ್ಕಾರವು, ವಿಚಾರಣೆಯ ವರದಿಯಲ್ಲಿಯ ತೀರ್ಮಾನಗಳಿಗೆ ಸಂಬಂಧಿಸಿದಂತೆ ಕುಲಾಧಿಪತಿಯವರು ಮತ್ತು ಸರ್ಕಾರವು ನೀಡಿದ ನಿರ್ದೇಶನಗಳಿಗೆ ಅನುಸಾರವಾಗಿ ಕ್ರಮ ಕೈಗೊಳ್ಳಲು ಕುಲಪತಿಯವರಿಗೆ ನಿರ್ದೇಶನವನ್ನು ನೀಡತಕ್ಕದ್ದು ಮತ್ತು ಅಂಥ ಕ್ರಮ ತೆಗೆದುಕೊಳ್ಳುವುದಕ್ಕೆ ಒಂದು ಕಾಲಮಿತಿಯನ್ನು ನಿಗದಿಗೊಳಿಸತಕ್ಕದ್ದು.

(6) ಕುಲಪತಿಯು, ಹಾಗೆ ನಿಗದಿಗೊಳಿಸಿದ ಕಾಲಮಿತಿಯೊಳಗೆ, ಸರ್ಕಾರದ ನಿರ್ದೇಶನಗಳಿಗೆ ಅನುಸಾರವಾಗಿ ಕೈಗೊಂಡ ಕ್ರಮದ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿದ ಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ಒಂದು ವರದಿಯನ್ನು ಕಳುಹಿಸತಕ್ಕದ್ದು.

(7) ಸರ್ಕಾರವು, ನಿಗದಿಪಡಿಸಲಾದ ಕಾಲಮಿತಿಯೊಳಗೆ ತನಗೆ ತೃಪ್ತಿಕರವಾಗುವಂತೆ ವಿಶ್ವವಿದ್ಯಾಲಯವು ಕ್ರಮಕೈಗೊಳ್ಳದಿದ್ದಲ್ಲಿ ಮತ್ತು ವಿಶ್ವವಿದ್ಯಾಲಯವು ನೀಡಿದ ಯಾವುದೇ ವಿವರಣೆ ಅಥವಾ ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ತರುವಾಯ, ಸರ್ಕಾರವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯವು ಅಂಥ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

(8) ಹಿಂದೆ ಹೇಳಿದ ಉಪಪ್ರಕರಣಗಳಲ್ಲಿ ಏನೇ ಇದ್ದರೂ, ವಿಶ್ವವಿದ್ಯಾಲಯದ ವ್ಯವಹಾರಗಳನ್ನು ವಿಶ್ವವಿದ್ಯಾಲಯದ ಧೈಯೋದ್ದೇಶಗಳ ಈಡೇರಿಕೆಗೆ ಅಥವಾ ಈ ಅಧ್ಯಾದೇಶದ ಅಥವಾ ಶಾಸನಗಳ ಅಥವಾ ವಿನಿಯಮಗಳ ಉಪಬಂಧಗಳಿಗೆ ಅಥವಾ ಬೋಧನೆ, ಪರೀಕ್ಷೆಗಳು, ಸಂಶೋಧನೆ ಅಥವಾ ವಿಸ್ತರಣಾ ಶಿಕ್ಷಣದ ಗುಣಮಟ್ಟಗಳನ್ನು ಕಾಯ್ದುಕೊಂಡು ಬರುವಲ್ಲಿ ಅಪೇಕ್ಷಣೀಯವಾದ ವಿಶೇಷ ಕ್ರಮಗಳಿಗೆ ಅನುಸಾರವಾಗಿ ನಿರ್ವಹಿಸುತ್ತಿಲ್ಲವೆಂದು ಯಾವುದೇ ಸಮಯದಲ್ಲಿ ಕುಲಾಧಿಪತಿಯವರು ಅಭಿಪ್ರಾಯಪಟ್ಟರೆ, ತಾವು ಯಾವ ವಿಷಯದ ಬಗ್ಗೆ ವಿವರಣೆಯನ್ನು ಅಪೇಕ್ಷಿಸುವರೋ, ಆ ವಿಷಯವನ್ನು ವಿಶ್ವವಿದ್ಯಾಲಯದ ಗಮನಕ್ಕೆ ತರತಕ್ಕದ್ದು ಮತ್ತು ಕುಲಾಧಿಪತಿಯವರು ನಿರ್ದಿಷ್ಟಪಡಿಸಬಹುದಾದ ಕಾಲಮಿತಿಯ ಒಳಗೆ ಅಂಥ ವಿವರಣೆಯನ್ನು ಕೊಡುವಂತೆ ವಿಶ್ವವಿದ್ಯಾಲಯವನ್ನು ಕೇಳಬಹುದು. ಕುಲಾಧಿಪತಿಯವರು ನಿರ್ದಿಷ್ಟಪಡಿಸಬಹುದಾದ ಅವಧಿಯೊಳಗೆ ಯಾವುದೇ ವಿವರಣೆಯನ್ನು ನೀಡಲು ತಪ್ಪಿದರೆ ಅಥವಾ ನೀಡಿದ ವಿವರಣೆಯು ತೃಪ್ತಿಕರವಾಗಿಲ್ಲವೆಂದು ಕುಲಾಧಿಪತಿಯವರು ಅಭಿಪ್ರಾಯಪಟ್ಟರೆ, ಕುಲಾಧಿಪತಿಯವರು ತಾವು ಅವಶ್ಯಕವೆಂದು ಮತ್ತು ಆ ಪ್ರಕರಣದ ಸನ್ನಿವೇಶಗಳಲ್ಲಿ ಅಪೇಕ್ಷಣೀಯವೆಂದು ಅಭಿಪ್ರಾಯ ಪಡುವಂಥ ಸೂಚನೆಗಳನ್ನು ನೀಡಬಹುದು ಮತ್ತು ಆ ಸೂಚನೆಗಳನ್ನು ಜಾರಿಗೊಳಿಸುವುದಕ್ಕಾಗಿ ಅವಶ್ಯಕವಾದಂಥ ಅಧಿಕಾರಗಳನ್ನು ಚಲಾಯಿಸಬಹುದು.

(9) ಕುಲಾಧಿಪತಿಯವರು ಅಗತ್ಯವೆಂದು ನಿರ್ದೇಶಿಸಬಹುದಾದಂಥ ವಿಶ್ವವಿದ್ಯಾಲಯದ ಆಡಳಿತಕ್ಕೆ ಸಂಬಂಧಪಡುವ ಮಾಹಿತಿಯನ್ನು ವಿಶ್ವವಿದ್ಯಾಲಯವು ಒದಗಿಸತಕ್ಕದ್ದು.

(10) ರಾಜ್ಯ ಸರ್ಕಾರವು, ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ ವಿಶ್ವವಿದ್ಯಾಲಯದ ಯಾವುದೇ ಆದೇಶ, ಅಧಿಸೂಚನೆ, ನಿರ್ಣಯ ಅಥವಾ ಯಾವುದೇ ವ್ಯವಹರಣೆಗಳು ಈ ಅಧ್ಯಾದೇಶದ ಅಥವಾ ಶಾಸನಗಳು, ವಿನಿಯಮಗಳು ಅಥವಾ ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಇಲ್ಲವೆಂದು ಅಥವಾ ಅನ್ಯಥಾ ರಾಜ್ಯ ಸರ್ಕಾರದ ನೀತಿಗಳಿಗೆ ಅಸಂಗತವಾಗಿವೆ ಎಂದು ಅಭಿಪ್ರಾಯಪಟ್ಟಲ್ಲಿ ಅವುಗಳನ್ನು ರದ್ದುಗೊಳಿಸಬಹುದು:

ಪರಂತು, ಅಂಥ ಆದೇಶವನ್ನು ಮಾಡುವ ಮೊದಲು ರಾಜ್ಯ ಸರ್ಕಾರವು, ಅಂಥ ಆದೇಶವನ್ನು ಏಕೆ ಮಾಡಕೂಡದೆಂಬ ಬಗ್ಗೆ ಕಾರಣ ತೋರಿಸುವಂತೆ ವಿಶ್ವವಿದ್ಯಾಲಯವನ್ನು ಕೇಳತಕ್ಕದ್ದು ಮತ್ತು ಸಮಂಜಸ ಕಾಲವಧಿಯೊಳಗೆ ಕಾರಣವನ್ನು ತೋರಿಸಿದರೆ ಅದನ್ನು ಪರಿಶೀಲಿಸತಕ್ಕದ್ದು.

10. ನಿರ್ದೇಶನಗಳನ್ನು ನೀಡಲು ಅಧಿಕಾರ.— ಕುಲಾಧಿಪತಿಯು, ತಾನಾಗಿಯೇ ಅಥವಾ ರಾಜ್ಯ ಸರ್ಕಾರದ ಶಿಫಾರಸಿನ ಮೇಲೆ, ವಿಶ್ವವಿದ್ಯಾಲಯದ ಆಡಳಿತ ಮತ್ತು ವಿದ್ಯಾ ವಿಷಯಕ ಕಾರ್ಯ ನಿರ್ವಹಣೆಯ ಹಿತದೃಷ್ಟಿಯಿಂದ ಅದರಲ್ಲೂ ಶಾಂತಿ ಮತ್ತು ನೆಮ್ಮದಿಯನ್ನು ಕಾಯ್ದುಕೊಂಡು ಬರುವ ದೃಷ್ಟಿಯಿಂದ ಮತ್ತು ಸ್ವತ್ತು ಹಾಗೂ ಹಣಕಾಸುಗಳನ್ನು ಸಂರಕ್ಷಿಸುವುದಕ್ಕಾಗಿ ಅವಶ್ಯಕ ಅಥವಾ ಯುಕ್ತವಾಗಬಹುದಾದಂಥ ನಿರ್ದೇಶನಗಳನ್ನು ನೀಡಬಹುದು.

ಅಧ್ಯಾಯ - III

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

11. ವಿಶ್ವವಿದ್ಯಾಲಯದ ಪ್ರಾಧಿಕಾರಗಳು:- ಈ ಮುಂದಿನವು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು ಎಂದರೆ :-

- (1) ವ್ಯವಸ್ಥಾಪನಾ ಮಂಡಳಿ
- (2) ವಿದ್ಯಾವಿಷಯಕ ಪರಿಷತ್ತು
- (3) ಸಂಶೋಧನಾ ಪರಿಷತ್ತು
- (4) ವಿಸ್ತರಣಾ ಶಿಕ್ಷಣ ಪರಿಷತ್ತು
- (5) ಸ್ನಾತಕೋತ್ತರ ಅಧ್ಯಯನ ಕೇಂದ್ರಗಳು ಮತ್ತು ಅವುಗಳ ಅಧ್ಯಯನ ಮಂಡಳಿಯನ್ನು ಒಳಗೊಂಡಂತೆ ಫ್ಯಾಕಲ್ಟಿಗಳು
- (6) ಶಾಸನಗಳ ಮೂಲಕ ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಎಂಬುದಾಗಿ ಘೋಷಿಸಿರಬಹುದಾದಂಥ ವಿಶ್ವವಿದ್ಯಾಲಯದ ಇತರ ನಿಕಾಯಗಳು

12. ವ್ಯವಸ್ಥಾಪನಾ ಮಂಡಳಿ ಮತ್ತು ಅದರ ರಚನೆ:- (1) ಕುಲಾಧಿಪತಿಯವರು ಆದಷ್ಟು ಬೇಗನೆ ಒಂದು ವ್ಯವಸ್ಥಾಪನಾ ಮಂಡಳಿಯನ್ನು ರಚಿಸತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು:-

- (i) ಕುಲಪತಿ - ಇವರು ಅಧ್ಯಕ್ಷರಾಗಿರತಕ್ಕದು.
- (ii) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು ತೋಟಗಾರಿಕೆ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು.
- (iii) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು.
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು ಕೃಷಿ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು.
- (v) ನಿರ್ದೇಶಕರು, ತೋಟಗಾರಿಕೆ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
- (vi) ಕುಲಾಧಿಪತಿಯವರು ನಾಮನಿರ್ದೇಶಿಸಿದ ತೋಟಗಾರಿಕೆ ಕ್ಷೇತ್ರದಿಂದ (ಪ್ರೊಫೆಸರ್ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ) ಒಬ್ಬ ಖ್ಯಾತ ಶಿಕ್ಷಣ ತಜ್ಞರು.
- (vii) ವಿಶ್ವವಿದ್ಯಾಲಯದ ಅಧಿಕಾರ ವ್ಯಾಪ್ತಿಯಲ್ಲಿರುವ ಇಬ್ಬರು ಪ್ರಗತಿಪರ ತೋಟಗಾರಿಕಾ ರೈತರು ಇವರ ಪೈಕಿ ಒಬ್ಬರು ಅನುಸೂಚಿತ ಜಾತಿ ಅಥವಾ ಅನುಸೂಚಿತ ಪಂಗಡಕ್ಕೆ ಸೇರಿದವರಾಗಿದ್ದು ಸರ್ಕಾರದಿಂದ ನಾಮ ನಿರ್ದೇಶಿತರಾಗಿರತಕ್ಕದ್ದು;
- (viii) ಕುಲಾಧಿಪತಿಯವರು ನಾಮನಿರ್ದೇಶನ ಮಾಡಿದ ಒಬ್ಬ ತೋಟಗಾರಿಕೆ ಉದ್ಯಮಿ;
- (ix) ಗ್ರಾಮೀಣ ಚಟುವಟಿಕೆಯ ಹಿನ್ನೆಲೆಯುಳ್ಳ ಕುಲಾಧಿಪತಿಯವರು ನಾಮನಿರ್ದೇಶನ ಮಾಡಿದ ಒಬ್ಬ ಮಹಿಳಾ ಕಾರ್ಯಕರ್ತೆಯವರು;
- (x) ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಮಹಾ ನಿರ್ದೇಶಕರು ನಾಮನಿರ್ದೇಶನ ಮಾಡಿದ ಒಬ್ಬ ಪ್ರತಿನಿಧಿ;
- (xi) ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರು;
- (xii) ಕುಲಪತಿಯವರು ನಾಮನಿರ್ದೇಶನ ಮಾಡಿದ ಒಬ್ಬ ಡೀನ್ - ಸುತ್ತು ಸರದಿಯ ಮೇಲೆ ಎರಡು ವರ್ಷಗಳ ಅವಧಿಯವರೆಗೆ;
- (xiii) ಕುಲಸಚಿವರು, ಇವರು ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು;

(3) ಪದನಿಮಿತ್ತ ಸದಸ್ಯರುಗಳನ್ನು ಹೊರತುಪಡಿಸಿ ಮಂಡಳಿಯ ಸದಸ್ಯರ ಪದಾವಧಿಯು ಸಂಧರ್ಭಾನುಸಾರ ಸರ್ಕಾರ ಅಥವಾ ಕುಲಾಧಿಪತಿಯವರ ಇಚ್ಛೆಗೊಳಪಟ್ಟು ಮೂರು ವರ್ಷಗಳಾಗಿರತಕ್ಕದ್ದು ಮತ್ತು ಅವರುಗಳು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಕ್ಕೆ ಯಾವುದೇ ಪ್ರವರ್ಗದಲ್ಲಿ ಪುನರ್ ನಾಮನಿರ್ದೇಶನಕ್ಕೆ ಅರ್ಹರಾಗಿರತಕ್ಕದ್ದಲ್ಲ;

(4) ಪದಾವಧಿ ಮುಕ್ತಾಯವಾದ ಸಂದರ್ಭವನ್ನು ಹೊರತುಪಡಿಸಿ ಮರಣ, ರಾಜೀನಾಮೆ, ತೆಗೆದು ಹಾಕುವಿಕೆ ಅಥವಾ ಯಾವುದೇ ಇತರ ಕಾರಣಗಳಿಂದಾಗಿ ಯಾವೊಬ್ಬ ಸದಸ್ಯರ ಸ್ಥಾನವು ಖಾಲಿಯಾದಾಗ ಆ ಖಾಲಿ ಸ್ಥಾನವನ್ನು ಈ ಅಧ್ಯಾದೇಶದ ಉಪಬಂಧಗಳಿಗೆ ಅನುಸಾರವಾಗಿ ಭರ್ತಿ ಮಾಡತಕ್ಕದ್ದು ಮತ್ತು ಅಂತಹ ಖಾಲಿ ಸ್ಥಾನವನ್ನು ತುಂಬುವ ವ್ಯಕ್ತಿಯು ಯಾರ

ಖಾಲಿ ಸ್ಥಾನಕ್ಕೆ ಆತನು ನಾಮನಿರ್ದೇಶಿತನಾಗಿದ್ದಾನೆಯೋ ಆ ವ್ಯಕ್ತಿಯ ಉಳಿದ ಪದಾವಧಿವರೆಗೆ ಆ ಸ್ಥಾನವನ್ನು ಹೊಂದಿರತಕ್ಕದ್ದು.

(5) ಮಂಡಳಿಯ ಸಭೆಗಾಗಿ ಮಂಡಳಿಯ ಸದಸ್ಯರ ಮೂರನೇ ಒಂದು ಭಾಗದಷ್ಟು ಸದಸ್ಯರು ಸಭೆಯ ಕೋರಂ ಆಗಿರತಕ್ಕದ್ದು:

ಪರಂತು, ಕೋರಂ ಇಲ್ಲದಿದ್ದರಂದಿಗಾಗಿ ಮಂಡಳಿಯ ಒಂದು ಸಭೆಯನ್ನು ಮುಂದೂಡಿದ್ದರೆ, ಅದೇ ವ್ಯವಹಾರಗಳನ್ನು ನಡೆಸುವುದಕ್ಕಾಗಿ ಕರೆದ ಮುಂದಿನ ಸಭೆಯಲ್ಲಿ ಕೋರಂನ ಅವಶ್ಯಕತೆ ಇರುವುದಿಲ್ಲ.

(6) ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಹೊರತುಪಡಿಸಿ ಮಂಡಳಿಯ ಸದಸ್ಯರು ಈ ಅಧ್ಯಾದೇಶದ ಅಡಿಯಲ್ಲಿ ತಾವು ನೆರವೇರಿಸಿದ ಪ್ರಕಾರ್ಯಗಳಿಗೆ, ನಿಯಮಿಸಬಹುದಾದಂಥ ದಿನ ಭತ್ಯೆ, ಪ್ರಯಾಣ ಭತ್ಯೆಯನ್ನು ಹೊರತುಪಡಿಸಿ ಯಾವುದೇ ಸಂಭಾವನೆಯನ್ನು ಪಡೆಯಲು ಅರ್ಹರಾಗಿರತಕ್ಕದ್ದಲ್ಲ.

(7) ಮಂಡಳಿಯು ತನ್ನ ಸಭೆಯಲ್ಲಿ ಪರಿಶೀಲಿಸುತ್ತಿರುವ ಯಾವುದೇ ವಿಷಯಗಳ ಬಗ್ಗೆ ತಜ್ಞ ಸಲಹೆ ಪಡೆಯಲು ಆ ವಿಷಯಗಳಲ್ಲಿ ಪರಿಣತಿ ಅಥವಾ ವಿಶೇಷ ಜ್ಞಾನವನ್ನು ಉಳ್ಳ ಯಾವೊಬ್ಬ ವ್ಯಕ್ತಿಯನ್ನು ತನ್ನ ಸಭೆಗೆ ಹಾಜರಾಗಲು ಆಹ್ವಾನಿಸಬಹುದು. ಅಂತಹ ವ್ಯಕ್ತಿಯು ಅಂತಹ ಸಭೆಯ ವ್ಯವಹಾರಗಳಲ್ಲಿ ಮಾತನಾಡಬಹುದು ಅಥವಾ ಅನ್ಯಥಾ ಭಾಗವಹಿಸಬಹುದು. ಆದರೆ ಆತನು ಮತದಾನದ ಹಕ್ಕನ್ನು ಹೊಂದಿರುವುದಿಲ್ಲ. ಹಾಗೆ ಆಹ್ವಾನಿತರಾದ ಯಾವೊಬ್ಬ ವ್ಯಕ್ತಿಯು ಸಭೆಗೆ ಹಾಜರಾಗಿದ್ದಕ್ಕಾಗಿ ನಿಯಮಿಸಬಹುದಾದಂತಹ ಭತ್ಯೆ ಪಡೆಯಲು ಅರ್ಹರಾಗಿರತಕ್ಕದ್ದು.

(8) ಸಾಮಾನ್ಯವಾಗಿ ಮಂಡಳಿಯು ಪ್ರತಿ ಮೂರು ತಿಂಗಳಿಗೊಮ್ಮೆ ಕನಿಷ್ಠ ಒಂದು ಬಾರಿಯಾದರೂ ಕುಲಪತಿಯವರು ನಿಗದಿಪಡಿಸುವಂಥ ದಿನಾಂಕ ಮತ್ತು ಸ್ಥಳದಲ್ಲಿ ಸೇರತಕ್ಕದ್ದು. ಆದಾಗ್ಯೂ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಿದಾಗಲೆಲ್ಲ, ಮಂಡಳಿಯ ಅರ್ಧಕ್ಕಿಂತ ಕಡಿಮೆಯಲ್ಲದ ಸದಸ್ಯರು ಬರೆದು ಸಹಿ ಮಾಡಿ ಕೋರಿಕೊಂಡಾಗ ಮಂಡಳಿಯ ವಿಶೇಷ ಸಭೆಯನ್ನು ಕರೆಯಬಹುದು.

13. ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು.-(1) ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೆ ಒಳಪಟ್ಟು, ಮಂಡಳಿಯು ವಿಶ್ವವಿದ್ಯಾಲಯದ ಮುಖ್ಯ ಕಾರ್ಯಕಾರಿ ನಿಕಾಯ ಆಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಚಟುವಟಿಕೆಗಳನ್ನು ನಿರ್ವಹಿಸತಕ್ಕದ್ದು ಹಾಗೂ ಮೇಲ್ವಿಚಾರಣೆ ನಡೆಸತಕ್ಕದ್ದು ಮತ್ತು ಈ ಅಧ್ಯಾದೇಶದಲ್ಲಿ ಅನ್ಯಥಾ ಉಪಬಂಧಿಸಿದ ಹೊರತು ವಿಶ್ವವಿದ್ಯಾಲಯದ ಎಲ್ಲಾ ಆಡಳಿತಾತ್ಮಕ ವ್ಯವಹಾರಗಳನ್ನು ನಡೆಸಲು ಜವಾಬ್ದಾರಿಯಾಗಿರತಕ್ಕದ್ದು.

(2) (1)ನೇ ಉಪಪ್ರಕರಣದ ಉಪಬಂಧಗಳ ಸಾಮಾನ್ಯಾನ್ವಯಕ್ಕೆ ಬಾಧಕವಾಗದಂತೆ ಮಂಡಳಿಯು ಈ ಮುಂದಿನ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಹಣಕಾಸು ಅಂದಾಜುಗಳು ಮತ್ತು ಆಯವ್ಯಯವನ್ನು ಪರಿಗಣಿಸುವುದು ಮತ್ತು ಅನುಮೋದಿಸುವುದು;
- (ii) ವಿಶ್ವವಿದ್ಯಾಲಯದ ಸ್ವತ್ತನ್ನು ಮತ್ತು ನಿಧಿಗಳನ್ನು ಹೊಂದಿರುವುದು ಮತ್ತು ನಿಯಂತ್ರಿಸುವುದು ಹಾಗೂ ವಿಶ್ವವಿದ್ಯಾಲಯದ ಪರವಾಗಿ ಯಾವುದೇ ಸಾಮಾನ್ಯ ನಿರ್ದೇಶನಗಳನ್ನು ಹೊರಡಿಸುವುದು;
- (iii) ಸರ್ಕಾರದ ಪೂರ್ವ ಅನುಮೋದನೆಯೊಡನೆ, ವಿಶ್ವವಿದ್ಯಾಲಯದ ಪರವಾಗಿ ಯಾವುದೇ ಸ್ಥಿರ ಅಥವಾ ಚರ ಸ್ವತ್ತನ್ನು ಸ್ವೀಕರಿಸುವುದು ಅಥವಾ ವರ್ಗಾವಣೆ ಮಾಡುವುದು;
- (iv) ವಿಶ್ವವಿದ್ಯಾಲಯದ ವಶದಲ್ಲಿ ಇರುವ ನಿಧಿಗಳನ್ನು ಅವನ್ನು ಇಟ್ಟಿರುವ ಉದ್ದೇಶಕ್ಕಾಗಿ ವಿನಿಯೋಗಿಸುವುದು;
- (v) ವಿಶ್ವವಿದ್ಯಾಲಯದ ನಿಧಿಗಳನ್ನು ಹೂಡುವುದಕ್ಕಾಗಿ ಮತ್ತು ಹಿಂಪಡೆಯುವುದಕ್ಕಾಗಿ ವ್ಯವಸ್ಥೆ ಮಾಡುವುದು;
- (vi) ಸರ್ಕಾರದ ಪೂರ್ವಾನುಮೋದನೆಯೊಡನೆ ಬಂಡವಾಳವನ್ನು ಹೂಡುವುದಕ್ಕಾಗಿ ಹಣವನ್ನು ತರುವುದು ಮತ್ತು ಅದರ ವಾಪಸಾತಿಗೆ ಸೂಕ್ತ ವ್ಯವಸ್ಥೆಯನ್ನು ಮಾಡುವುದು;
- (vii) ವಿಶ್ವವಿದ್ಯಾಲಯದ ಪರವಾಗಿ ದತ್ತಿ, ಮರಣಶಾಸನದಾನ ಮತ್ತು ವಂತಿಕೆಗಳನ್ನು ಒಪ್ಪಿಕೊಳ್ಳುವುದು;
- (viii) ಅಗತ್ಯವಿದ್ದಲ್ಲಿಲ್ಲಾ ವಿದ್ಯಾವಿಷಯಕ ಪರಿಷತ್ತು, ಸಂಶೋಧನಾ ಪರಿಷತ್ತು ಮತ್ತು ವಿಸ್ತಾರಣಾ ಶಿಕ್ಷಣ ಪರಿಷತ್ತಿನ ಶಿಫಾರಸ್ಸುಗಳನ್ನು ಪರಿಗಣಿಸುವುದು ಮತ್ತು ಅನುಮೋದಿಸುವುದು.
- (ix) ವಿಶ್ವವಿದ್ಯಾಲಯದ ಸಾಮಾನ್ಯ ಮೊಹರಿನ ನಮೂನೆ ಮತ್ತು ಉಪಯೋಗದ ಬಗ್ಗೆ ನಿರ್ದೇಶಿಸುವುದು;
- (x) ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೆ ಅನುಸಾರವಾಗಿ ತಾನು ಅವಶ್ಯವೆಂದು ಭಾವಿಸಬಹುದಾದಂಥ ಸಮಿತಿಗಳನ್ನು ಮತ್ತು ನಿಕಾಯಗಳನ್ನು ನೇಮಿಸುವುದು ಮತ್ತು ಅವುಗಳ ಪರಿಶೀಲನಾಂಶಗಳನ್ನು ನಿರ್ಧರಿಸುವುದು;
- (xi) ವಿದ್ಯಾವಿಷಯಕ ಪರಿಷತ್ತಿನ ಶಿಫಾರಸ್ಸಿನ ಮೇಲೆ ಹೊಸ ವಿಭಾಗ, ಕೇಂದ್ರ, ಸಂಶೋಧನಾ ಕೇಂದ್ರ ಅಥವಾ ಉಪ ಕೇಂದ್ರವನ್ನು ಸ್ಥಾಪಿಸುವುದು ಅಥವಾ ಅವುಗಳ ಪೈಕಿ ಯಾವುದಾದರೊಂದನ್ನು ರದ್ದುಗೊಳಿಸುವುದು ಅಥವಾ ವಿಭಾಗ,

ಸಂಶೋಧನಾ ಕೇಂದ್ರ, ಉಪ ಕೇಂದ್ರ ಅಥವಾ ಕೇಂದ್ರವನ್ನು ಪುನರ್ ರಚಿಸುವ ಬಗ್ಗೆ ಪರಿಗಣಿಸುವುದು ಮತ್ತು ಅನುಮೋದಿಸುವುದು;

- (xii) ವಿದ್ಯಾವಿಷಯಕ ಪರಿಷತ್ತಿನ ಶಿಫಾರಸ್ಸಿನ ಮೇಲೆ ಹೊಸ ಕಾಲೇಜು ಅಥವಾ ಫ್ಯಾಕಲ್ಟಿಯನ್ನು ಸ್ಥಾಪಿಸುವುದು ಅಥವಾ ಎರಡು ಅಥವಾ ಹೆಚ್ಚು ಕಾಲೇಜುಗಳನ್ನು ಅಥವಾ ಫ್ಯಾಕಲ್ಟಿಗಳನ್ನು ಒಂದೇ ಕಾಲೇಜಿನಲ್ಲಿ ಅಥವಾ ಫ್ಯಾಕಲ್ಟಿಯಲ್ಲಿ ಸೇರಿಸುವುದು ಅಥವಾ ಕಾಲೇಜನ್ನು ಅಥವಾ ಫ್ಯಾಕಲ್ಟಿಯನ್ನು ಮುಚ್ಚುವುದು ಅಥವಾ ಪ್ರಸ್ತುತ ಇರುವ ಯಾವುದೇ ಫ್ಯಾಕಲ್ಟಿಯನ್ನು ಪುನರ್ ರಚಿಸುವ ಬಗ್ಗೆ ಪರಿಗಣಿಸುವುದು ಮತ್ತು ಅನುಮೋದಿಸುವುದು;
- (xiii) ರಾಜ್ಯ ಸರ್ಕಾರದ ಅನುಮೋದನೆಯೊಡನೆ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸೃಜಿಸುವುದು.
- (xiv) ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕ ಮತ್ತು ಹೆಚ್ಚಿನ ಶ್ರೇಣಿಯ ನೌಕರರ ನೇಮಕಾತಿಗಾಗಿ ಶಿಫಾರಸ್ಸುಗಳನ್ನು ನಿಯಮಿಸಬಹುದಾದಂತೆ ಅನುಮೋದಿಸಬಹುದು.
- (xv) ತುರ್ತು ಸನ್ನಿವೇಶದ ಸಂದರ್ಭದಲ್ಲಿ ಯಾವುದೇ ಮಂಡಳಿಯ ಬಾಬನ್ನು ಕಡತ ಪರಿಚಲಿಸುವ ಮೂಲಕ ಪರಿಗಣಿಸುವುದು ಮತ್ತು ಅನುಮೋದಿಸುವುದು.

14. ವಿದ್ಯಾ ವಿಷಯಕ ಪರಿಷತ್ತು.— (1) ವಿದ್ಯಾವಿಷಯಕ ಪರಿಷತ್ತು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು ಅಂದರೆ:—

- (i) ಕುಲಪತಿಯವರು, ಇವರು ಅಧ್ಯಕ್ಷರಾಗಿರುತ್ತಾರೆ;
- (ii) ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದ ನಿರ್ದೇಶಕರು;
- (iii) ಘಟಕ ಕಾಲೇಜುಗಳ ಡೀನುಗಳು;
- (iv) ಕುಲಪತಿಯವರು ನಾಮನಿರ್ದೇಶನ ಮಾಡಿದ ವಿಶ್ವವಿದ್ಯಾಲಯದ ಇಬ್ಬರು ವಿಭಾಗ ಮುಖ್ಯಸ್ಥರು ಸುತ್ತು ಸರದಿಯ ಮೇಲೆ;
- (v) ಕುಲಪತಿಯವರು ನಾಮನಿರ್ದೇಶನ ಮಾಡಿದ ಪ್ರತಿಯೊಂದು ಫ್ಯಾಕಲ್ಟಿಯಿಂದ ಪ್ರೊಫೆಸರ್ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಒಬ್ಬ ಅಧ್ಯಾಪಕರು ಸುತ್ತು ಸರದಿಯ ಮೇಲೆ;
- (vi) ಕುಲಪತಿಯವರು ನಾಮನಿರ್ದೇಶನ ಮಾಡಿದ ವಿಶ್ವವಿದ್ಯಾಲಯದ ಹೊರಗಿನಿಂದ ಒಬ್ಬ ಪ್ರಖ್ಯಾತ ತೋಟಗಾರಿಕೆ ಶಿಕ್ಷಣ ತಜ್ಞರು;
- (vii) ಕುಲಸಚಿವರು;
- (viii) ತೋಟಗಾರಿಕೆ ನಿರ್ದೇಶಕರು, ಕರ್ನಾಟಕ ಸರ್ಕಾರ ಅಥವಾ ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು;
- (ix) ಕುಲಪತಿಯವರು ನಾಮನಿರ್ದೇಶನ ಮಾಡಿದ ಪ್ರೊಫೆಸರ್ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಸಂಯೋಜಿತ ಕಾಲೇಜಿನ ಒಬ್ಬ ಪ್ರತಿನಿಧಿ ;
- (x) ಶಿಕ್ಷಣ ನಿರ್ದೇಶಕರು - ಇವರು ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(2) ತೋಟಗಾರಿಕೆ ಮತ್ತು ಸಂಬಂಧಿತ ಕ್ಷೇತ್ರದ ವಿವಿಧ ವಲಯಗಳ ಸಾಕಷ್ಟು ಪ್ರಾತಿನಿಧ್ಯ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುವಂತೆ ನಿಯಮಿಸಬಹುದಾದಂತಹ ಅವಧಿಗಾಗಿ ಮತ್ತು ಅಂತಹ ರೀತಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ಮೀರದಂತೆ ಸದಸ್ಯರನ್ನು ವಿದ್ಯಾವಿಷಯಕ ಪರಿಷತ್ತು ಸಹ-ಆಯ್ಕೆ (ಕೋ-ಆಪ್) ಮಾಡಿಕೊಳ್ಳತಕ್ಕದ್ದು.

(3) ಪದನಿಮಿತ್ತ ಸದಸ್ಯರ ಹೊರತಾಗಿ ಇತರ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಎರಡು ವರ್ಷಗಳ ಅವಧಿಯವರೆಗೆ ಪದಧಾರಣ ಮಾಡತಕ್ಕದ್ದು.

(4) ವಿದ್ಯಾವಿಷಯಕ ಪರಿಷತ್ತಿನ ಮೂರನೇ ಒಂದರಷ್ಟು ಸದಸ್ಯರ ಹಾಜರಾತಿ ವಿದ್ಯಾವಿಷಯಕ ಪರಿಷತ್ತಿನ ಸಭೆಗೆ ಕೋರಂ ಆಗಿರತಕ್ಕದ್ದು :

ಪರಂತು ಕೋರಂ ಇಲ್ಲದಿದ್ದರಂದಿಗಾಗಿ ವಿದ್ಯಾವಿಷಯಕ ಪರಿಷತ್ತಿನ ಒಂದು ಸಭೆಯನ್ನು ಮುಂದೂಡಿದ್ದರೆ, ಅದೇ ವ್ಯವಹಾರಗಳನ್ನು ನಡೆಸುವುದಕ್ಕಾಗಿ ಕರೆದ ಮುಂದಿನ ಸಭೆಯಲ್ಲಿ ಕೋರಂನ ಅವಶ್ಯಕತೆ ಇರುವುದಿಲ್ಲ.

(5) ವಿದ್ಯಾವಿಷಯಕ ಪರಿಷತ್ತಿಗೆ ನಾಮನಿರ್ದೇಶನಗೊಂಡ ಯಾವೊಬ್ಬ ಸದಸ್ಯನನ್ನು ಕುಲಪತಿಯವರು ಯಾವುದೇ ಸಮಯದಲ್ಲಿ ದುರ್ವರ್ತನೆ, ದುರ್ನಡತೆ ಅಥವಾ ಅನ್ಯಥಾ ಕಾರಣದ ಮೇಲೆ ವಿಚಾರಣೆ ನಡೆಸಿದ ತರುವಾಯ ಅಂತಹ ಸದಸ್ಯತ್ವದಿಂದ ತೆಗೆದು ಹಾಕಬಹುದು.

(6) ಸಾಮಾನ್ಯವಾಗಿ ವಿದ್ಯಾವಿಷಯಕ ಪರಿಷತ್ತು ಕುಲಪತಿಯವರು ನಿಗದಿಪಡಿಸಬಹುದಾದಂತಹ ದಿನಾಂಕದಂದು, ಕೊನೆ ಪಕ್ಷ ಮೂರು ತಿಂಗಳಿಗೊಮ್ಮೆ ಸಭೆ ಸೇರತಕ್ಕದ್ದು. ಆದಾಗ್ಯೂ ಕುಲಪತಿಯವರು ವಿದ್ಯಾವಿಷಯಕ ಪರಿಷತ್ತಿನ ವಿಶೇಷ ಸಭೆಯನ್ನು ಕರೆಯಬಹುದು

15. ವಿದ್ಯಾವಿಷಯಕ ಪರಿಷತ್ತಿನ ಅಧಿಕಾರಗಳು ಮತ್ತು ಪ್ರಕಾರ್ಯಗಳು.- (1) ವಿದ್ಯಾವಿಷಯಕ ಪರಿಷತ್ತು ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೆ ಒಳಪಟ್ಟು ಎಲ್ಲಾ ವ್ಯಾಸಂಗ ಕ್ರಮಗಳನ್ನು ಮತ್ತು ಪಠ್ಯ ವಿಷಯಗಳನ್ನು ನಿರ್ಧರಿಸುವುದಕ್ಕಾಗಿ ಈ ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದೊಳಗೆ ಬೋಧನೆ ಮತ್ತು ಇತರ ಶೈಕ್ಷಣಿಕ ಕಾರ್ಯಕ್ರಮಗಳ ಮೇಲೆ ಸಾಮಾನ್ಯ ನಿಯಂತ್ರಣವನ್ನು ಹೊಂದಿರತಕ್ಕದ್ದು ಮತ್ತು ಅವುಗಳ ಗುಣಮಟ್ಟವನ್ನು ಕಾಯ್ದುಕೊಂಡು ಬರುವುದಕ್ಕೆ ಹೊಣೆಯಾಗಿರತಕ್ಕದ್ದು.

(2) ವಿದ್ಯಾವಿಷಯಕ ಪರಿಷತ್ತು ತನ್ನ ನಿಯಂತ್ರಣಕ್ಕೊಳಪಡುವ ಎಲ್ಲಾ ವಿದ್ಯಾ ವಿಷಯಗಳಿಗೆ ಸಂಬಂಧಪಟ್ಟಂತೆ ಈ ಅಧ್ಯಾದೇಶಕ್ಕೆ ಮತ್ತು ಪರಿನಿಯಮಗಳಿಗೆ ಸುಸಂಗತವಾದ ವಿನಿಯಮಗಳನ್ನು ರಚಿಸಲು ಮತ್ತು ಅಂತಹ ವಿನಿಯಮಗಳನ್ನು ನಿರಸನಗೊಳಿಸಲು ಅಧಿಕಾರ ಹೊಂದಿರತಕ್ಕದ್ದು. (1)ನೇ ಉಪ ಪ್ರಕರಣದ ಉಪಬಂಧಗಳ ಸಾಮಾನ್ಯಾನ್ವಯಕ್ಕೆ ಪ್ರತಿಕೂಲವಾಗದಂತೆ ವಿದ್ಯಾವಿಷಯಕ ಪರಿಷತ್ತು ಈ ಮುಂದಿನ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು, ಎಂದರೆ :-

- (i) ಗ್ರಂಥಾಲಯಗಳ ನಿಯಂತ್ರಣ ಮತ್ತು ನಿರ್ವಹಣೆಯೂ ಸೇರಿದಂತೆ, ಎಲ್ಲಾ ವಿದ್ಯಾ ವಿಷಯಗಳ ಬಗ್ಗೆ ಮಂಡಳಿಗೆ ಮತ್ತು ಕುಲಪತಿಯವರಿಗೆ ಸಲಹೆ ನೀಡುವುದು;
- (ii) ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದಲ್ಲಿನ ಹುದ್ದೆಗಳೂ ಸೇರಿದಂತೆ ಪ್ರಾಧ್ಯಾಪಕರ, ಸಹವರ್ತಿ ಪ್ರಾಧ್ಯಾಪಕರ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಪ್ರಾರಂಭಿಸುವುದು ಮತ್ತು ಅವುಗಳ ಕರ್ತವ್ಯಗಳಿಗೆ ಸಂಬಂಧಪಟ್ಟಂತೆ ಶಿಫಾರಸ್ಸುಗಳನ್ನು ಮಾಡುವುದು;
- (iii) ಫ್ಯಾಕಲ್ಟಿ, ಕಾಲೇಜು, ಬೋಧನ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ವಿಭಾಗಗಳನ್ನು ಸ್ಥಾಪಿಸಲು/ಸಮ್ಮಿಲನ/ರದ್ದುಗೊಳಿಸಲು ಶಿಫಾರಸ್ಸುಗಳನ್ನು ಮಾಡುವುದು;
- (iv) ವಿಶ್ವವಿದ್ಯಾಲಯಕ್ಕೆ, ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ವಿನಿಯಮಗಳನ್ನು ರಚಿಸುವುದು ಮತ್ತು ಪ್ರವೇಶ ನೀಡಬೇಕಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ನಿರ್ಧರಿಸುವುದು;
- (v) ಪದವಿಗಳು, ಡಿಪ್ಲೋಮಾಗಳು ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಬೇಕಾದ ವ್ಯಾಸಂಗ ಕ್ರಮಗಳಿಗೆ ಸಂಬಂಧಿಸಿದ ವಿನಿಯಮಗಳನ್ನು ರಚಿಸುವುದು;
- (vi) ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಪಡುವ ವಿನಿಯಮಗಳನ್ನು ರಚಿಸುವುದು ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಂಡು ಬರುವುದು ಮತ್ತು ಸುಧಾರಿಸುವುದು;
- (vii) ಗೌರವ ಪದವಿಗಳನ್ನು ಪ್ರದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಮಂಡಳಿಗೆ ಶಿಫಾರಸ್ಸುಗಳನ್ನು ಮಾಡುವುದು;
- (viii) ವಿಶ್ವವಿದ್ಯಾಲಯದ ಅಧ್ಯಾಪಕರಿಗೆ ಮತ್ತು ಸೇವಾ ಸಿಬ್ಬಂದಿಗೆ ನಿಯಮಿಸತಕ್ಕ ವಿದ್ಯಾರ್ಹತೆಗಳಿಗೆ ಸಂಬಂಧಿಸಿದಂತೆ ಶಿಫಾರಸ್ಸು ಮಾಡುವುದು;
- (ix) ಶೈಕ್ಷಣಿಕ, ಸಂಶೋಧನಾ ಸಂಸ್ಥೆಗಳು, ನಿಗಮಗಳು ಮತ್ತು ಇತರ ಸಂಸ್ಥೆಗಳೊಡನೆ ವಾಗ್ದಾನ ಪತ್ರ ಮತ್ತು ಒಪ್ಪಂದ ಪತ್ರಗಳನ್ನು ಪರಿಶೀಲಿಸುವುದು ಹಾಗೂ ಅನುಮೋದಿಸುವುದು;
- (x) ಈ ಅಧ್ಯಾದೇಶದ ಮೂಲಕ ಅಥವಾ ಅದರಡಿಯಲ್ಲಿ ಮಂಡಳಿಯು ಅಥವಾ ಕುಲಪತಿಯವರು ತನಗೆ ವಹಿಸಬಹುದಾದಂತಹ ಅಥವಾ ವಿಧಿಸಬಹುದಾದಂತಹ ಅಧಿಕಾರಗಳನ್ನು ಚಲಾಯಿಸುವುದು ಮತ್ತು ಅಂತಹ ಇತರ ಪ್ರಕಾರ್ಯಗಳನ್ನು ನೆರವೇರಿಸುವುದು.

16. ಸಂಶೋಧನಾ ಪರಿಷತ್ತು.- ಈ ಮುಂದಿನ ಸದಸ್ಯರನ್ನು ಒಳಗೊಂಡ ಒಂದು ಸಂಶೋಧನಾ ಪರಿಷತ್ತು ಇರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಇವರು ಅಧ್ಯಕ್ಷರಾಗಿರತಕ್ಕದ್ದು;
- (ii) ತೋಟಗಾರಿಕೆ ನಿರ್ದೇಶಕರು;
- (iii) ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಅಥವಾ ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಅವರ ನಾಮನಿರ್ದೇಶಿತರು;
- (iv) ಕೃಷಿ ನಿರ್ದೇಶಕರು ಅಥವಾ ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಅವರ ನಾಮನಿರ್ದೇಶಿತರು;

- (v) ಜಲವಿಭಾಜಕ ಕ್ಷೇತ್ರ ನಿರ್ವಹಣೆ ಇಲಾಖೆಯ ನಿರ್ದೇಶಕರು ಅಥವಾ ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಅವರ ನಾಮನಿರ್ದೇಶಿತರು;
- (vi) ಅರಣ್ಯ, ಸಂಶೋಧನೆ ಮತ್ತು ತರಬೇತಿಯ ಮುಖ್ಯ ಸಂರಕ್ಷಣಾಧಿಕಾರಿ;
- (vii) ವಿಶ್ವವಿದ್ಯಾಲಯದ ಎಲ್ಲಾ ನಿರ್ದೇಶಕರು;
- (viii) ಎಲ್ಲಾ ಡೀನುಗಳು;
- (ix) ಸಂಶೋಧನೆಯ ಮತ್ತು ವಿಸ್ತರಣಾ ಶಿಕ್ಷಣದ ಎಲ್ಲಾ ಸಹವರ್ತಿ ನಿರ್ದೇಶಕರುಗಳು;
- (x) ತೋಟಗಾರಿಕೆ ಮತ್ತು ಸಂಬಂಧಿಸಿದ ವಿಭಾಗಗಳಲ್ಲಿ ವಿಶೇಷ ಪರಿಣತಿಯನ್ನು ಹೊಂದಿರುವ ರೈತರ ವಿಶೇಷ ಜ್ಞಾನ ಮತ್ತು ಅನುಭವದ ಪ್ರಯೋಜನವನ್ನು ಪಡೆದುಕೊಳ್ಳಲು ಕುಲಪತಿಯವರು ನಾಮನಿರ್ದೇಶನ ಮಾಡಿದಂಥ ತೋಟಗಾರಿಕೆ ಕ್ಷೇತ್ರದ ಪರಿಣಿತರಾದ ಇಬ್ಬರು ಪ್ರಗತಿಪರ ರೈತರು;
- (xi) ಯಾವುದೇ ಸಭೆಯ ಸಂಬಂಧದಲ್ಲಿ ಪ್ರಸಿದ್ಧ ವಿಜ್ಞಾನಿಗಳ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆಯುವುದಕ್ಕಾಗಿ ಕುಲಪತಿಯವರು ನಾಮನಿರ್ದೇಶನ ಮಾಡಿದ, ರಾಜ್ಯ ತೋಟಗಾರಿಕೆ ವಿಶ್ವವಿದ್ಯಾಲಯಗಳ ಹೊರಗಿನಿಂದ ಅಥವಾ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಅಥವಾ ಭಾರತದ ಕೃಷಿ ಸಂಶೋಧನಾ ಪರಿಷತ್ತು ಸಂಸ್ಥೆಗಳಿಂದ ಒಬ್ಬ ಪ್ರಸಿದ್ಧ ತೋಟಗಾರಿಕಾ ವಿಜ್ಞಾನಿ;
- (xii) ಯಾವುದೇ ಸಭೆಯ ಸಂಬಂಧದಲ್ಲಿ ಅಂತಹ ಸಭೆಯ ಕಾರ್ಯಸೂಚಿಯಲ್ಲಿರುವ ವಿಷಯಗಳ ಬಗ್ಗೆ ಕೃಷಿಕೈಗಾರಿಕೋದ್ಯಮಿಯ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆಯುವುದಕ್ಕಾಗಿ ಕುಲಪತಿಯವರು ನಾಮನಿರ್ದೇಶನ ಮಾಡಿದ, ಒಬ್ಬ ಕೃಷಿಕೈಗಾರಿಕೋದ್ಯಮಿ;
- (xiii) ಸಫಲ್ ಮಾರುಕಟ್ಟೆ ಘಟಕ, ಬೆಂಗಳೂರು (ಮದರ್ ಡೈರಿ ಆಹಾರ ಸಂಸ್ಕರಣಾ ನಿಯಮಿತ) ಇದರ ಮಹಾ ವ್ಯವಸ್ಥಾಪಕರು ಅಥವಾ ಮುಖ್ಯಸ್ಥರು;
- (xiv) ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಬೆಂಗಳೂರು ಇದರ ನಿರ್ದೇಶಕರು ಅಥವಾ ಅವರ ನಾಮನಿರ್ದೇಶಿತರು;
- (xv) ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ, ಮೈಸೂರು ಇದರ ನಿರ್ದೇಶಕರು ಅಥವಾ ಅವರ ನಾಮನಿರ್ದೇಶಿತರು;
- (xvi) ಕರ್ನಾಟಕ ರಾಜ್ಯ ವ್ಯವಸಾಯೋತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮ ನಿಯಮಿತ (ಕೆಎಪಿಐಇಸಿ), ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರು ಅಥವಾ ಅವರ ನಾಮನಿರ್ದೇಶಿತರು;
- (xvii) ತೋಟಗಾರಿಕೆ ಉತ್ಪನ್ನ ಬೆಳೆಗಾರರ ಸಹಕಾರಿ ಮಾರಾಟ ಸಂಘ ಇದರ ವ್ಯವಸ್ಥಾಪಕ ನಿರ್ದೇಶಕರು;
- (xviii) ಕುಲಸಚಿವರು;
- (xix) ಕುಲಪತಿಗಳು ನಾಮನಿರ್ದೇಶಿಸಿದ ಸಂಯೋಜಿತ ಕಾಲೇಜಿನ ಒಬ್ಬ ಡೀನ್/ಪ್ರಾಂಶುಪಾಲರು;
- (xx) ಸಂಶೋಧನಾ ನಿರ್ದೇಶಕರು - ಇವರು ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು;

ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ ಸಂಶೋಧನಾ ಪರಿಷತ್ತಿನ ಎಲ್ಲಾ ಸದಸ್ಯರ ಪದಾವಧಿಯು ಎರಡು ವರ್ಷಗಳಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಕ್ಕೆ ಮರುನಾಮನಿರ್ದೇಶನಕ್ಕೆ ಅರ್ಹರಾಗಿರತಕ್ಕದ್ದಲ್ಲ.

17. ಸಂಶೋಧನಾ ಪರಿಷತ್ತಿನ ಪ್ರಕಾರ್ಯಗಳು.— ಸಂಶೋಧನಾ ಪರಿಷತ್ತು ಈ ಮುಂದಿನವುಗಳಿಗೆ ಸಂಬಂಧಿಸಿದವುಗಳನ್ನು ಪರ್ಯಾಲೋಚಿಸತಕ್ಕದ್ದು ಮತ್ತು ಶಿಫಾರಸುಗಳನ್ನು ಮಾಡತಕ್ಕದ್ದು.

- (i) ಪರಿಣಾಮಕಾರಿ ಸಮನ್ವಯವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ತೋಟಗಾರಿಕೆ ಮತ್ತು ಇತರ ಸಂಬಂಧಿತ ವಿಜ್ಞಾನಗಳ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ವಿವಿಧ ಘಟಕಗಳು ಕೈಗೊಂಡ ಅಥವಾ ಕೈಗೊಳ್ಳಬೇಕಾದ ಸಂಶೋಧನಾ ಕಾರ್ಯಕ್ರಮಗಳು ಮತ್ತು ಯೋಜನೆಗಳು;
- (ii) ಸಂಶೋಧನಾ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಭೌತಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸೌಲಭ್ಯಗಳು;
- (iii) ರೈತರ ಮತ್ತು ಇತರ ಹಿತಾಸಕ್ತಿದಾರರ ಅಗತ್ಯತೆಗಳನ್ನು ಪೂರೈಸುವ ಕಡೆಗೆ ಸಂಶೋಧನೆಯು ಅಭಿಮುಖವಾಗಿರುವಂತೆ ಮಾಡುವುದು.

- (iv) ಸಂಶೋಧನೆ, ವಿಸ್ತರಣಾ ಶಿಕ್ಷಣ ಮತ್ತು ಬೋಧನೆಗಳನ್ನು ಸಮ್ಮಿಲನಗೊಳಿಸುವುದು ಮತ್ತು ಸಂಶೋಧಕರು ಬೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಾಡುವುದು.
- (v) ಸಂಶೋಧನೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯನ್ನು ಪೋಷಿಸುವುದು ಮತ್ತು ಸಮನ್ವಯಗೊಳಿಸುವುದು;
- (vi) ಕುಲಪತಿಯವರು ಅಥವಾ ಮಂಡಲಿ ಅಥವಾ ವಿಶ್ವವಿದ್ಯಾಲಯದ ಯಾವುದೇ ಇತರ ಪ್ರಾಧಿಕಾರವು ತನಗೆ ಪರಿಶೀಲಿಸಲು ಕಳುಹಿಸಬಹುದಾದ ಸಂಶೋಧನಾ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಯಾವುದೇ ಇತರೆ ವಿಷಯ.

18. ವಿಸ್ತರಣಾ ಶಿಕ್ಷಣ ಪರಿಷತ್ತು.- (1) ಈ ಮುಂದಿನ ಸದಸ್ಯರನ್ನೊಳಗೊಂಡ ಒಂದು ವಿಸ್ತರಣಾ ಶಿಕ್ಷಣ ಪರಿಷತ್ತು ಇರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು;
- (ii) ತೋಟಗಾರಿಕೆ ಇಲಾಖೆಯ ನಿರ್ದೇಶಕರು, ಕರ್ನಾಟಕ ಸರ್ಕಾರ ಅಥವಾ ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಅವರ ನಾಮನಿರ್ದೇಶಿತರು;
- (iii) ಕೃಷಿ ಇಲಾಖೆಯ ನಿರ್ದೇಶಕರು, ಕರ್ನಾಟಕ ಸರ್ಕಾರ ಅಥವಾ ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಅವರ ನಾಮನಿರ್ದೇಶಿತರು;
- (iv) ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರು, ಕರ್ನಾಟಕ ಸರ್ಕಾರ ಅಥವಾ ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಅವರ ನಾಮನಿರ್ದೇಶಿತರು;
- (v) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು, ಕರ್ನಾಟಕ ಸರ್ಕಾರ;
- (vi) ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಾಮಾಜಿಕ ಅರಣ್ಯ ವಿಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ;
- (vii) ಭಾರತೀಯ ತೋಟಗಾರಿಕೆ ಸಂಸ್ಥೆಯ ನಿರ್ದೇಶಕರು, ಬೆಂಗಳೂರು ಅಥವಾ ಅವರ ನಾಮನಿರ್ದೇಶಿತರು;
- (viii) ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ, ಮೈಸೂರು ಇದರ ನಿರ್ದೇಶಕರು ಅಥವಾ ಅವರ ನಾಮನಿರ್ದೇಶಿತರು;
- (ix) ಕರ್ನಾಟಕ ರಾಜ್ಯ ವ್ಯವಸಾಯೋತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮ ನಿಯಮಿತ (ಕೆಎಪಿಐಇಸಿ), ಬೆಂಗಳೂರು ಇದರ ನಿರ್ದೇಶಕರು ಅಥವಾ ಅವರ ನಾಮನಿರ್ದೇಶಿತರು;
- (x) ಸಫಲ್ ಮಾರುಕಟ್ಟೆ ಘಟಕ, ಬೆಂಗಳೂರು (ಮದರ್ ಡೈರಿ ಆಹಾರ ಸಂಸ್ಕರಣಾ ನಿಯಮಿತ) ಇದರ ಮಹಾ ವ್ಯವಸ್ಥಾಪಕರು ಅಥವಾ ಮುಖ್ಯಸ್ಥರು;
- (xi) ಜಲವಿಭಾಜಕ ಕ್ಷೇತ್ರ ಅಭಿವೃದ್ಧಿ ಇಲಾಖೆ ನಿರ್ದೇಶಕರು, ಕರ್ನಾಟಕ ಸರ್ಕಾರ;
- (xii) ವಿಶ್ವವಿದ್ಯಾಲಯದ ಎಲ್ಲಾ ನಿರ್ದೇಶಕರು ಮತ್ತು ಡೀನ್‌ಗಳು;
- (xiii) ಕುಲಸಚಿವರು;
- (xiv) ಸಂಶೋಧನೆಯ ಎಲ್ಲಾ ಸಹವರ್ತಿ ನಿರ್ದೇಶಕರು ಮತ್ತು ವಿಸ್ತರಣಾ ಶಿಕ್ಷಣದ ಸಹವರ್ತಿ ನಿರ್ದೇಶಕರುಗಳು;
- (xv) ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು;
- (xvi) ತೋಟಗಾರಿಕೆ ಮತ್ತು ಇತರ ಸಂಬಂಧಿತ ಶಾಖೆಗಳಲ್ಲಿ ವಿಶೇಷ ಪರಿಣಿತಿಯುಳ್ಳ, ಪ್ರಗತಿಪರ ರೈತರ ವಿಶೇಷ ಜ್ಞಾನ ಹಾಗೂ ಅನುಭವದ ಪ್ರಯೋಜನವನ್ನು ಪಡೆದುಕೊಳ್ಳಲು ಕುಲಪತಿಯವರು ನಾಮನಿರ್ದೇಶನ ಮಾಡಿದಂಥ ಇಬ್ಬರು ಪ್ರಗತಿಪರ ರೈತರು;
- (xvii) ಯಾವುದೇ ಸಭೆಯ ಸಂಬಂಧದಲ್ಲಿ ಅಂಥ ಸಭೆಯ ಕಾರ್ಯಸೂಚಿಯಲ್ಲಿನ ವಿಷಯಗಳ ಬಗ್ಗೆ ಅವರ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆದುಕೊಳ್ಳುವುದಕ್ಕಾಗಿ ಕುಲಪತಿಯವರು ನಾಮನಿರ್ದೇಶನ ಮಾಡಿದ ವಿಶ್ವವಿದ್ಯಾಲಯಕ್ಕೆ ಹೊರಗಿನವರಾದ ಒಬ್ಬ ಖ್ಯಾತ ವಿಸ್ತರಣಾ ಶಿಕ್ಷಣ ತಜ್ಞರು;
- (xviii) ಯಾವುದೇ ಸಭೆಯ ಸಂದರ್ಭದಲ್ಲಿ ಅಂಥ ಸಭೆಯ ಕಾರ್ಯಸೂಚಿಯಲ್ಲಿನ ವಿಷಯಗಳ ಬಗ್ಗೆ ಅವರ ವಿಶೇಷ ಜ್ಞಾನದ ಪ್ರಯೋಜನವನ್ನು ಪಡೆದುಕೊಳ್ಳುವುದಕ್ಕಾಗಿ ಕುಲಪತಿಯವರು ನಾಮನಿರ್ದೇಶನ ಮಾಡಿದ ಒಬ್ಬ ವ್ಯವಸಾಯೋದ್ಯಮಿಗಳು;
- (xix) ವ್ಯವಸ್ಥಾಪಕ ನಿರ್ದೇಶಕರು, ತೋಟಗಾರಿಕೆ ಉತ್ಪನ್ನ ಬೆಳೆಗಾರರ ಸಹಕಾರಿ ಮಾರುಕಟ್ಟೆ ಸಂಸ್ಥೆ;

(xx) ಕುಲಪತಿಗಳು ನಾಮನಿರ್ದೇಶಿಸಿದ ತೋಟಗಾರಿಕೆಗೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಗಳಿಂದ ಒಬ್ಬ ಪ್ರತಿನಿಧಿ;

(xxi) ಕುಲಪತಿಯವರ ಕೋರಿಕೆಗನುಸಾರ ಐವರಿಗೆ ಮಿತಿಗೊಳಿಸಿದ ಈ ಮುಂದಿನ ಸಂಸ್ಥೆಗಳ ಒಬ್ಬೊಬ್ಬ ಪ್ರತಿನಿಧಿ.-

(ಎ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ.

(ಬಿ) ಸಹಕಾರ ಇಲಾಖೆ, ಕರ್ನಾಟಕ ಸರ್ಕಾರ.

(ಸಿ) ಜಲಸಂಪನ್ಮೂಲ ಇಲಾಖೆ, ಕರ್ನಾಟಕ ಸರ್ಕಾರ.

(ಡಿ) ಭಾರತದ ರಾಸಾಯನಿಕ ನಿಗಮ.

(ಇ) ರಾಷ್ಟ್ರೀಯ ಬೀಜಗಳ ನಿಗಮ

(ಎಫ್)ಯಾವುದೇ ಇತರ ವ್ಯವಸಾಯೋದ್ಯಮ ಅಥವಾ ವ್ಯವಸಾಯ ಸೇವಾಸಂಸ್ಥೆ/ಬೀಜ ಕಂಪೆನಿಗಳು.

(ಜಿ) ಕರ್ನಾಟಕ ರಾಜ್ಯ ಬೀಜಗಳ ನಿಗಮ.

(ಹೆಚ್) ಕರ್ನಾಟಕ ರಾಜ್ಯ ಬೀಜ ಪ್ರಮಾಣಪತ್ರ ನೀಡಿಕೆ ಏಜೆನ್ಸಿ.

(xxii) ವಿಸ್ತರಣಾ ಶಿಕ್ಷಣ ನಿರ್ದೇಶಕರು - ಸದಸ್ಯ ಕಾರ್ಯದರ್ಶಿ.

(2) ಪದನಿಮಿತ್ತ ಸದಸ್ಯರುಗಳನ್ನು ಹೊರತುಪಡಿಸಿ ವಿಸ್ತರಣಾ ಶಿಕ್ಷಣ ಪರಿಷತ್ತಿನ ಎಲ್ಲಾ ಸದಸ್ಯರುಗಳ ಪದಾವಧಿಯು ಎರಡು ವರ್ಷಗಳಾಗಿರತಕ್ಕದ್ದು ಮತ್ತು ಅವರು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಕ್ಕೆ ಮರುನಾಮನಿರ್ದೇಶನ ಹೊಂದಲು ಅರ್ಹರಾಗಿರತಕ್ಕದ್ದಲ್ಲ.

19. ವಿಸ್ತರಣಾ ಶಿಕ್ಷಣ ಪರಿಷತ್ತಿನ ಪ್ರಕಾರ್ಯಗಳು.- ವಿಸ್ತರಣಾ ಶಿಕ್ಷಣ ಪರಿಷತ್ತು ಈ ಮುಂದಿನವುಗಳನ್ನು ಪರಿಶೀಲಿಸತಕ್ಕದ್ದು ಮತ್ತು ಆ ಬಗ್ಗೆ ಶಿಫಾರಸ್ಸು ಮಾಡತಕ್ಕದ್ದು ಎಂದರೆ:-

(i) ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳು ಮತ್ತು ಯೋಜನೆಗಳು.

(ii) ತೋಟಗಾರಿಕೆ ಮತ್ತು ಸಂಬಂಧಿತ ಶಾಖೆಗಳ ಸುಧಾರಣೆಗಾಗಿ ಮತ್ತು ಗ್ರಾಮೀಣ ಸಮುದಾಯಗಳ ಅಭಿವೃದ್ಧಿಗಾಗಿ, ವಿಸ್ತರಣಾ ಶಿಕ್ಷಣವನ್ನು ಸಮನ್ವಯಗೊಳಿಸುವುದು.

(iii) ರೈತರ ಶಿಕ್ಷಣ ಮತ್ತು ತರಬೇತಿಯನ್ನು ಮತ್ತು ಸಲಹಾ ಸೇವೆಗಳನ್ನು ಅಭಿವೃದ್ಧಿಗೊಳಿಸುವುದು.

(iv) ಕ್ಷೇತ್ರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವುದು ಮತ್ತು ಮಾಹಿತಿಯ ಪ್ರಸಾರ ಮಾಡುವುದು.

(v) ವಿಸ್ತರಣಾ ಶಿಕ್ಷಣದ ವಿಧಾನ:

(vi) ತೋಟಗಾರಿಕೆ/ತೋಟಗಾರಿಕೆ ವಿಜ್ಞಾನ ಕೇಂದ್ರ/ವಿಸ್ತರಣಾ ಶಿಕ್ಷಣ ಘಟಕಗಳ ಕೆಲಸಕಾರ್ಯಗಳನ್ನು ಮೌಲ್ಯಮಾಪನ ಮಾಡುವುದು;

(vii) ಕುಲಪತಿಯವರು ಅಥವಾ ಮಂಡಳಿ ಅಥವಾ ವಿಶ್ವವಿದ್ಯಾಲಯದ ಯಾವುದೇ ಇತರ ಪ್ರಾಧಿಕಾರವು ತನಗೆ ಪರಿಶೀಲನೆಗಾಗಿ ಕಳುಹಿಸಿಕೊಟ್ಟ ಯಾವುದೇ ಇತರ ವಿಷಯ.

20. ಅಧ್ಯಯನ ಮಂಡಳಿಗಳು, ಅವುಗಳ ರಚನೆ ಮತ್ತು ಪ್ರಕಾರ್ಯಗಳು.- (1) ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಬೇರೆ ಬೇರೆ ಅಧ್ಯಯನ ಮಂಡಳಿಯಿರತಕ್ಕದ್ದು. ಅಧ್ಯಯನ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಶಾಸನಗಳ ಮೂಲಕ ನಿಯಮಿಸಲಾದಂತೆ ಇರತಕ್ಕದ್ದು.

(2) ಪದವಿ ಕಾರ್ಯಕ್ರಮಗಳಿಗೆ ಅಧ್ಯಯನ ಮಂಡಳಿಯ ರಚನೆಯು ಈ ಮುಂದಿನಂತೆ ಇರತಕ್ಕದ್ದು, ಎಂದರೆ:-

(i) ಶಿಕ್ಷಣ ಇಲಾಖೆ ನಿರ್ದೇಶಕರು - ಅಧ್ಯಕ್ಷರು.

(ii) ಎಲ್ಲಾ ಘಟಕ ಕಾಲೇಜುಗಳ ಡೀನ್‌ಗಳು.

(iii) ಕುಲಪತಿಯವರು ನಾಮನಿರ್ದೇಶಿಸಿದ ಪ್ರೊಫೆಸರ್ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಸಂಯೋಜಿತ ಕಾಲೇಜಿನ ಒಬ್ಬರು ಪ್ರತಿನಿಧಿ.

(iv) ಸಂಶೋಧನಾ ನಿರ್ದೇಶಕರು ಮತ್ತು ವಿಸ್ತರಣಾ ಶಿಕ್ಷಣ ನಿರ್ದೇಶಕರು.

(v) ಕುಲಸಚಿವರು.

(vi) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್.

- (vii) ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು.
- (viii) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗೆ, ಅಧ್ಯಕ್ಷರು ನಾಮನಿರ್ದೇಶನದ ಇಲಾಖಾ ಮುಖ್ಯಸ್ಥರಲ್ಲದ ವಿಶ್ವವಿದ್ಯಾಲಯದ ಪ್ರತಿಯೊಂದು ಇಲಾಖೆಯ ಒಬ್ಬ ಪ್ರೊಫೆಸರ್.
- (ix) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ ಸಹವರ್ತಿ ಪ್ರೊಫೆಸರರ ಕೇಡರ್‌ನಲ್ಲಿನ ಐವರು ಅಧ್ಯಾಪಕರು.
- (x) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ ಸಹಾಯಕ ಪ್ರೊಫೆಸರರ ಕೇಡರ್‌ನಲ್ಲಿನ ಐವರು ಅಧ್ಯಾಪಕರು.
- (xi) ಎರಡು ವರ್ಷಗಳ ಅವಧಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿರುವ ವಿಶ್ವವಿದ್ಯಾಲಯಕ್ಕೆ ಹೊರಗಿನವರಾದ ಇಬ್ಬರು ತೋಟಗಾರಿಕೆಯ ಪ್ರಖ್ಯಾತ ಪ್ರೊಫೆಸರುಗಳು.
- (xii) ವಿಶ್ವವಿದ್ಯಾಲಯ ಕುಲಪತಿಯವರು ನಾಮನಿರ್ದೇಶನ ಮಾಡಿದ ಕಾಲೇಜಿನ ಒಬ್ಬರು ಡೀನ್ ಸದಸ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸತಕ್ಕದ್ದು.
- (3) ಪದವಿ ಕಾರ್ಯಕ್ರಮಗಳಿಗೆ ಅಧ್ಯಯನ ಮಂಡಳಿಗಳ ಪ್ರಕಾರ್ಯಗಳು ಈ ಮುಂದಿನಂತೆ ಇರತಕ್ಕದ್ದು. ಎಂದರೆ:-
- (i) ಪದವಿ ಬೋಧನಾ ಕಾರ್ಯಕ್ರಮದ ಅಡಿಯಲ್ಲಿ ಪುನರಾವಲೋಕನ ಮಾಡುವುದು ಮತ್ತು ಅದರ ಸುಧಾರಣೆಗಳಿಗೆ ಸಲಹೆ ನೀಡುವುದು;
- (ii) ಅಧ್ಯಯನಗಳ ಮಂಡಳಿಯು ರಚಿಸಿದಂಥ ವ್ಯಾಸಂಗ ಕ್ರಮಗಳ, ಪಠ್ಯವಿಷಯಗಳ, ಸಮಿತಿಯ ಅಥವಾ ಅದೇ ತರಹದ ಸಮಿತಿಯ ಶಿಫಾರಸ್ಸುಗಳನ್ನು ಪರಿಗಣಿಸುವುದು ಮತ್ತು ಅವನ್ನು ಪರ್ಯಾಲೋಚನೆ ಮತ್ತು ಅಂಗೀಕಾರಕ್ಕಾಗಿ ವಿದ್ಯಾವಿಷಯಕ ಪರಿಷತ್ತಿನ ಮುಂದೆ ಮಂಡಿಸುವುದು;
- (iii) ವಿದ್ಯಾವಿಷಯಕ ಪರಿಷತ್ತು ಅಥವಾ ಕುಲಪತಿಯವರು ಗೊತ್ತುಪಡಿಸಬಹುದಾದಂಥ ಇತರ ಪ್ರಕಾರ್ಯಗಳನ್ನು ನಿರ್ವಹಿಸುವುದು;
- (4) ಸ್ನಾತಕೋತ್ತರ ಕಾರ್ಯಕ್ರಮಗಳಿಗಾಗಿ ಅಧ್ಯಯನಗಳ ಮಂಡಳಿಯ ರಚನೆಯು ಈ ಮುಂದಿನಂತೆ ಇರತಕ್ಕದ್ದು, ಎಂದರೆ:-
- (i) ಶಿಕ್ಷಣ ಇಲಾಖೆಯ ನಿರ್ದೇಶಕರು - ಅಧ್ಯಕ್ಷರು.
- (ii) ಘಟಕ ಕಾಲೇಜುಗಳ ಡೀನ್‌ಗಳು.
- (iii) ಸಂಶೋಧನಾ ನಿರ್ದೇಶಕರು ಮತ್ತು ವಿಸ್ತರಣಾ ಶಿಕ್ಷಣದ ನಿರ್ದೇಶಕರು.
- (iv) ಕುಲಸಚಿವರು.
- (v) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್.
- (vi) ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು.
- (vii) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗಾಗಿ ಅಧ್ಯಕ್ಷರು ನಾಮನಿರ್ದೇಶಿಸಿದ ಪ್ರೊಫೆಸರ್ ದರ್ಜೆಯ ಹತ್ತು ಜನ ಸ್ನಾತಕೋತ್ತರ ಅಧ್ಯಾಪಕರು.
- (viii) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗಾಗಿ ಅಧ್ಯಕ್ಷರು ನಾಮನಿರ್ದೇಶಿಸಿದ ಸಹವರ್ತಿ ಪ್ರೊಫೆಸರ್ ದರ್ಜೆಯ ಹತ್ತು ಜನ ಸ್ನಾತಕೋತ್ತರ ಅಧ್ಯಾಪಕರು.
- (ix) ಸುತ್ತು ಸರದಿಯ ಆಧಾರದ ಮೇಲೆ ಎರಡು ವರ್ಷಗಳ ಅವಧಿಗಾಗಿ ಅಧ್ಯಕ್ಷರು ನಾಮನಿರ್ದೇಶಿಸಿದ ಸಹಾಯಕ ಪ್ರೊಫೆಸರ್ ದರ್ಜೆಯ ಹತ್ತು ಜನ ಸ್ನಾತಕೋತ್ತರ ಅಧ್ಯಾಪಕರು.
- (x) ಎರಡು ವರ್ಷಗಳ ಅವಧಿಗಾಗಿ ಅಧ್ಯಕ್ಷರು ನಾಮನಿರ್ದೇಶಿಸಿದ ವಿಶ್ವವಿದ್ಯಾಲಯಕ್ಕೆ ಹೊರಗಿನವರಾದ ಇಬ್ಬರು ಖ್ಯಾತ ಪ್ರೊಫೆಸರ್‌ಗಳು.
- (xi) ಸ್ನಾತಕೋತ್ತರ ವ್ಯಾಸಂಗದ ಡೀನ್ ಅವರು ಸದಸ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸತಕ್ಕದ್ದು.
- (5) ಸ್ನಾತಕೋತ್ತರ ವ್ಯಾಸಂಗ ಕ್ರಮದ ಅಧ್ಯಯನ ಮಂಡಳಿಯು ಈ ಮುಂದಿನ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು, ಎಂದರೆ:-
- (i) ಸ್ನಾತಕೋತ್ತರ ಮತ್ತು ಡಿಪ್ಲೊಮಾ ಬೋಧನ ಕಾರ್ಯಕ್ರಮಗಳ ಪುನರಾವಲೋಕನ ಮಾಡುವುದು ಮತ್ತು ಅವುಗಳ ಸುಧಾರಣೆಗೆ ಸಲಹೆಗಳನ್ನು ನೀಡುವುದು;

- (ii) ಅಧ್ಯಯನ ಮಂಡಳಿಯು ರಚಿಸಿದ ವ್ಯಾಸಂಗ ಕ್ರಮಗಳು, ಪಠ್ಯಕ್ರಮಗಳು, ಸಮಿತಿಗಳ ಅಥವಾ ಅಂತಹುದೇ ಸಮಿತಿಗಳ ಶಿಫಾರಸ್ಸುಗಳನ್ನು ಪರಿಗಣಿಸುವುದು ಮತ್ತು ವಿದ್ಯಾವಿಷಯಕ ಪರಿಷತ್ತಿನ ಮುಂದೆ ಅವುಗಳನ್ನು ಪರ್ಯಾಲೋಚನೆ ಮತ್ತು ಅನುಮೋದನೆಗಾಗಿ ಮಂಡಿಸುವುದು;
- (iii) ವಿದ್ಯಾವಿಷಯಕ ಪರಿಷತ್ತು ಅಥವಾ ಕುಲಪತಿಯವರು ವಹಿಸಬಹುದಾದಂತಹ ಇತರ ಪ್ರಕಾರ್ಯಗಳನ್ನು ನೆರವೇರಿಸುವುದು.

21. ಸಮಿತಿಗಳ ರಚನೆ.- ಪ್ರತಿಯೊಂದು ಪ್ರಾಧಿಕಾರವು ಸಮಿತಿಗಳನ್ನು ನೇಮಿಸಲು ಅಧಿಕಾರವನ್ನು ಹೊಂದಿರತಕ್ಕದ್ದು ಮತ್ತು ಅಂಥ ಸಮಿತಿಯು ಈ ಅಧ್ಯಾದೇಶ ಅಥವಾ ಶಾಸನಗಳಲ್ಲಿ ಅನ್ಯಥಾ ಉಪಬಂಧಿಸಿದ್ದ ಹೊರತು, ಪ್ರಾಧಿಕಾರದ ಸದಸ್ಯರುಗಳನ್ನು ಅಥವಾ ತಾನು ಸರಿಯೆಂದು ಭಾವಿಸಬಹುದಾದ ಇತರ ವ್ಯಕ್ತಿಗಳನ್ನೊಳಗೊಂಡಿರತಕ್ಕದ್ದು.

22. ಪ್ರಾಧಿಕಾರಗಳ ಸದಸ್ಯರ ಸ್ಥಾನವು ಖಾಲಿಯಾದ ಸಂದರ್ಭದಲ್ಲಿ ಉಪಬಂಧ.- (1) ಈ ಅಧ್ಯಾದೇಶದಲ್ಲಿ ಅನ್ಯಥಾ ಉಪಬಂಧಿಸಿರುವುದನ್ನುಳಿದು, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ನಿಕಾಯದ ಪದನಿಮಿತ್ತ ಸದಸ್ಯನನ್ನು ಹೊರತುಪಡಿಸಿ ಇತರ ಯಾವುದೇ ಸದಸ್ಯರು ಮರಣ, ರಾಜೀನಾಮೆ, ತೆಗೆದುಹಾಕುವಿಕೆ ಅಥವಾ ಅನ್ಯಥಾ ಹಾಜರಾಗಲು ಅಥವಾ ತನ್ನ ಪೂರ್ಣ ಪದಾವಧಿಯನ್ನು ಪೂರ್ತಿಗೊಳಿಸಲು ಸಾಧ್ಯವಾಗದಿದ್ದಲ್ಲಿ, ಹಾಗೆ ಉಂಟಾದ ಖಾಲಿ ಸ್ಥಾನವನ್ನು ಅನುಕೂಲವಾದಷ್ಟು ಬೇಗನೆ, ಸಂದರ್ಭಾನುಸಾರ, ನೇಮಕಾತಿ, ನಾಮ ನಿರ್ದೇಶನ ಅಥವಾ ಸಹ ಸದಸ್ಯನನ್ನಾಗಿ ಸೇರಿಸುವಿಕೆಯಿಂದ ಭರ್ತಿಗೊಳಿಸತಕ್ಕದ್ದು ಮತ್ತು ಹಾಗೆ ನೇಮಕಗೊಂಡ, ನಾಮನಿರ್ದೇಶಿತನಾದ ಅಥವಾ ಸಹ ಸದಸ್ಯನಾಗಿ ಸೇರಿಕೊಂಡ ವ್ಯಕ್ತಿಯು, ಅಂಥ ಖಾಲಿ ಸ್ಥಾನವನ್ನು ತಾನು ಯಾರ ಸ್ಥಾನದಲ್ಲಿ ನೇಮಕಗೊಂಡಿರುವನೋ, ನಾಮ ನಿರ್ದೇಶಿತನಾಗಿರುವನೋ ಅಥವಾ ಸಹ ಸದಸ್ಯನಾಗಿ ಸೇರಿಕೊಂಡಿರುವನೋ ಆ ವ್ಯಕ್ತಿಯು ಸದಸ್ಯನ ಸ್ಥಾನದಲ್ಲಿ ಮುಂದುವರೆಯುತ್ತಿದ್ದ ಉಳಿದ ಭಾಗದ ಅವಧಿಯವರೆಗೆ ಅಂಥ ಖಾಲಿ ಸ್ಥಾನವನ್ನು ಭರ್ತಿಗೊಳಿಸತಕ್ಕದ್ದು.

(2) ಮಂಡಳಿಯು ಯಾವುದೇ ಪ್ರಾಧಿಕಾರದ ಅಥವಾ ವಿಶ್ವವಿದ್ಯಾಲಯದ ನಿಕಾಯದ ಸದಸ್ಯನಾದ ಯಾವುದೇ ವ್ಯಕ್ತಿಯನ್ನು ಅಂಥ ವ್ಯಕ್ತಿಯು ನೈತಿಕ ಪತನವನ್ನೊಳಗೊಂಡ ಯಾವುದೇ ಅಪರಾಧಕ್ಕಾಗಿ ನೀರ್ಣಿತ ಅಪರಾಧಿಯೆಂಬ ಅಥವಾ ಸಂಬಂಧಪಟ್ಟ ಸದಸ್ಯನು ನಿರ್ವಹಿಸುತ್ತಿರುವ ಹುದ್ದೆಯ ಘನತೆಗೆ ಆತನ ನಡತೆಯು ಸರಿಹೊಂದುತ್ತಿಲ್ಲವೆಂಬ ಕಾರಣದ ಮೇಲೆ ಕುಲಾಧಿಪತಿಯವರ ಅನುಮೋದನೆ ಪಡೆದು ಸದಸ್ಯತ್ವದಿಂದ ತೆಗೆದುಹಾಕಬಹುದು. ಅಂಥ ವ್ಯಕ್ತಿಯು ಸಕ್ಷಮ ನ್ಯಾಯಾಲಯದಿಂದ ಹಾಗೆ ಅಪರಾಧಿಯಾಗಿ ನೀರ್ಣಿತನಾಗಿದ್ದರೆ ಕುಲಾಧಿಪತಿಯವರ ಪೂರ್ವಾನುಮೋದನೆಯು ಅವಶ್ಯಕವಾಗುವುದಿಲ್ಲ:

ಪರಂತು, ಯಾವುದೇ ವ್ಯಕ್ತಿಗೆ ತನ್ನ ಅಹವಾಲು ಹೇಳಿಕೊಳ್ಳಲು ಸಮಂಜಸ ಅವಕಾಶವನ್ನು ನೀಡಿದ ಹೊರತು ಅವರ ವಿರುದ್ಧ ಅಂಥ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(3) ಬೇರೊಂದು ನಿಕಾಯದ ಸದಸ್ಯನಾದ ಯಾವನೇ ವ್ಯಕ್ತಿಯು ಆ ಸಂಸ್ಥೆಯು ವಿಶ್ವವಿದ್ಯಾಲಯದ ಒಂದು ನಿಕಾಯವಾಗಿರಲಿ ಇಲ್ಲದಿರಲಿ, ಅದರ ಪ್ರತಿನಿಧಿಯಾಗಿ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ನಿಕಾಯದ ಸದಸ್ಯನಾಗಿರುವ ಸಂದರ್ಭದಲ್ಲಿ, ಆತನು ತನ್ನ ಸದಸ್ಯತ್ವದ ಅವಧಿ ಮುಕ್ತಾಯವಾಗುವುದಕ್ಕಿಂತ ಮುಂಚೆ, ತನ್ನನ್ನು ನೇಮಿಸಿದ ಅಥವಾ ನಾಮನಿರ್ದೇಶನ ಮಾಡಿದ ನಿಕಾಯದ ಸದಸ್ಯನಾಗಿರುವುದು ಮುಕ್ತಾಯವಾಗಿದ್ದರೆ, ವಿಶ್ವವಿದ್ಯಾಲಯದ ಆ ಪ್ರಾಧಿಕಾರ ಅಥವಾ ನಿಕಾಯದ ಸದಸ್ಯತ್ವವೂ ನಿಂತುಹೋಗತಕ್ಕದ್ದು.

(4) ಯಾವುದೇ ವ್ಯಕ್ತಿಯು ತಾನು ಹೊಂದಿರುವ ಹುದ್ದೆಯ ಬಲದಿಂದಾಗಿ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ನಿಕಾಯದ ಸದಸ್ಯನಾಗಿರುವಲ್ಲೆಲ್ಲಾ, ತನ್ನ ಸದಸ್ಯತ್ವದ ಅವಧಿಯು ಮುಕ್ತಾಯವಾಗುವ ಮುನ್ನವೇ ಆತ ಆ ಹುದ್ದೆಯಲ್ಲಿರುವುದು ನಿಂತುಹೋದರೆ, ಆತ/ಆಕೆಯು ಹೊಂದಿರುವ ಅಂಥ ಪ್ರಾಧಿಕಾರದ ಅಥವಾ ನಿಕಾಯದ ಸದಸ್ಯತ್ವವೂ ನಿಂತುಹೋಗತಕ್ಕದ್ದು:

ಪರಂತು, ನಾಲ್ಕು ತಿಂಗಳಿಗೆ ಮೀರದ ಅವಧಿಗೆ ಆತನು ರಜೆಯ ಮೇಲೆ ಹೋಗಿದ್ದರೆ ಅದನ್ನು ಆತನು ಹುದ್ದೆಯಲ್ಲಿರುವುದು ನಿಂತುಹೋಗಿದೆಯೆಂದು ಭಾವಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ನಿಕಾಯದ ಪದನಿಮಿತ್ತ ಸದಸ್ಯನಲ್ಲದ ಇತರ ಯಾವುದೇ ಸದಸ್ಯನು ಕುಲಪತಿಯವರ ವಿಳಾಸಕ್ಕೆ ಒಂದು ಪತ್ರವನ್ನು ಬರೆದು ರಾಜೀನಾಮೆ ನೀಡಬಹುದು ಮತ್ತು ಅಂಥ ರಾಜೀನಾಮೆಯು ಅದನ್ನು ಸ್ವೀಕರಿಸಿದ ದಿನಾಂಕದಿಂದ ಜಾರಿಗೆಬರತಕ್ಕದ್ದು.

23. ಕ್ರಮಗಳ ಸಿಂಧುತ್ವ ಮತ್ತು ಅದಕ್ಕೆ ರಕ್ಷಣೆ.- (1) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ನಿಕಾಯದ ಯಾವುದೇ ಕ್ರಮ ಅಥವಾ ವ್ಯವಹರಣೆಯು ಅದರ ಸದಸ್ಯರುಗಳ ಸ್ಥಾನಗಳಲ್ಲಿ ಯಾವುದೇ ಸ್ಥಾನವು ಖಾಲಿ ಇರುವ ಕಾರಣದಿಂದಾಗಿ ಅಥವಾ ಯಾವೊಬ್ಬ ವ್ಯಕ್ತಿಯು ಮೊದಲು ವ್ಯವಹರಣೆಗಳಲ್ಲಿ ಭಾಗವಹಿಸಿದ್ದು ನಂತರ ಹಾಗೆ ಮಾಡಲು ಹಕ್ಕುಳ್ಳವನಲ್ಲವೆಂದು ಕಂಡುಬಂದ ಕಾರಣದಿಂದಾಗಿ ಅಸಿಂಧುವಾಗತಕ್ಕದ್ದಲ್ಲ.

- (2) ಈ ಅಧ್ಯಾದೇಶದಲ್ಲಿ ಅನ್ಯಥಾ ಉಪಬಂಧಿಸಿರುವುದನ್ನುಳಿದು, ವಿಶ್ವವಿದ್ಯಾಲಯದಿಂದ ಅಥವಾ ಅದರ ಪ್ರಾಧಿಕಾರಗಳಿಂದ ಸದ್ಭಾವನೆಯಿಂದ ಕೈಗೊಂಡ ಎಲ್ಲಾ ಕ್ರಮಗಳು ಅಥವಾ ಹೊರಡಿಸಿದ ಎಲ್ಲಾ ಆದೇಶಗಳು ಅಂತಿಮವಾಗಿರತಕ್ಕದ್ದು ಮತ್ತು ಈ ಅಧ್ಯಾದೇಶ ಅಥವಾ ಶಾಸನಗಳು ಅಥವಾ ವಿನಿಯಮಗಳನ್ನು ಅನುಸರಿಸಿ ಮಾಡಿದ ಅಥವಾ ಮಾಡಲಾಗಿದೆ ಎಂದು ತಾತ್ಪರ್ಯವಾಗಿರುವ ಯಾವುದೇ ಕಾರ್ಯದ ಸಂಬಂಧದಲ್ಲಿ ವಿಶ್ವವಿದ್ಯಾಲಯ ಅಥವಾ ಅದರ ಪ್ರಾಧಿಕಾರದ ವಿರುದ್ಧವಾಗಿ ಯಾವುದೇ ದಾವೆಯನ್ನು ಹೂಡತಕ್ಕದ್ದಲ್ಲ ಅಥವಾ ಹಾನಿ ಪರಿಹಾರವನ್ನು ಕ್ಲೈಮು ಮಾಡತಕ್ಕದ್ದಲ್ಲ.
- (3) ಈ ಅಧ್ಯಾದೇಶದ ಅಥವಾ ಅದರಡಿಯಲ್ಲಿ ರಚಿಸಿರುವ ಯಾವುದೇ ಶಾಸನಗಳ ಪಾಲನೆಯಲ್ಲಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಬೇಕೆಂದು ಉದ್ದೇಶಿಸಿದ ಯಾವುದೇ ಕಾರ್ಯದ ಸಂಬಂಧದಲ್ಲಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿಯ ಅಥವಾ ಇತರ ನೌಕರನ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹರಣೆಯನ್ನು ಹೂಡಲು ಅವಕಾಶವಿರತಕ್ಕದ್ದಲ್ಲ.

ಅಧ್ಯಾಯ - IV

ವಿಶ್ವವಿದ್ಯಾಲಯದ ಅಧಿಕಾರಿಗಳು

24. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರುಗಳು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (1) ಕುಲಾಧಿಪತಿಯವರು;
- (2) ಸಹ ಕುಲಾಧಿಪತಿಯವರು;
- (3) ಕುಲಪತಿಯವರು;
- (4) ನಿರ್ದೇಶಕರುಗಳು;
- (5) ಡೀನ್‌ಗಳು;
- (6) ಕುಲಸಚಿವರು;
- (7) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್;
- (8) ವಿಶ್ವವಿದ್ಯಾಲಯ ಗ್ರಂಥಪಾಲಕರು;
- (9) ಶಾಸನಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸ ಬಹುದಾದಂತಹ ವಿಶ್ವವಿದ್ಯಾಲಯದ ಸೇವೆಯಲ್ಲಿರುವ ಇತರ ವ್ಯಕ್ತಿಗಳು; ಮತ್ತು
- (10) ಲೆಕ್ಕ ನಿಯಂತ್ರಕರು;

25. ಕುಲಾಧಿಪತಿ.- (1) ಕರ್ನಾಟಕ ರಾಜ್ಯದ ರಾಜ್ಯಪಾಲರು ತಮ್ಮ ಹುದ್ದೆಯ ಬಲದಿಂದಾಗಿ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರತಕ್ಕದ್ದು.

(2) ಕುಲಾಧಿಪತಿಯವರು ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರತಕ್ಕದ್ದು ಮತ್ತು ಅವರು ಹಾಜರಿದ್ದಾಗ ವಿಶ್ವವಿದ್ಯಾಲಯದ ಘಟಿಕೋತ್ಸವಗಳ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಗೌರವ ಪದವಿಯನ್ನು ನೀಡುವ ಪ್ರತಿಯೊಂದು ಪ್ರಸ್ತಾವಕ್ಕೂ ವ್ಯವಸ್ಥಾಪನಾ ಮಂಡಳಿಯ ಅನುಮೋದನೆ ನೀಡಿ ಕುಲಾಧಿಪತಿಯವರು ಸ್ಥಿರೀಕರಿಸಿರತಕ್ಕದ್ದು.

(4) ಈ ಅಧ್ಯಾದೇಶ ಮತ್ತು ಶಾಸನಗಳಿಗೆ ಅನುಸಾರವಾಗಿರದ ವಿಶ್ವವಿದ್ಯಾಲಯದ ಯಾವುದೇ ಅಧಿಕಾರಿಯ ಅಥವಾ ಪ್ರಾಧಿಕಾರದ ಯಾವುದೇ ಆದೇಶ ಅಥವಾ ವ್ಯವಹರಣೆಗಳನ್ನು ಕುಲಾಧಿಪತಿಯವರು ಲಿಖಿತದ ಆದೇಶದ ಮೂಲಕ ಶೂನ್ಯಗೊಳಿಸಬಹುದು :

ಪರಂತು ಅಂತಹ ಆದೇಶವನ್ನು ಹೊರಡಿಸುವ ಮೊದಲು ಅವರು ಅಂತಹ ಆದೇಶವನ್ನು ಏಕೆ ಹೊರಡಿಸಬಾರದು ಎಂದು ಕಾರಣ ಕೇಳುವ ನೋಟೀಸನ್ನು ಸಂಬಂಧಪಟ್ಟ ಅಧಿಕಾರಿ ಅಥವಾ ಪ್ರಾಧಿಕಾರಕ್ಕೆ ನೀಡತಕ್ಕದ್ದು ಮತ್ತು ಅಂತಹ ಆದೇಶದಲ್ಲಿ ಈ ಸಂಬಂಧದಲ್ಲಿ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಯಾವುದೇ ಕಾರಣವನ್ನು ನೀಡಿದಲ್ಲಿ ಅದನ್ನು ಅವರು ಪರಿಗಣಿಸತಕ್ಕದ್ದು.

(5) ಕುಲಾಧಿಪತಿಯವರು ಈ ಅಧ್ಯಾದೇಶದ ಅಥವಾ ಶಾಸನಗಳ ಮೂಲಕ ತಮಗೆ ಪ್ರದತ್ತವಾದಂತಹ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂತಹ ಇತರ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

26. ಸಹ ಕುಲಾಧಿಪತಿಯವರು.- (1) ಕರ್ನಾಟಕ ರಾಜ್ಯದ ತೋಟಗಾರಿಕೆ ಸಚಿವರು ತಮ್ಮ ಹುದ್ದೆಯ ಬಲದಿಂದಾಗಿ ಸಹ ಕುಲಾಧಿಪತಿಗಳಾಗಿರತಕ್ಕದ್ದು.

(2) ಸಹ ಕುಲಾಧಿಪತಿಯವರು ಈ ಅಧ್ಯಾದೇಶದ ಮೂಲಕ ಅದರಡಿಯಲ್ಲಿ ಅಥವಾ ಶಾಸನಗಳ ಅಡಿಯಲ್ಲಿ ತಮಗೆ ಪ್ರದತ್ತವಾಗಬಹುದಾದಂತಹ ಕುಲಾಧಿಪತಿಯವರ ಅಧಿಕಾರಗಳು ಮತ್ತು ಪ್ರಕಾರ್ಯಗಳನ್ನು ಚಲಾಯಿಸತಕ್ಕದ್ದು. ಕುಲಾಧಿಪತಿಯವರು ಸಹಕುಲಾಧಿಪತಿಯವರಿಗೆ ಲಿಖಿತ ಆದೇಶದ ಮೂಲಕ ಪ್ರತ್ಯಾಯೋಜಿಸಬಹುದಾದಂತಹ ಕುಲಾಧಿಪತಿಯವರ ಅಧಿಕಾರಗಳನ್ನು ಸಹ ಅವರು ಚಲಾಯಿಸತಕ್ಕದ್ದು ಮತ್ತು ಅಂತಹ ಇತರ ಕರ್ತವ್ಯಗಳನ್ನು ಸಹ ನಿರ್ವಹಿಸತಕ್ಕದ್ದು ಹಾಗೂ ಅಂತಹ ಪ್ರತ್ಯಾಯೋಜನೆಯು ಆದೇಶದಲ್ಲಿ ನಿರ್ದಿಷ್ಟಪಡಿಸಿದಂತಹ ನಿರ್ಬಂಧಗಳಿಗೆ ಒಳಪಟ್ಟಿರತಕ್ಕದ್ದು.

(3) ಅವರು ಕುಲಾಧಿಪತಿಯವರ ಅನುಪಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

27. ಕುಲಪತಿಯವರು.- (1) ಕುಲಪತಿಯವರು ವಿಶ್ವವಿದ್ಯಾಲಯದ ಪೂರ್ಣಕಾಲಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ಅವರು ಈ ಮುಂದಿನ ವ್ಯಕ್ತಿಗಳನ್ನು ಒಳಗೊಂಡ, ಎಂದರೆ:-

- (i) ಮಹಾ ನಿರ್ದೇಶಕರು, ಭಾರತದ ಕೃಷಿ ಸಂಶೋಧನಾ ಪರಿಷತ್ತು
- (ii) ಅಧ್ಯಕ್ಷರು, ವಿಶ್ವವಿದ್ಯಾಲಯ ಅನುದಾನ ಆಯೋಗ ಅಥವಾ ಅವರ ನಾಮನಿರ್ದೇಶಿತರು
- (iii) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು;
- (iv) ರಾಜ್ಯ ಸರ್ಕಾರದ ಒಬ್ಬ ನಾಮನಿರ್ದೇಶಿತರು;

- ಶೋಧನಾ ಸಮಿತಿಯು ತಯಾರಿಸಿದ ತೋಟಗಾರಿಕೆ ವಿಜ್ಞಾನಗಳ ಖ್ಯಾತ ವಿದ್ವಾಂಸರ ಅಥವಾ ವಿಜ್ಞಾನಿಗಳ ಪಟ್ಟಿಯಿಂದ ಕುಲಾಧಿಪತಿಯವರು ನೇಮಕಮಾಡಿದವರಾಗಿರತಕ್ಕದ್ದು:

ಪರಂತು ಕುಲಾಧಿಪತಿಯವರು ಸದಸ್ಯರ ಪೈಕಿಯಿಂದ ಒಬ್ಬರನ್ನು ಅಧ್ಯಕ್ಷರಾಗಿ ಕೆಲಸ ನಿರ್ವಹಿಸಲು ನಾಮನಿರ್ದೇಶಿಸತಕ್ಕದ್ದು. ತೋಟಗಾರಿಕೆ ಇಲಾಖೆಯ ಪ್ರಭಾರದಲ್ಲಿರುವ ಸರ್ಕಾರದ ಕಾರ್ಯದರ್ಶಿಗಳು ಅಥವಾ ಸರ್ಕಾರದ ಉಪ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಅವರ ನಾಮನಿರ್ದೇಶಿತರು ಶೋಧನಾ ಸಮಿತಿಯ ಸಂಚಾಲಕರಾಗಿರತಕ್ಕದ್ದು.

(2) ಸಮಿತಿಯು, ನಿರ್ದಿಷ್ಟಪಡಿಸಬಹುದಾದ ಅವಧಿಯೊಳಗೆ ಕುಲಾಧಿಪತಿಯವರಿಗೆ ಒಂದು ಪಟ್ಟಿಯನ್ನು ಸಲ್ಲಿಸತಕ್ಕದ್ದು. ಕುಲಾಧಿಪತಿಯವರು ಅರ್ಹತೆ, ಸಮದರ್ಶಿತ್ವ ಮತ್ತು ಸಾಮಾಜಿಕ ನ್ಯಾಯ ಇವುಗಳನ್ನು ಗಮನದಲ್ಲಿಟ್ಟುಕೊಂಡು ಪಟ್ಟಿಯಿಂದ ಒಬ್ಬ ವ್ಯಕ್ತಿಯನ್ನು ಕುಲಪತಿಯಾಗಿ ನೇಮಕ ಮಾಡತಕ್ಕದ್ದು. ಸಮಿತಿಯು ಶಿಫಾರಸ್ಸು ಮಾಡಿದ ಯಾವ ಹೆಸರುಗಳನ್ನೂ ಕುಲಾಧಿಪತಿಯವರು ಅನುಮೋದಿಸದಿದ್ದಲ್ಲಿ, ಅವರು ಸರ್ಕಾರದ ಸಹಮಿತಿಯನ್ನು ಪಡೆದು ಅವಶ್ಯವಿದ್ದಲ್ಲಿ ಎರಡನೇ ಪಟ್ಟಿಯನ್ನು ಕೋರಬಹುದು. ಹಾಗೆ ನಿರ್ದಿಷ್ಟ ಪಡಿಸಿದ ಅವಧಿಯೊಳಗೆ ಸಮಿತಿಯು ಪಟ್ಟಿಯನ್ನು ಸಲ್ಲಿಸಲು ವಿಫಲವಾದಲ್ಲಿ ಕುಲಾಧಿಪತಿಯವರು, ಕುಲಪತಿಯಾಗುವುದಕ್ಕೆ ಯೋಗ್ಯರೆಂದು ತಾವು ಭಾವಿಸುವ ಯಾವೊಬ್ಬ ವ್ಯಕ್ತಿಯನ್ನು ಕುಲಪತಿಯಾಗಿ ನೇಮಕ ಮಾಡಬಹುದು.

(3) (2)ನೇ ಉಪ ಪ್ರಕರಣದಲ್ಲಿ ಏನೇ ಇದ್ದರೂ, ವಿಶ್ವವಿದ್ಯಾಲಯದ ಮೊದಲ ಕುಲಪತಿಯವರನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಕುಲಾಧಿಪತಿಯವರು ನೇಮಕ ಮಾಡತಕ್ಕದ್ದು.

(4) ಕುಲಪತಿಯವರು ನಾಲ್ಕು ವರ್ಷಗಳವರೆಗೆ ಅಥವಾ ಅವರಿಗೆ 65 ವರ್ಷಗಳಾಗುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಆ ಅವಧಿಯವರೆಗೆ ಪದಧಾರಣೆಯನ್ನು ಮಾಡಿರತಕ್ಕದ್ದು. ಅವರು ಪುನರ್ ನೇಮಕಾತಿಗೆ ಅರ್ಹರಾಗಿರತಕ್ಕದ್ದಲ್ಲ.

(5) ಕುಲಪತಿಯವರ ಉಪಲಬ್ಧಿಗಳು ಮತ್ತು ಇತರ ಸೇವಾ ಷರತ್ತುಗಳು ಕುಲಾಧಿಪತಿಯವರು ನಿರ್ಧರಿಸಬಹುದಾದಂತೆ ಇರತಕ್ಕದ್ದು ಮತ್ತು ಅವುಗಳನ್ನು ಅವರು ಕುಲಪತಿಯಾಗಿ ನೇಮಕವಾದ ತರುವಾಯ ಅವರಿಗೆ ಅನಾನುಕೂಲವಾಗುವಂತೆ ಬದಲಾಯಿಸತಕ್ಕದ್ದಲ್ಲ.

(6) ಕುಲಪತಿಯವರು ಕುಲಾಧಿಪತಿಯವರಿಗೆ ತನ್ನ ಕೈ ಬರಹದಲ್ಲಿ ರಾಜಿನಾಮೆ ಪತ್ರವನ್ನು ಬರೆದು ತಾನು ಬಿಡುಗಡೆಗೊಳ್ಳಲು ಇಚ್ಛಿಸುವ ದಿನಾಂಕದಿಂದ ಅರವತ್ತು ದಿನಗಳಿಗೆ ಮೊದಲು ಅದನ್ನು ಕುಲಾಧಿಪತಿಯವರಿಗೆ ಕಳುಹಿಸುವ ಮೂಲಕ ತನ್ನ ಸ್ಥಾನವನ್ನು ತ್ಯಜಿಸಬಹುದು ಆದರೆ ಕುಲಾಧಿಪತಿಯವರು ಅವರನ್ನು ಅದಕ್ಕೂ ಮೊದಲೇ ಬಿಡುಗಡೆಗೊಳಿಸಬಹುದು.

(7) ಕುಲಪತಿಯವರ ಹುದ್ದೆಯು ತಾತ್ಕಾಲಿಕವಾಗಿ ಖಾಲಿಯಾದರೆ ಅಥವಾ ಅವರ ರಜೆಯ ಕಾರಣದಿಂದಾಗಿ ಗೈರುಹಾಜರಾದಲ್ಲಿ ಅಥವಾ ಇನ್ನಾವುದೇ ಕಾರಣಗಳಿಗಾಗಿ ಖಾಲಿಯಾದರೆ ಶಿಕ್ಷಣ ನಿರ್ದೇಶಕರು ಮತ್ತು ಶಿಕ್ಷಣ ನಿರ್ದೇಶಕರ

ಗೈರು ಹಾಜರಿಯಲ್ಲಿ, ಕುಲಸಚಿವರು ಅಥವಾ ಕೇಂದ್ರ ಕಾರ್ಯಸ್ಥಾನದಲ್ಲಿರುವ ವಿಶ್ವವಿದ್ಯಾಲಯದ ಅತ್ಯಂತ ಹಿರಿಯ ನಿರ್ದೇಶಕರು, ಕುಲಾಧಿಪತಿಯವರ ಅನುಮೋದನೆ ಪಡೆದು ಕುಲಪತಿಯವರ ಕರ್ತವ್ಯಗಳನ್ನು ನಿರ್ವಹಿಸಬಹುದು. ಆದರೆ ಅವರ ಪದಾವಧಿಯು 6 ತಿಂಗಳುಗಳನ್ನು ಮೀರತಕ್ಕದ್ದಲ್ಲ.

(8) ಕುಲಪತಿಯವರನ್ನು, ಅವರ ದುರ್ನಡತೆಯ ಕಾರಣದ ಮೇಲೆ ಅಥವಾ ಅಸಮರ್ಥತೆಯ ಕಾರಣದ ಮೇಲೆ ಅಥವಾ ಕುಲಪತಿಯವರು ತಮ್ಮ ಪದದಲ್ಲಿ ಮುಂದುವರಿಯುವುದರಿಂದ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ದಕ್ಕೆ ಉಂಟಾಗುತ್ತದೆಂದು ಕುಲಾಧಿಪತಿಯವರು ಮನಗಂಡರೆ ಆಗ ಕುಲಾಧಿಪತಿಯವರು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯವರನ್ನು ಅಥವಾ ನ್ಯಾಯಮೂರ್ತಿ ಆಗಿದ್ದವರನ್ನು ನಾಮನಿರ್ದೇಶನ ಮಾಡಿ ಅವರಿಂದ ಯುಕ್ತ ವಿಚಾರಣೆಯನ್ನು ನಡೆಸಿದ ತರುವಾಯ ಮತ್ತು ಆ ವಿಚಾರಣೆಯಲ್ಲಿ ಕುಲಪತಿಯವರಿಗೆ ಮನವಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿ, ಕುಲಾಧಿಪತಿಯವರು ಹೊರಡಿಸಿದ ಆದೇಶದ ಮೂಲಕವಾಗಿ ಹೊರತು ಅನ್ಯಥಾ ಕುಲಪತಿಯವರನ್ನು ಅವರ ಸ್ಥಾನದಿಂದ ತೆಗೆಯತಕ್ಕದ್ದಲ್ಲ.

28. ವಿಶೇಷಾಧಿಕಾರಿ.- (1) ಸರ್ಕಾರವು ಒಬ್ಬ ಅಧಿಕಾರಿಯನ್ನು ವಿಶೇಷಾಧಿಕಾರಿಯಾಗಿ ನೇಮಕ ಮಾಡತಕ್ಕದ್ದು.

(2) (1)ನೇ ಉಪ ಪ್ರಕರಣದ ಅಡಿಯಲ್ಲಿ ನೇಮಕಗೊಂಡ ವಿಶೇಷಾಧಿಕಾರಿಯು ವಿಶ್ವವಿದ್ಯಾಲಯದ ಸ್ಥಾಪನೆಗೆ ಅವಶ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ವಿಶ್ವವಿದ್ಯಾಲಯದ ಕುಲಪತಿಗಳ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು.

(3) ವಿಶೇಷಾಧಿಕಾರಿಯು ಮೊದಲನೇ ಕುಲಪತಿಯವರು ನೇಮಕವಾಗುವವರೆಗೆ ಪದಧಾರಣೆಯನ್ನು ಮಾಡಿರುತ್ತಾರೆ.

29. ಕುಲಪತಿಯವರ ಅಧಿಕಾರಗಳು ಮತ್ತು ಕರ್ತವ್ಯಗಳು.-(1) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಶೈಕ್ಷಣಿಕ ಅಧಿಕಾರಿ ಮತ್ತು ಮಂಡಳಿಯ, ವಿದ್ಯಾವಿಷಯಕ ಪರಿಷತ್ತಿನ ಮತ್ತು ಇತರ ಪ್ರಾಧಿಕಾರಗಳ ಪದನಿಮಿತ್ತ ಅಧ್ಯಕ್ಷರಾಗಿರತಕ್ಕದ್ದು ಹಾಗೂ ಕುಲಾಧಿಪತಿಯವರ ಮತ್ತು ಸಹಕುಲಾಧಿಪತಿಯವರ ಅನುಪಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಹಾಗೂ ಪದವಿಗಳನ್ನು ಪಡೆಯಲು ಅರ್ಹರಾದವರಿಗೆ ಪದವಿಗಳನ್ನು ಪ್ರದಾನ ಮಾಡತಕ್ಕದ್ದು.

(2) ಕುಲಪತಿಯವರು ವಿಶ್ವವಿದ್ಯಾಲಯದ ವ್ಯವಹಾರಗಳ ಮೇಲೆ ಸಾಮಾನ್ಯ ನಿಯಂತ್ರಣವನ್ನು ಹೊಂದಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಶಿಸ್ತನ್ನು ಕಾಪಾಡುವುದಕ್ಕೆ ಜವಾಬ್ದಾರಾಗಿರತಕ್ಕದ್ದು.

(3) ಕುಲಪತಿಯವರು ಮಂಡಳಿಯ, ವಿದ್ಯಾವಿಷಯಕ ಪರಿಷತ್ತಿನ, ಸಂಶೋಧನಾ ಪರಿಷತ್ತಿನ ವಿಸ್ತರಣಾ ಶಿಕ್ಷಣ ಪರಿಷತ್ತಿನ ಸಭೆಗಳನ್ನು ಏರ್ಪಡಿಸತಕ್ಕದ್ದು.

(4) ಕುಲಪತಿಯವರು ಈ ಅಧ್ಯಾದೇಶದ, ಶಾಸನಗಳ ಮತ್ತು ವಿನಿಯಮಗಳ ಉಪಬಂಧಗಳು ಸರಿಯಾಗಿ ಪಾಲನೆಯಾಗುವಂತೆ ನೋಡಿಕೊಳ್ಳತಕ್ಕದ್ದು.

(5) ಕುಲಪತಿಯವರು ವಾರ್ಷಿಕ ಹಣಕಾಸು ಅಂದಾಜುಗಳನ್ನು ಮತ್ತು ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಳಿಗೆ ಮಂಡಿಸುವುದಕ್ಕೆ ಹೊಣೆಗಾರಾಗಿರತಕ್ಕದ್ದು.

(6) ಕುಲಪತಿಯವರು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಕ್ಷಣ ಕ್ರಮಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಲ್ಲಿ ಅವರು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳಬಹುದು. ಅಂತಹ ಸಂದರ್ಭದಲ್ಲಿ ಅವರು ತದನಂತರ ತಾನು ಕೈಗೊಂಡ ಕ್ರಮಗಳ ಬಗ್ಗೆ, ಆದಷ್ಟು ಬೇಗನೆ ಒಂದು ವರದಿಯನ್ನು ಸಾಮಾನ್ಯವಾಗಿ ಅಂತಹ ವಿಷಯಗಳನ್ನು ನಿರ್ವಹಿಸುವ ಪ್ರಾಧಿಕಾರಕ್ಕೆ ಅಥವಾ ನಿಕಾಯಕ್ಕೆ ಸಲ್ಲಿಸತಕ್ಕದ್ದು. ಕುಲಪತಿಯವರ ಕ್ರಮವನ್ನು ಆ ಪ್ರಾಧಿಕಾರ ಅಥವಾ ನಿಕಾಯವು ಒಪ್ಪಿಕೊಳ್ಳದಿದ್ದಲ್ಲಿ ಅಂತಹ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅದರ ಬಗ್ಗೆ ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

(7) ಕುಲಪತಿಯವರು ಕೈಗೊಂಡ ಕ್ರಮದಿಂದಾಗಿ ವಿಶ್ವವಿದ್ಯಾಲಯದ ಸೇವೆಯಲ್ಲಿರುವ ಯಾವುದೇ ವ್ಯಕ್ತಿಗೆ ತೊಂದರೆ ಉಂಟಾದಲ್ಲಿ, ಅಂತಹ ವ್ಯಕ್ತಿಯು ಕೈಗೊಂಡ ಕ್ರಮದ ಬಗ್ಗೆ ನೋಟೀಸನ್ನು ಸ್ವೀಕರಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಮಂಡಳಿಗೆ ಅಪೀಲನ್ನು ಸಲ್ಲಿಸಬಹುದು.

(8) ಮಂಡಳಿಯ ಮೇಲ್ಮನವಿ ಆದೇಶದಿಂದ ಬಾಧಿತನಾದ ಯಾವೊಬ್ಬ ವ್ಯಕ್ತಿಯು ಅಂತಹ ಆದೇಶವನ್ನು ಸ್ವೀಕರಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಕುಲಾಧಿಪತಿಯವರಿಗೆ ಎರಡನೇ ಅಪೀಲನ್ನು ಸಲ್ಲಿಸಬಹುದು ಮತ್ತು ಅಂತಹ ಅಪೀಲಿನ ಮೇಲೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

(9) ಕುಲಪತಿಯವರು, (8)ನೇ ಉಪ ಪ್ರಕರಣದಡಿಯಲ್ಲಿಯೇ ತೀರ್ಮಾನವನ್ನು ಹೊರತುಪಡಿಸಿ ಮಂಡಳಿಯ ತೀರ್ಮಾನವು ಅಧಿನಿಯಮಗಳ ಮತ್ತು ಶಾಸನಗಳ ಉಪಬಂಧಗಳಿಗೆ ಸರ್ಕಾರದ ವಿನಿಯಮಗಳಿಗೆ ಅನುಗುಣವಾಗಿಲ್ಲವೆಂದು, ಹಾಗೂ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪೂರಕವಾಗಿ ಇಲ್ಲವೆಂದು ಅಭಿಪ್ರಾಯಪಟ್ಟಲ್ಲಿ ಆತನು ಹದಿನೈದು ದಿನಗಳೊಳಗಾಗಿ

ಅದನ್ನು ಕುಲಾಧಿಪತಿಯವರಿಗೆ ಅವರ ತೀರ್ಮಾನವನ್ನು ಕೋರಿ ಕಳುಹಿಸಿಕೊಡತಕ್ಕದ್ದು. ಅದರ ಮೇಲೆ ಕುಲಾಧಿಪತಿಯವರು ಕೈಗೊಂಡ ತೀರ್ಮಾನವು ಅಂತಿಮವಾಗಿರತಕ್ಕದ್ದು. ಕುಲಾಧಿಪತಿಯವರು ಹಾಗೆ ಕಳುಹಿಸಿಕೊಟ್ಟ ವಿಷಯವನ್ನು ವಿಲೇವಾರಿಮಾಡುವವರೆಗೆ ಮಂಡಳಿಯ ತೀರ್ಮಾನವನ್ನು ಜಾರಿಗೊಳಿಸತಕ್ಕದ್ದಲ್ಲ.

(10) ಮೇಲಿನ ಉಪ ಪ್ರಕರಣದ ಉಪಬಂಧಗಳಿಗೆ ಒಳಪಟ್ಟು ಕುಲಪತಿಯವರು ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ಇತರ ನೌಕರರ ನೇಮಕಾತಿಗಳು, ಮುಂಬಡ್ತಿಗಳು ಮತ್ತು ವಜಾ ವಿಷಯಗಳಿಗೆ ಸಂಬಂಧಿಸಿದ ಮಂಡಳಿಯ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು.

(11) ಕುಲಪತಿಯವರು ವಿಶ್ವವಿದ್ಯಾಲಯದ ವ್ಯವಹರಣೆಗಳ ಸೂಕ್ತ ಆಡಳಿತಕ್ಕೆ ಮತ್ತು ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಶಿಕ್ಷಣ ಇವುಗಳ ನಿಕಟ ಸಹವರ್ತನೆ ಮತ್ತು ಒಗ್ಗೂಡುವಿಕೆಗೆ ಜವಾಬ್ದಾರಾಗಾಗಿರತಕ್ಕದ್ದು.

(12) ಕುಲಪತಿಯವರು ಈ ಅಧ್ಯಾದೇಶ ಮತ್ತು ಶಾಸನಗಳ ಉಪಬಂಧಗಳ ಅಡಿಯಲ್ಲಿ ತಮಗೆ ಪ್ರದಾನ ಮಾಡಿದ ಅಥವಾ ವಹಿಸಿದಂತಹ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂತಹ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

30. ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ಸಾಮಾನ್ಯ ನಿಬಂಧನೆಗಳು ಮತ್ತು ಷರತ್ತುಗಳು.- (1) 24ನೇ ಪ್ರಕರಣದ (4) ರಿಂದ (9)ನೇ ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ನಿಯಮಿಸಬಹುದಾದಂತಹ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಮಂಡಳಿಯ ಅನುಮೋದನೆಯೊಂದಿಗೆ ಕುಲಪತಿಯವರು ನೇಮಿಸತಕ್ಕದ್ದು:

ಪರಂತು, ಕುಲಪತಿಯವರು ಅಂಥ ಅಧಿಕಾರಿಗಳ ನೇಮಕಾತಿಗಳನ್ನು ವಿಶ್ವವಿದ್ಯಾಲಯದ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮಾಹಿತಿ ಒದಗಿಸಿ ತಾತ್ಕಾಲಿಕ ಕ್ರಮವಾಗಿ ಮಾಡಬಹುದು.

(2) 24ನೇ ಪ್ರಕರಣದ (4) ರಿಂದ (10)ರ ವರೆಗಿನ ಖಂಡಗಳಲ್ಲಿ ಉಲ್ಲೇಖಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು ತಮ್ಮ ವೇತನ, ಭತ್ಯೆಗಳು, ಇತರ ಸೇವಾ ಷರತ್ತುಗಳನ್ನು ಕುರಿತು ಶಾಸನಗಳು ಅಥವಾ ಇತರ ಆದೇಶಗಳಲ್ಲಿ ವಿನಿಯಮಿಸಲಾದುದನ್ನು ಉಳಿದು ವಿಶ್ವವಿದ್ಯಾಲಯದ ಯಾವುದೇ ಕೆಲಸಕ್ಕಾಗಿ ಅವರಿಗೆ ಯಾವುದೇ ಸಂಭಾವನೆಯನ್ನು ಕೊಡಬಾರದಂತಹದ್ದಲ್ಲ ಅಥವಾ ಅವರು ಸ್ವೀಕರಿಸತಕ್ಕದ್ದಲ್ಲ.

31. ನಿರ್ದೇಶಕರುಗಳು, ಡೀನ್‌ಗಳು, ಕುಲಸಚಿವರು, ಲೆಕ್ಕ ನಿಯಂತ್ರಕರು ಇತ್ಯಾದಿ.-

(1) ಶಿಕ್ಷಣ ನಿರ್ದೇಶಕರು:

- (ಎ) ಇವರು ವಿಶ್ವವಿದ್ಯಾಲಯದ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ಸಮನ್ವಯಗೊಳಿಸಲು ಜವಾಬ್ದಾರಾಗಾಗಿರತಕ್ಕದ್ದು. ವಿಶ್ವವಿದ್ಯಾಲಯದಲ್ಲಿನ ಕಾರ್ಯನೀತಿ ವಿಷಯಗಳ ಮತ್ತು ನಿವಾಸಿ ಬೋಧನೆ ಬಗೆಗಿನ ಪದ್ಧತಿಗೆ ಮತ್ತು ಶೈಕ್ಷಣಿಕ ತಂತ್ರಜ್ಞಾನ ಮತ್ತು ಅಧ್ಯಾಪಕರ ತರಬೇತಿ ಕಾರ್ಯಕ್ರಮಗಳ ಬಗ್ಗೆ ಕಾರ್ಯನಿರ್ವಹಿಸುತ್ತಾರೆ. ಇವರು ಪರೀಕ್ಷೆಯ ಮೇಲ್ವಿಚಾರಣೆಯನ್ನೂ ಮಾಡತಕ್ಕದ್ದು;
- (ಬಿ) ವಿದ್ಯಾವಿಷಯಕ ಪರಿಷತ್ತು, ಪದವಿ ಕಾರ್ಯಕ್ರಮಗಳ ಅಧ್ಯಯನಗಳ ಮಂಡಳಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳ ಅಧ್ಯಯನ ಮಂಡಳಿಗಳ ಶಾಶ್ವತವಾದ ದಾಖಲೆಗಳನ್ನು ನಿರ್ವಹಿಸಲು ಮತ್ತು ವಿದ್ಯಾರ್ಥಿಗಳ ಶಿಸ್ತನ್ನು ಕಾಪಾಡಿಕೊಂಡು ಬರಲು ಜವಾಬ್ದಾರಾಗಾಗಿರತಕ್ಕದ್ದು;
- (ಸಿ) ವಿದ್ಯಾವಿಷಯಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿಯಾಗಿ ಮತ್ತು ಪದವಿ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳ ಅಧ್ಯಯನ ಮಂಡಳಿಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು;
- (ಡಿ) ವಿಶ್ವವಿದ್ಯಾಲಯದಲ್ಲಿ ಎಲ್ಲಾ ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳ ಸಮನ್ವಯ ನಡೆಸತಕ್ಕದ್ದು ಮತ್ತು ಪುನರಾವಲೋಕಿಸತಕ್ಕದ್ದು;
- (ಇ) ಮಾಹಿತಿ ಕೇಂದ್ರ ಮತ್ತು ವಿಶ್ವವಿದ್ಯಾಲಯದ ಪ್ರಕಟಣೆ ವಿಭಾಗದ ಚಟುವಟಿಕೆಗಳ ಮೇಲ್ವಿಚಾರಣೆ ಮಾಡತಕ್ಕದ್ದು.

(2) ಸಂಶೋಧನಾ ನಿರ್ದೇಶಕರು: ಇವರು 51ನೇ ಪ್ರಕರಣದಲ್ಲಿ ಹೇಳಿದಂತೆ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕಾರ್ಯಕ್ರಮಗಳ ನಿರ್ದೇಶನ ಮತ್ತು ಸಮನ್ವಯ ಮತ್ತು ಸಂಶೋಧನೆ ಕೇಂದ್ರಗಳ ದಕ್ಷ ಕಾರ್ಯನಿರ್ವಹಣೆಗೆ ಜವಾಬ್ದಾರಾಗಾಗಿರತಕ್ಕದ್ದು.

(3) ವಿಸ್ತರಣಾ ನಿರ್ದೇಶಕರು: ಇವರು 52ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ಶೋಷಣಾ ಶಿಕ್ಷಣದ ಕಾರ್ಯನಿರ್ವಹಣೆಗೆ ಜವಾಬ್ದಾರಾಗಾಗಿರತಕ್ಕದ್ದು.

(4) ಡೀನ್: ಇವರು ಕಾಲೇಜಿನ ಮುಖ್ಯಸ್ಥನಾಗಿರತಕ್ಕದ್ದು ಮತ್ತು ಕಾಲೇಜಿನಲ್ಲಿ ಕಲಿಸುವ, ಸಂಶೋಧನೆಯ ಮತ್ತು ವಿಸ್ತರಣಾ ಶಿಕ್ಷಣದ ಚಟುವಟಿಕೆಗಳ ಆಡಳಿತಕ್ಕೆ ಮತ್ತು ಅನುಷ್ಠಾನಕ್ಕೆ ಜವಾಬ್ದಾರಾಗಾಗಿರತಕ್ಕದ್ದು.

(5) ಸ್ನಾತಕೋತ್ತರ ಅಧ್ಯಯನಗಳ ಡೀನ್: ಇವರು ಸ್ನಾತಕೋತ್ತರ ಅಧ್ಯಯನಗಳು ಮತ್ತು ಡಿಪ್ಲೋಮಾಗಳನ್ನೊಳಗೊಂಡಂತೆ ಇತರ ಶೈಕ್ಷಣಿಕ ಕಾರ್ಯಕ್ರಮಗಳ ಆಡಳಿತ ಮತ್ತು ಅನುಷ್ಠಾನಕ್ಕೆ ಜವಾಬ್ದಾರರಾಗಿರತಕ್ಕದ್ದು.

(6) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್:

- (ಎ) ಇವರು ವಿದ್ಯಾರ್ಥಿಗಳ ಸಲಹೆ ನೀಡಿಕೆ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಯೋಜಿಸುವುದು ಮತ್ತು ನಿರ್ದೇಶನ ಮಾಡುವುದು ಮತ್ತು ವಿಶ್ವವಿದ್ಯಾಲಯದ ಪದವೀಧರರಿಗೆ ಉದ್ಯೋಗ ದೊರಕಿಸಿಕೊಡಲು ಸಹಾಯ ಮಾಡುವುದಕ್ಕಾಗಿ ಭಾವೀ ಉದ್ಯೋಗದಾತರು ಮತ್ತು ಉದ್ಯೋಗ ಏಜೆನ್ಸಿಗಳ ಸಹಕಾರವನ್ನು ಪಡೆದುಕೊಳ್ಳುವುದು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಪ್ರೋತ್ಸಾಹಿಸತಕ್ಕದ್ದು;
- (ಬಿ) ಕ್ರೀಡೆಗಳು, ಸಾಂಸ್ಕೃತಿಕ ಮತ್ತು ಇತರ ಮನರಂಜನಾ ಚಟುವಟಿಕೆಗಳು, ರಾಷ್ಟ್ರೀಯ ಯುವಸೇನಾದಳ (ಎನ್.ಸಿ.ಸಿ.), ಎನ್‌ಎಸ್‌ಎಸ್, ಮಾತುಗಾರಿಕೆ ಕೌಶಲ್ಯ ಸುಧಾರಣೆ ಮುಂತಾದ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳು ಹಾಗೂ ಅದೇ ತರಹದ ಇತರ ಚಟುವಟಿಕೆಗಳನ್ನು ವಿಶ್ವವಿದ್ಯಾಲಯ ಮಟ್ಟದಲ್ಲಿ ಯೋಜಿಸುವುದು ಮತ್ತು ಏರ್ಪಡಿಸುವುದು.
- (ಸಿ) ವಿದ್ಯಾರ್ಥಿ ನಿಲಯ ಹಾಗೂ ಕೆಫ್ಟೆರಿಯಾಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಯಲ್ಲಿ ಕ್ರೀಡೆಗಳನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಲ್ಲಿ ಡೀನ್‌ಗಳಿಗೆ ಸಹಾಯ ಮಾಡತಕ್ಕದ್ದು;
- (ಡಿ) ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳು ಮತ್ತು ಇತರ ಕ್ಷೇಮಾಭಿವೃದ್ಧಿ ಕ್ರಮಗಳ ಮೇಲ್ವಿಚಾರಣೆ ಮಾಡತಕ್ಕದ್ದು ಮತ್ತು ನಿಯಂತ್ರಿಸತಕ್ಕದ್ದು.

(7) ಕುಲಸಚಿವರು:

- (ಎ) ಇವರು ವಿಶ್ವವಿದ್ಯಾಲಯದ ಪ್ರೊಫೆಸರ್ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ತೋಟಗಾರಿಕೆ ವಿಜ್ಞಾನಗಳ ಕ್ಷೇತ್ರದ ಒಬ್ಬ ವಿದ್ವಾಂಸರಾಗಿರತಕ್ಕದ್ದು ಅಥವಾ ಸರ್ಕಾರದ ಉಪ ಕಾರ್ಯದರ್ಶಿಯ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ರಾಜ್ಯ ಸರ್ಕಾರದ ಒಬ್ಬ ಅಧಿಕಾರಿಯಾಗಿರತಕ್ಕದ್ದು;
- (ಬಿ) ಮಂಡಳಿಯ, ವಿದ್ಯಾ ವಿಷಯಕ ಪರಿಷತ್ತಿನ ಪದನಿಮಿತ್ತ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು ಮತ್ತು ಎಲ್ಲಾ ಪರಿಷತ್ತುಗಳಿಗೆ ಇವರು ವ್ಯವಸ್ಥಾಪನಾ ಆಹ್ವಾನಿತ ಖಾಯಂ ಸದಸ್ಯರಾಗಿರತಕ್ಕದ್ದು.
- (ಸಿ) ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರಿನ ಕ್ರಮಬದ್ಧ ಅಭಿರಕ್ಷೆಗೆ ಜವಾಬ್ದಾರರಾಗಿರತಕ್ಕದ್ದು;
- (ಡಿ) ನಿಯಮಿಸಲಾದಂತೆ ವಿಶ್ವವಿದ್ಯಾಲಯದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾನ್ಯ ಆಡಳಿತ ನಡೆಸಲು ಜವಾಬ್ದಾರರಾಗಿರತಕ್ಕದ್ದು.

(8) ವಿಶ್ವವಿದ್ಯಾಲಯದ ಗ್ರಂಥಪಾಲಕ.-

ವಿಶ್ವವಿದ್ಯಾಲಯದ ಗ್ರಂಥಾಲಯ ಮಾಹಿತಿ ಪದ್ಧತಿಯ ನಿರ್ವಹಣೆ ಮತ್ತು ವ್ಯವಸ್ಥಾಪನೆಗೆ ಮತ್ತು ವಿಶ್ವವಿದ್ಯಾಲಯದ ಎಲ್ಲಾ ಘಟಕಗಳ ಗ್ರಂಥಾಲಯ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಲು ಮತ್ತು ಸಮನ್ವಯ ನಡೆಸುವುದಕ್ಕೆ ಇವರು ಜವಾಬ್ದಾರರಾಗಿರತಕ್ಕದ್ದು.

ಈ ಅಧ್ಯಾದೇಶದ ಉಪಬಂಧಗಳಿಗೊಳಪಟ್ಟು, 24ನೇ ಪ್ರಕರಣದ (4) ರಿಂದ (9)ನೇ ಖಂಡದಲ್ಲಿ ನಿರ್ದಿಷ್ಟಪಡಿಸಲಾದ ವಿಶ್ವವಿದ್ಯಾಲಯದ ಅಧಿಕಾರಿಗಳು, ಕುಲಪತಿಯವರು ಕಾಲಕಾಲಕ್ಕೆ ನಿಯಮಿಸಬಹುದಾದ ಅಥವಾ ಅವರಿಗೆ ವಹಿಸಿಕೊಡಬಹುದಾದಂತಹ ಇತರ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

(9) ಲೆಕ್ಕ ನಿಯಂತ್ರಕರು.-

- (ಎ) ಲೆಕ್ಕ ನಿಯಂತ್ರಕರು, ವಿಶ್ವವಿದ್ಯಾಲಯದ ಒಬ್ಬ ಪೂರ್ಣಕಾಲಿಕ ಅಧಿಕಾರಿಯಾಗಿರತಕ್ಕದ್ದು. ಇವರು, ಕುಲಪತಿಯವರು, ವ್ಯವಸ್ಥಾಪನಾ ಮಂಡಳಿಗೆ ಶಿಫಾರಸು ಮಾಡಿದ ಲೆಕ್ಕ ಪರಿಶೋಧನೆ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ಆಡಳಿತದಲ್ಲಿ ಅನುಭವವುಳ್ಳ ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರ ಕೇಡರ್‌ನ ಅಧಿಕಾರಿಗಳು ಅಥವಾ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಪಮಹಾಲೇಖಾಪಾಲರ ದರ್ಜೆಯ ಒಬ್ಬ ಅಧಿಕಾರಿ - ಇವರುಗಳ ಹೆಸರುಗಳುಳ್ಳ ಮೂವರಿಗೆ ಕಡಿಮೆಯಿಲ್ಲದ ವ್ಯಕ್ತಿಗಳ ಒಂದು ಹೆಸರುಪಟ್ಟಿಯಿಂದ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸಿದ ಮತ್ತು ಕುಲಪತಿಯವರು ನೇಮಿಸಿದ ಅಧಿಕಾರಿಯಾಗಿರತಕ್ಕದ್ದು. ಹೆಸರು ಪಟ್ಟಿಯಲ್ಲಿರುವ ಯಾರನ್ನೂ ವ್ಯವಸ್ಥಾಪನಾ ಮಂಡಳಿಯು ಮೂವತ್ತು ದಿನಗಳೊಳಗೆ ಅನುಮೋದಿಸದಿದ್ದಲ್ಲಿ, ಕುಲಾಧಿಪತಿಯವರು ಕುಲಪತಿಯವರೊಡನೆ ಸಮಾಲೋಚಿಸಿ, ಲೆಕ್ಕ ನಿಯಂತ್ರಕರಾಗಲು ಸೂಕ್ತ ವ್ಯಕ್ತಿಯೆಂದು ತಾವು ಭಾವಿಸುವಂಥ ಇತರ ವ್ಯಕ್ತಿಯನ್ನು ಲೆಕ್ಕ ನಿಯಂತ್ರಕರನ್ನಾಗಿ ನೇಮಿಸಬಹುದು.

(ಬಿ) ಲೆಕ್ಕ ನಿಯಂತ್ರಕರ ನೇಮಕಾತಿಯ ಅವಧಿಯು ನಾಲ್ಕು ವರ್ಷಗಳಾಗಿರತಕ್ಕದ್ದು.

(ಸಿ) ಲೆಕ್ಕ ನಿಯಂತ್ರಕರು, ಹಣಕಾಸು ಸಮಿತಿಯ ನಿಯಂತ್ರಣಕ್ಕೊಳಪಟ್ಟು, ಶಾಸನಗಳು ಮತ್ತು ವಿನಿಯಮಗಳಲ್ಲಿ ನಿಯಮಿಸಬಹುದಾದ ಅಥವಾ ಕುಲಪತಿಯವರು ಅಥವಾ ಕುಲಸಚಿವರು ಕಾಲದಿಂದ ಕಾಲಕ್ಕೆ ಅಗತ್ಯ ಪಡಿಸಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂತಹ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಅವರು ವಿದ್ಯಾವಿಷಯಕ ಪರಿಷತ್ತಿನ ಪದನಿಮಿತ್ತ ಸದಸ್ಯರಾಗಿರತಕ್ಕದ್ದು ಮತ್ತು ಹಣಕಾಸು ಸಮಿತಿಯ ಪದನಿಮಿತ್ತ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

ಅಧ್ಯಾಯ - V

ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ

32. ಶಿಕ್ಷಣ.- (1) ಈ ಅಧ್ಯಾದೇಶದ ಉಪಬಂಧಗಳಿಗೊಳಪಟ್ಟು, ವಿಶ್ವವಿದ್ಯಾಲಯದಲ್ಲಿ ಶಿಕ್ಷಣವು ನಿಯಮಿಸಲಾದಂತೆ ತೋಟಗಾರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ವಿಜ್ಞಾನಗಳ ವಿಷಯದಲ್ಲಿ ಪದವಿಯ, ಸ್ನಾತಕೋತ್ತರ ಪದವಿಯ ಮತ್ತು ಡಾಕ್ಟರಲ್ ಡಿಗ್ರಿ ಕಾರ್ಯಕ್ರಮಗಳು ಮತ್ತು ಅಲ್ಪಾವಧಿ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸುಗಳನ್ನು ಒಳಗೊಂಡಿರತಕ್ಕದ್ದು.

(2) ಈ ಶೈಕ್ಷಣಿಕ ಕಾರ್ಯಕ್ರಮಗಳು ರಾಜ್ಯ ಮತ್ತು ರಾಷ್ಟ್ರೀಯ ಕಾರ್ಯನೀತಿಗಳಿಗೆ ಅನುಗುಣವಾಗಿರತಕ್ಕದ್ದು.

(3) ವಿಶ್ವವಿದ್ಯಾಲಯವು ಇ-ಕಲಿಕೆ, ವಿತರಿತ/ದೂರ ಶಿಕ್ಷಣ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಆಧಾರಿತ ಜ್ಞಾನವನ್ನು ಹಂಚಿಕೊಳ್ಳುವುದು ಈ ಸಾಧನಗಳನ್ನು ಬಳಸಿಕೊಳ್ಳತಕ್ಕದ್ದು.

(4) ಸಕ್ಷಮ ಮತ್ತು ಕುಶಲ ಪದವೀಧರರನ್ನು ಮತ್ತು ಸ್ನಾತಕೋತ್ತರ ಪದವೀಧರರನ್ನು ತಯಾರಿಸುವ ಗುರಿಯನ್ನು ತೋಟಗಾರಿಕೆ ಶಿಕ್ಷಣ ಕಾರ್ಯಕ್ರಮಗಳು ಹೊಂದಿರತಕ್ಕದ್ದು.

33. ಸಂಶೋಧನೆ.- (1) ಈ ಅಧ್ಯಾದೇಶ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟು, ವಿಶ್ವವಿದ್ಯಾಲಯವು ತೋಟಗಾರಿಕೆ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ ಕಾರ್ಯತಂತ್ರದ, ಮೂಲಭೂತ ಮತ್ತು ಆನ್ವಯಿಕ ಸಂಶೋಧನೆಗಳನ್ನು ಮಾಡತಕ್ಕದ್ದು.

(2) ವಿಶ್ವವಿದ್ಯಾಲಯವು ತನ್ನ ಸಂಶೋಧನಾ ಸಂಸ್ಥೆಯ ಮೂಲಕ ತನ್ನ ಅಧಿಕಾರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ತೋಟಗಾರಿಕೆ ಮತ್ತಿತರ ಸಂಬಂಧಪಟ್ಟ ಶಾಖೆಗಳಲ್ಲಿನ ಸಂಶೋಧನಾ ಚಟುವಟಿಕೆಗಳ ಮೇಲೆ ನಿಯಂತ್ರಣವನ್ನು ಹೊಂದಿರುವ ಪ್ರಧಾನ ಏಜೆನ್ಸಿಯಾಗಿರತಕ್ಕದ್ದು.

(3) ವಿಶ್ವವಿದ್ಯಾಲಯವು ತನ್ನ ಅಧಿಕಾರ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಸಂಶೋಧನೆಯೂ ಸೇರಿದಂತೆ ಸಂಶೋಧನೆಗಳನ್ನು ನಡೆಸುವುದಕ್ಕೆ ಬೇರೆ ಬೇರೆ ಕೃಷಿ-ವಾತಾವರಣ ವಲಯಗಳಲ್ಲಿ ಸರ್ಕಾರದ ಸಹಮತಿಯೊಂದಿಗೆ ಪ್ರಾದೇಶಿಕ ವಲಯ ಸಂಶೋಧನಾ ಕೇಂದ್ರಗಳು ಮತ್ತು ಉಪಕೇಂದ್ರಗಳನ್ನು ಸ್ಥಾಪಿಸಬಹುದು.

34. ವಿಸ್ತರಣಾ ಶಿಕ್ಷಣ.- (1) ತಾಂತ್ರಿಕ ಮೌಲ್ಯಮಾಪನ ಮತ್ತು ಪರಿಷ್ಕರಣೆಯಾಗುವಂತೆ ನೋಡಿಕೊಳ್ಳಲು ಮತ್ತು ಸಂಶೋಧನೆಗಳಲ್ಲಿ ಕಂಡುಬಂದ ವಿಚಾರಗಳನ್ನು ಆಧರಿಸಿದ ತಂತ್ರಜ್ಞಾನವನ್ನು ತ್ವರಿತ ತೋಟಗಾರಿಕೆ ಬೆಳವಣಿಗೆಗಾಗಿ ರೈತರು ಮತ್ತು ಇತರರು ಅಳವಡಿಸಿಕೊಳ್ಳುವುದಕ್ಕೆ ಅವಕಾಶಕಲ್ಪಿಸುವುದು. ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ವಿಶ್ವ ವಿದ್ಯಾಲಯದಲ್ಲಿ ಈ ಅಧ್ಯಾದೇಶ ಮತ್ತು ಶಾಸನಗಳಿಗೊಳಪಟ್ಟು ಸ್ಥಾಪಿಸತಕ್ಕದ್ದು. ಈ ವಿಭಾಗವು ವಿವಿಧ ಹಿತಾಸಕ್ತಿದಾರರ ಅನುಕೂಲಕ್ಕಾಗಿ ಪ್ರಾತ್ಯಕ್ಷಿಕೆಗಳನ್ನು ಮತ್ತು ತರಬೇತಿಯನ್ನು ನಡೆಸತಕ್ಕದ್ದು. ಈ ವಿಸ್ತರಣಾ ಕಾರ್ಯವನ್ನು ವಿಶ್ವವಿದ್ಯಾಲಯದ ವಿವಿಧ ಘಟಕಗಳು ಮತ್ತು ಕೇಂದ್ರ ಹಾಗೂ ರಾಜ್ಯದ ಇತರ ಸಮುಚಿತ ಏಜೆಂಟ್‌ಗಳೊಂದಿಗೆ ಸಮನ್ವಯದಿಂದ ಮಾಡತಕ್ಕದ್ದು.

(2) ರಾಜ್ಯದಲ್ಲಿ ವಿಸ್ತರಣಾ ತೋಟಗಾರಿಕೆ ಮಾದರಿಗಳನ್ನು ಅಭಿವೃದ್ಧಿಪಡಿಸುವುದಕ್ಕೆ ವಿಶ್ವವಿದ್ಯಾಲಯವು ಜವಾಬ್ದಾರಿಯಾಗಿರತಕ್ಕದ್ದು.

35. ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣಗಳ ಸಮ್ಮಿಲನ.- (1) ವಿಶ್ವವಿದ್ಯಾಲಯದ ಯುಕ್ತ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ವಿಶ್ವವಿದ್ಯಾಲಯದ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದ ಚಟುವಟಿಕೆಗಳು ಸಂಪೂರ್ಣವಾಗಿ ಬೆರೆತು ಕೆಲಸಮಾಡುವುದಕ್ಕೆ ಅವಶ್ಯವಾಗಬಹುದಾದ ಕ್ರಮಗಳನ್ನು ತೆಗೆದುಕೊಳ್ಳಲು ಕುಲಪತಿಯವರು ಜವಾಬ್ದಾರಾಗಿರತಕ್ಕದ್ದು.

(2) ಬೋಧಕರ ಕೇಡರ್‌ನಲ್ಲಿರತಕ್ಕ ಪ್ರತಿಯೊಬ್ಬ ಫ್ಯಾಕಲ್ಟಿ ಸದಸ್ಯರು ಬೋಧನೆಯ ಕಾರ್ಯದ ಜೊತೆಗೆ ತಮ್ಮ ಶೇಕಡ ಮೂವತ್ತರಷ್ಟು ಸಮಯವನ್ನು ಸಂಶೋಧನೆ ಮತ್ತು ವಿಸ್ತರಣೆ ಶಿಕ್ಷಣ ಕೈಗೊಳ್ಳಲು ಮೀಸಲಿಡತಕ್ಕದ್ದು. ಹಾಗೆಯೇ ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣದಲ್ಲಿರತಕ್ಕ ಫ್ಯಾಕಲ್ಟಿ ಸದಸ್ಯರು ಸಂದರ್ಭಾನುಸಾರ ಬೋಧನೆ ಅಥವಾ ವಿಸ್ತರಣೆ ಅಥವಾ ಸಂಶೋಧನೆಯ ಕೆಲಸಕ್ಕೆ ತಮ್ಮ ಶೇಕಡಾ ಮೂವತ್ತರಷ್ಟು ಸಮಯವನ್ನು ವಿನಿಯೋಗಿಸತಕ್ಕದ್ದು.

(3) ಕಾಲೇಜಿನಲ್ಲಿರುವ ಎಲ್ಲಾ ಬೋಧನೆ, ಸಂಶೋಧನೆಯ ಮತ್ತು ವಿಸ್ತರಣಾ ಶಿಕ್ಷಣದ ಸಿಬ್ಬಂದಿಯು ಸಂದರ್ಭಾನುಸಾರ ಕಾಲೇಜಿನ ಡೀನರವರ ಆಡಳಿತ ನಿಯಂತ್ರಣ ಅಥವಾ ನಿರ್ದೇಶಕರು (ಸಂಶೋಧನೆ) ಮತ್ತು ನಿರ್ದೇಶಕರು (ವಿಸ್ತರಣಾ ಶಿಕ್ಷಣ) ಇವರ ತಾಂತ್ರಿಕ ನಿಯಂತ್ರಣದಲ್ಲಿರತಕ್ಕದ್ದು.

(4) ವಿಶ್ವವಿದ್ಯಾಲಯವು ರಾಜ್ಯದ ಪ್ರಾದೇಶಿಕ ಅವಶ್ಯಕತೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತನ್ನ ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸತಕ್ಕದ್ದು ಮತ್ತು ರಾಜ್ಯ ಸರ್ಕಾರಕ್ಕೆ ಹಾಗೂ ಇತರ ಹಿತಾಸಕ್ತಿದಾರರಿಗೆ ಸೂಕ್ತವಾದ ತಾಂತ್ರಿಕ ಬೆಂಬಲ ಒದಗಿಸತಕ್ಕದ್ದು.

ಅಧ್ಯಾಯ - VI

ನಿಧಿಗಳು ಮತ್ತು ಲೆಕ್ಕಪತ್ರಗಳು

36. ವಿಶ್ವವಿದ್ಯಾಲಯದ ನಿಧಿಗಳು.- (1) ವಿಶ್ವವಿದ್ಯಾಲಯವು ಒಂದು ಸಾಮಾನ್ಯ ನಿಧಿಯನ್ನು ಹೊಂದಿರತಕ್ಕದ್ದು ಮತ್ತು ಅದಕ್ಕೆ ಈ ಮುಂದಿನವುಗಳು ಜಮೆಯಾಗತಕ್ಕದ್ದು:-

(ಎ) ಶುಲ್ಕಗಳಿಂದ, ದತ್ತಿಗಳಿಂದ ಮತ್ತು ಯಾವುದಾದರೂ ದಾನಗಳು ಇದ್ದರೆ ಅವುಗಳಿಂದ ಬರುವ ಆದಾಯ, ವಿದ್ಯಾರ್ಥಿ ನಿಲಯ, ಪ್ರಯೋಗ ಕೇಂದ್ರಗಳು ಹಾಗೂ ಫಾರ್ಮುಗಳೂ ಸೇರಿದಂತೆ ವಿಶ್ವವಿದ್ಯಾಲಯದ ಸ್ವತ್ತುಗಳಿಂದ ಬರುವ ಆದಾಯ;

(ಬಿ) ಈ ಅಧ್ಯಾದೇಶದ ಉಪಬಂಧಗಳಿಗೆ ಸುಸಂಗತವಾಗಿರುವಂತಹ ಷರತ್ತುಗಳಿಗೆ ಒಳಪಟ್ಟು ಸರ್ಕಾರವು ನೀಡಿದ ವಂತಿಕೆಗಳು ಅಥವಾ ಅನುದಾನಗಳು;

(ಸಿ) ಇತರ ವಂತಿಕೆಗಳು, ಅನುದಾನಗಳು, ದೇಣಿಗೆಗಳು, ಲಾಭಗಳು, ಸಾಲಗಳು ಮತ್ತು ಇತರ ಸ್ವೀಕೃತಿಗಳು.

(2) ವಿಶ್ವವಿದ್ಯಾಲಯವು ಪ್ರತಿಷ್ಠಾನ ನಿಧಿ ಎಂಬ ಹೆಸರಿನ ನಿಧಿಯನ್ನು ಹೊಂದಿರತಕ್ಕದ್ದು. ಇದಕ್ಕೆ ಕೇಂದ್ರ ಸರ್ಕಾರವು ಅಥವಾ ರಾಜ್ಯ ಸರ್ಕಾರವು ಅಥವಾ ಯಾವುದೇ ಅನುಮೋದಿತ ಏಜೆನ್ಸಿಯು ನೀಡುವ ವಂತಿಕೆಗಳು ಮತ್ತು ಅನುದಾನಗಳು ಹಾಗೂ ಮಂಡಳಿಯು ನಿರ್ದಿಷ್ಟಪಡಿಸಬಹುದಾದಂತಹ ಇತರ ಮೊತ್ತಗಳು ಜಮೆಯಾಗತಕ್ಕದ್ದು. ಮಂಡಳಿಯು ಅವಶ್ಯವಿದ್ದಾಗಲೆಲ್ಲ ಅಂತಹ ಮೊಬಲಗನ್ನು ನಿರ್ದಿಷ್ಟಪಡಿಸಬಹುದಾದಂತೆ ಪ್ರತಿಷ್ಠಾನ ನಿಧಿಯಿಂದ ಸಾಮಾನ್ಯ ನಿಧಿಗೆ ನಿಯಮಿಸಬಹುದಾದ ವಿಧಾನದಲ್ಲಿ ವರ್ಗಾಯಿಸಬಹುದು.

(3) ವಿಶ್ವವಿದ್ಯಾಲಯವು, ಸರ್ಕಾರವು ನೀಡಿದ ಯಾವುದೇ ಅನುದಾನಗಳ ಸಂಬಂಧದಲ್ಲಿ ಲೆಕ್ಕಪತ್ರ ತ:ಖ್ತೆಗಳನ್ನು, ವರದಿಗಳನ್ನು ಮತ್ತು ಇತರ ವಿವರಗಳನ್ನು ಸರ್ಕಾರಕ್ಕೆ ನೀಡತಕ್ಕದ್ದು ಹಾಗೂ ಸರ್ಕಾರವು ನಿರ್ದೇಶಿಸಬಹುದಾದಂತಹ ಅವಧಿಯೊಳಗೆ ಮತ್ತು ವಿಧಾನದಲ್ಲಿ ಯಾವುದೇ ಅನುದಾನದ ಬಳಕೆಗೆ ಸಂಬಂಧಿಸಿದಂತೆ ತ:ಖ್ತೆಗಳು, ಲೆಕ್ಕಪತ್ರಗಳು, ವರದಿಗಳು ಹಾಗೂ ಇತರ ವಿವರಗಳನ್ನು ಸಲ್ಲಿಸತಕ್ಕದ್ದು.

(4) ವಿಶ್ವವಿದ್ಯಾಲಯವು ಸರ್ಕಾರದಿಂದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರಗಳಿಂದ ಅಥವಾ ಕೇಂದ್ರ ಸರ್ಕಾರದಿಂದ ಅಥವಾ ಶಾಸನಾತ್ಮಕ ನಿಕಾಯಗಳಿಂದ ಅಥವಾ ದತ್ತಿಗಳಿಂದ ಅಥವಾ ದಾನಗಳಿಂದ, ವಿಶ್ವವಿದ್ಯಾಲಯವು ಮತ್ತು ದಾನಿ ಅಥವಾ ಅನುದಾನದಾತರ ನಡುವೆ ಮಾಡಿಕೊಂಡ ಒಪ್ಪಂದಗಳಲ್ಲಿಯ ಷರತ್ತುಗಳಿಗೆ ಒಳಪಟ್ಟು ತನ್ನ ಧೈಯೋದ್ದೇಶಗಳ ಸಾಧನೆಗಾಗಿ ಅನುದಾನ ಸ್ವೀಕರಿಸಲು ಸಕ್ಷಮವಾಗಿರತಕ್ಕದ್ದು.

37. ನಿಧಿಯ ಆಡಳಿತ.- ವಿಶ್ವವಿದ್ಯಾಲಯದ ಸಾಮಾನ್ಯ ನಿಧಿ, ಪ್ರತಿಷ್ಠಾನ ನಿಧಿ ಮತ್ತು ಇತರ ನಿಧಿಗಳನ್ನು ಶಾಸನಗಳಲ್ಲಿ ಹೇಳಿದ ಉಪಬಂಧಗಳಿಗೆ ಅನುಗುಣವಾಗಿ ನಿರ್ವಹಿಸತಕ್ಕದ್ದು.

38. ಲೆಕ್ಕಪರಿಶೋಧನೆಗೆ ಆದೇಶಿಸಲು ಸರ್ಕಾರದ ಅಧಿಕಾರ.- ಸರ್ಕಾರವು, ಯಾವುದೇ ಸಮಯದಲ್ಲಿ ವಿಶ್ವವಿದ್ಯಾಲಯದ ಲೆಕ್ಕಪತ್ರಗಳ ಪರಿಶೋಧನೆಯನ್ನು ತಾನು ನಿರ್ದೇಶಿಸಬಹುದಾದಂತಹ ಲೆಕ್ಕಪರಿಶೋಧಕರಿಂದ ಮಾಡಿಸಬೇಕೆಂದು ಆದೇಶಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

39. ಹಣಕಾಸಿನ ಅಂದಾಜುಗಳು.- (1) ಕುಲಪತಿಯು ಮುಂಬರುವ ವರ್ಷಕ್ಕಾಗಿ ವಿಶ್ವವಿದ್ಯಾಲಯದ ಹಣಕಾಸಿನ ಅಂದಾಜುಗಳನ್ನು ತಯಾರಿಸುವಂತೆ ಮಾಡತಕ್ಕದ್ದು ಮತ್ತು ಅನುಮೋದನೆಗಾಗಿ ಅದನ್ನು ಮಂಡಳಿಯ ಮುಂದೆ ಮಂಡಿಸತಕ್ಕದ್ದು.

(2) ಮಂಡಳಿಯು, ತಾನು ಸೂಕ್ತವೆಂದು ಭಾವಿಸಬಹುದಾದಂತಹ ಮಾರ್ಪಾಡುಗಳಿಗೆ ಒಳಪಟ್ಟು ಹಣಕಾಸಿನ ಅಂದಾಜುಗಳನ್ನು ಅನುಮೋದಿಸಬಹುದು ಮತ್ತು ಮಂಡಳಿಯು ಅನುಮೋದಿಸಿದ ಹಣಕಾಸಿನ ಅಂದಾಜಿಗೆ ಅನುಸಾರವಾಗಿ ಅಲ್ಲದೆ ಯಾವ ವೆಚ್ಚವನ್ನು ಮಾಡತಕ್ಕದ್ದಲ್ಲ.

40. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ಲೆಕ್ಕಪತ್ರ ನಿರ್ವಹಣೆಯು ಜೋಡಿ ದಾಖಲಾತಿ ಪದ್ಧತಿಯನ್ನು ಆಧರಿಸಿದ ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಕುಲಪತಿಯವರ ನಿರ್ದೇಶನದ ಮೇರೆಗೆ ಲೆಕ್ಕ ನಿಯಂತ್ರಕರು ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಯಾವುದೇ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಅದು ಸ್ವೀಕರಿಸುವ ಎಲ್ಲಾ ಮೊಬಲಗುಗಳನ್ನು ಹಾಗೂ ವಿಶ್ವವಿದ್ಯಾಲಯವು ವಿತರಣೆ ಮಾಡುವ ಅಥವಾ ಸಂದಾಯ ಮಾಡುವ ಎಲ್ಲಾ ಮೊಬಲಗುಗಳನ್ನು ಈ ಲೆಕ್ಕಪತ್ರಗಳಲ್ಲಿ ದಾಖಲಿಸತಕ್ಕದ್ದು.

(2) ವಾರ್ಷಿಕ ಲೆಕ್ಕಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ಕುಲಪತಿಯವರು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು, ರಾಜ್ಯ ಸರ್ಕಾರವು ಈ ಸಂಬಂಧದಲ್ಲಿ ತಾನು ನೇಮಿಸಬಹುದಾದಂತಹ ವ್ಯಕ್ತಿಗಳು ಲೆಕ್ಕ ಪರಿಶೋಧನೆಯನ್ನು ನಡೆಸುವಂತೆ ಮಾಡತಕ್ಕದ್ದು. ಲೆಕ್ಕಪತ್ರಗಳನ್ನು ಪರಿಶೋಧಿಸಿದ ಮೇಲೆ ಅವುಗಳನ್ನು ಮುದ್ರಿಸತಕ್ಕದ್ದು ಹಾಗೂ ಕುಲಪತಿಯವರು ಅವುಗಳ ಪ್ರತಿಗಳನ್ನು ಲೆಕ್ಕಪರಿಶೋಧನೆಯ ವರದಿಯೊಡನೆ ಮಂಡಲಿಗೆ ಮತ್ತು ಕುಲಾಧಿಪತಿಯವರಿಗೆ ಮಂಡಿಸತಕ್ಕದ್ದು.

(3) ಮಂಡಳಿಯು, ಲೆಕ್ಕಪತ್ರಗಳ ಪ್ರತಿಯನ್ನು ಹಾಗೂ ವರದಿಯನ್ನು ಲೆಕ್ಕಪರಿಶೋಧನೆಯ ವರದಿಯ ಮೇಲೆ ವಿಶ್ವವಿದ್ಯಾಲಯವು ಕೈಗೊಂಡ ಕ್ರಮದ ಬಗ್ಗೆ ಒಂದು ಹೇಳಿಕೆಯೊಡನೆ ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು, ಹಾಗೂ ರಾಜ್ಯ ಸರ್ಕಾರವು ಅವನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಮಂಡಿಸುವಂತೆ ಮಾಡತಕ್ಕದ್ದು.

(4) ವಿಶ್ವವಿದ್ಯಾಲಯವು ಯೋಜನೆಗಳ ಸಂಬಂಧದಲ್ಲಿ ಮತ್ತು ಭಾರತದ ಕೃಷಿ ಸಂಶೋಧನಾ ಪರಿಷತ್ತು, ಭಾರತ ಸರ್ಕಾರ ಮತ್ತು ಇತರ ಯೋಜನೆಗಳು/ಚಾರ್ಟರ್ಡ್ ಆಕೌಂಟೆಂಟ್ ಪ್ರಮಾಣ ಪತ್ರ ನೀಡಿದ ಸಂಸ್ಥೆಗಳು ಪ್ರಾಯೋಜಿಸಿದ ಕೃಷಿ ವಿಜ್ಞಾನ ಕೇಂದ್ರಗಳು/ಟಿ.ವಿ.ಕೆ.ಗಳ ಸಂಬಂಧದಲ್ಲಿ ಲೆಕ್ಕಪರಿಶೋಧನೆ ಬಳಕೆ ಪ್ರಮಾಣ ಪತ್ರಗಳನ್ನು ನೀಡುವಂತೆ ಮಾಡತಕ್ಕದ್ದು.

41. ಭವಿಷ್ಯ ನಿಧಿ, ನಿವೃತ್ತಿ ವೇತನ ಮತ್ತು ವಿಮೆ.- (1) ಸರ್ಕಾರದ ಪೂರ್ವಾನುಮೋದನೆಯೊಡನೆ ವಿಶ್ವವಿದ್ಯಾಲಯವು ತನ್ನ ಅಧಿಕಾರಿಗಳು, ಪ್ರಾಧ್ಯಾಪಕರು, ಲಿಪಿಕ ಸಿಬ್ಬಂದಿ ಮತ್ತು ಇತರ ನೌಕರರ ಪ್ರಯೋಜನಕ್ಕಾಗಿ ನಿಯಮಿಸಬಹುದಾದಂತಹ ವಿಧಾನಗಳು ಮತ್ತು ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದಂತಹ ನಿವೃತ್ತಿ ವೇತನ, ಉಪದಾನ, ವಿಮೆ ಅಥವಾ ಭವಿಷ್ಯ ನಿಧಿ, ವಂತಿಗೆ, ನಿವೃತ್ತಿ ವೇತನ ನಿಧಿ ಮತ್ತು ಇನ್ನಾವುದೇ ಅಂತಹ ನಿಧಿಗಳನ್ನು ರಚಿಸತಕ್ಕದ್ದು.

(2) ಸರ್ಕಾರವು, ಭವಿಷ್ಯ ನಿಧಿ ಅಧಿನಿಯಮ 1925 (1925ರ ಕೇಂದ್ರ ಅಧಿನಿಯಮ 19) ವಿಶ್ವವಿದ್ಯಾಲಯವು ಹಾಗೆ ರಚಿಸಿದ ಭವಿಷ್ಯ ನಿಧಿ ಅಥವಾ ನಿವೃತ್ತಿ ವೇತನ ನಿಧಿಗಳಿಗೆ ಅವು ಸರ್ಕಾರದ ಭವಿಷ್ಯ ನಿಧಿಗಳು ಆಗಿದ್ದರೆ ಹೇಗೋ ಹಾಗೆ ಅನ್ವಯಿಸತಕ್ಕದ್ದೆಂದು ಘೋಷಿಸಬಹುದು:

ಪರಂತು, ವಿಶ್ವವಿದ್ಯಾಲಯವು ಹಣಕಾಸು ಸಮಿತಿ ಮತ್ತು ಮಂಡಳಿಯೊಡನೆ ಸಮಾಲೋಚಿಸಿ ತಾನು ನಿರ್ಧರಿಸಬಹುದಾದಂತಹ ವಿಧಾನದಲ್ಲಿ ಭವಿಷ್ಯ ನಿಧಿಯ ಮೊಬಲಗನ್ನು ತೊಡಗಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

42. ಸರ್ಕಾರದ ಅನುದಾನಗಳು.- (1) ರಾಜ್ಯ ಸರ್ಕಾರವು, ಪ್ರತಿ ವರ್ಷವೂ ವಿಶ್ವವಿದ್ಯಾಲಯಕ್ಕೆ ಲುಪ್ತವಾಗದಂತಹ ಇಡಿಗಂಟು ಅನುದಾನವನ್ನು ನೀಡತಕ್ಕದ್ದು, ಎಂದರೆ :-

(i) ವಿಶ್ವವಿದ್ಯಾಲಯದ ಸೂಕ್ತ ಕಾರ್ಯನಿರ್ವಹಣೆಗಾಗಿ ವಿಶ್ವವಿದ್ಯಾಲಯದ ಸಿಬ್ಬಂದಿಯ ವೇತನ, ಭತ್ಯೆಗಳು, ಸಾದಿಲ್ವಾರು, ಇತರ ಸರಬರಾಜು ಮತ್ತು ಸೇವೆಗಳ ಮೇಲಿನ ಅಂದಾಜು ವೆಚ್ಚಕ್ಕಿಂತ ಕಡಿಮೆಯಲ್ಲದ ಒಂದು ಅನುದಾನ;

(ii) ರಾಜ್ಯ ಸರ್ಕಾರವು ವಿಶ್ವವಿದ್ಯಾಲಯದ ಸೂಕ್ತ ಕಾರ್ಯನಿರ್ವಹಣೆಗಾಗಿ ಅವಶ್ಯವೆಂದು ಭಾವಿಸಬಹುದಾದಂತಹ ಹೆಚ್ಚುವರಿ ಬಾಬುಗಳ ಆವರ್ತಕ ಮತ್ತು ಅನಾವರ್ತಕ ವೆಚ್ಚಗಳನ್ನು ಭರಿಸುವುದಕ್ಕೆ ಒಂದು ಅನುದಾನ.

(2) ರಾಜ್ಯ ಸರ್ಕಾರವು, ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಿದ ಮತ್ತು ವಿಶ್ವವಿದ್ಯಾಲಯವು ಜಾರಿಗೊಳಿಸಲೆಂದು ವರ್ಗಾಯಿಸಿದ ಯೋಜನೆಗಳ ಸಂಬಂಧದಲ್ಲಿ ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರ ಮತ್ತು ಅಂತಹ ಯೋಜನೆಗಳನ್ನು ಪ್ರಾಯೋಜಿಸಿದ ಇತರ ಏಜೆನ್ಸಿಗಳಿಂದ ನಿರೀಕ್ಷಿತ ಸಹಾಯವನ್ನು ಕಳೆದ ತರುವಾಯ ವಾರ್ಷಿಕ ಯೋಜನೆಯಲ್ಲಿ ತೋರಿಸಿದ ನಿವ್ವಳ ವೆಚ್ಚದ ಏರ್ಪಾಡಿಗೆ ಸಮನಾದ ಮೊತ್ತದ ಲುಪ್ತವಾಗದಂತಹ ಇಡಿಗಂಟು ಅನುದಾನವನ್ನು ಸಹ ನೀಡತಕ್ಕದ್ದು.

(3) ರಾಜ್ಯ ಸರ್ಕಾರವು ಯಾವುದೇ ಅನುದಾನವನ್ನು ನೀಡುವ ಮೊದಲು ಅದು ಅಗತ್ಯಪಡಿಸಬಹುದಾದಂತಹ ಅಂಕಿಅಂಶಗಳು, ಲೆಕ್ಕಪತ್ರಗಳು, ವರದಿಗಳು ಹಾಗೂ ಇತರ ವಿವರಗಳನ್ನು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವು ಸಲ್ಲಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯವು ರಾಜ್ಯ ಸರ್ಕಾರವು ನಿರ್ದೇಶಿಸಬಹುದಾದಂತಹ ಅವಧಿಯೊಳಗೆ ಹಾಗೂ ಅಂತಹ ವಿಧಾನದಲ್ಲಿ ಕ್ರಮವನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಯಾವುದೇ ಅನುದಾನವನ್ನು ಬಳಸಿಕೊಂಡಿರುವುದಕ್ಕೆ ಸಂಬಂಧಪಟ್ಟ ಅಂಕಿಅಂಶಗಳು, ಲೆಕ್ಕಪತ್ರಗಳು, ವರದಿಗಳು ಹಾಗೂ ಇತರ ವಿವರಗಳನ್ನು ಒದಗಿಸತಕ್ಕದ್ದು.

(4) ವಿಶ್ವವಿದ್ಯಾಲಯವು ಸರ್ಕಾರದಿಂದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರಗಳಿಂದ ಅಥವಾ ಕೇಂದ್ರ ಸರ್ಕಾರದಿಂದ ಅಥವಾ ಶಾಸನಾತ್ಮಕ ನಿಕಾಯಗಳಿಂದ ಅಥವಾ ದತ್ತಿಗಳಿಂದ ಅಥವಾ ದಾನಗಳಿಂದ, ವಿಶ್ವವಿದ್ಯಾಲಯವು ಮತ್ತು ದಾನಿ ಅಥವಾ ಅನುದಾನದಾತರ ನಡುವೆ ಮಾಡಿಕೊಂಡ ಒಪ್ಪಂದಗಳಲ್ಲಿಯ ಷರತ್ತುಗಳಿಗೆ ಒಳಪಟ್ಟು ತನ್ನ ಧೈಯೋದ್ದೇಶಗಳ ಸಾಧನೆಗಾಗಿ ಅನುದಾನ ಸ್ವೀಕರಿಸಲು ಸಕ್ಷಮವಾಗಿರತಕ್ಕದ್ದು.

43. ಹಣಕಾಸು ಸಮಿತಿ.- (1) ಮಂಡಳಿಯು ಈ ಮುಂದಿನ ಸದಸ್ಯರುಗಳನ್ನೊಳಗೊಂಡ ಒಂದು ಹಣಕಾಸು ಸಮಿತಿಯನ್ನು ರಚಿಸತಕ್ಕದ್ದು ಎಂದರೆ :-

(i) ಕುಲಪತಿಯವರು - ಅಧ್ಯಕ್ಷರಾಗಿರತಕ್ಕದ್ದು;

(ii) ಸರ್ಕಾರದ ಪ್ರಧಾನ ಕಾರ್ಯದರ್ಶಿ, ಹಣಕಾಸು ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು;

(iii) ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ, ತೋಟಗಾರಿಕೆ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ದರ್ಜೆಯವರಲ್ಲದ ಅವರ ನಾಮನಿರ್ದೇಶಿತರು;

(iv) ಕುಲಸಚಿಯವರು ನಾಮನಿರ್ದೇಶಿಸಿದ ವ್ಯವಸ್ಥಾಪನಾ ಮಂಡಳಿಯ ಒಬ್ಬ ಸದಸ್ಯರು;

(v) ಕುಲಸಚಿವರು;

(vi) ಲೆಕ್ಕ ನಿಯಂತ್ರಕರು - ಸದಸ್ಯ ಕಾರ್ಯದರ್ಶಿ.

(2) ಹಣಕಾಸು ಸಮಿತಿಯು ಈ ಮುಂದಿನ ಪ್ರಕಾರ್ಯಗಳನ್ನು ಹೊಂದಿರತಕ್ಕದ್ದು, ಎಂದರೆ:-

(i) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳು ಮತ್ತು ಆಯವ್ಯಯ ಅಂದಾಜುಗಳನ್ನು ಪರಿಶೀಲಿಸುವುದು ಮತ್ತು ಅದರ ಮೇಲೆ ಮಂಡಳಿಗೆ ಸಲಹೆಗಳನ್ನು ನೀಡುವುದು;

(ii) ವಿಶ್ವವಿದ್ಯಾಲಯದ ಹಣಕಾಸಿನ ಪರಿಸ್ಥಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸುವುದು;

(iii) ವಿಶ್ವವಿದ್ಯಾಲಯದ ಹಣಕಾಸಿಗೆ ಸಂಬಂಧಿಸಿದ ಎಲ್ಲ ವಿಷಯಗಳ ಮೇಲೆ ಮಂಡಳಿಗೆ ಶಿಫಾರಸ್ಸುಗಳನ್ನು ಮಾಡುವುದು;

(iv) ಮಂಡಳಿಗೆ ಕಟ್ಟುನಿಟ್ಟಾದ ಆರ್ಥಿಕ ಮಿತವ್ಯಯವನ್ನು ಅನುಸರಿಸಲು ಕಠಿಣ ಕ್ರಮಗಳನ್ನು ಅಳವಡಿಸಿಕೊಳ್ಳಲು ಶಿಫಾರಸ್ಸುಗಳನ್ನು ಮಾಡುವುದು ಮತ್ತು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಲು ಸಲಹೆಗಳನ್ನು ನೀಡುವುದು;

(v) ವಿಶ್ವವಿದ್ಯಾಲಯದ ಹಣ ಬಲವನ್ನು ಉತ್ತಮಗೊಳಿಸಲು ಸಂಶೋಧನೆ ಮತ್ತು ಬೋಧನೆಗಳೆರಡರಲ್ಲೂ ವೆಚ್ಚ ವಸೂಲಿ ವಿಧಾನಗಳ ಬಗ್ಗೆ ಮಂಡಳಿಗೆ ಸೂಕ್ತ ಶಿಫಾರಸ್ಸುಗಳನ್ನು ಮಾಡುವುದು.

ಅಧ್ಯಾಯ - VII

ಕಾಲೇಜುಗಳ ಸಂಯೋಜನೆ ಮತ್ತು ಸಂಸ್ಥೆಗಳಿಗೆ ಮನ್ನಣೆ

44. ಕಾಲೇಜುಗಳ ಸಂಯೋಜನೆ-(1) ವಿಶ್ವವಿದ್ಯಾಲಯದ ಪ್ರದೇಶದಲ್ಲಿರುವ ಕಾಲೇಜುಗಳನ್ನು ಈ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಷರತ್ತುಗಳನ್ನು ಪೂರೈಸಿದ ತರುವಾಯ ರಾಜ್ಯ ಸರ್ಕಾರವು ಮಾಡಿದ ಶಿಫಾರಸ್ಸುಗಳ ಮೇಲೆ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಾಗಿ ವಿಶ್ವವಿದ್ಯಾಲಯಕ್ಕೆ ಸಂಯೋಜಿಸತಕ್ಕದ್ದು.

(2) ಕುಲಸಚಿವರು, ಹೊಸ ಕಾಲೇಜುಗಳ ಸಂಯೋಜನೆಯ ಬಗ್ಗೆ, ಅಸ್ತಿತ್ವದಲ್ಲಿರುವ ಸಂಯೋಜಿತ ಕಾಲೇಜುಗಳಲ್ಲಿ ಹೊಸ ವ್ಯಾಸಂಗ ಕ್ರಮಗಳ ಬಗ್ಗೆ, ಸಂಯೋಜಿತ ಕಾಲೇಜುಗಳಲ್ಲಿ ಹೊಸ ವಿಷಯಗಳು ಮತ್ತು ಮಂಜೂರಾದ ಪ್ರವೇಶ ಅವಕಾಶದಲ್ಲಿನ ಬದಲಾವಣೆಯ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಿ, ಅರ್ಜಿಗಳ ಸ್ವೀಕೃತಿಗೆ ಕೊನೆಯ ದಿನಾಂಕವನ್ನು ನಿಗದಿಪಡಿಸಿ, ಒಂದು ಇಂಗ್ಲಿಷ್ ವೃತ್ತ ಪತ್ರಿಕೆ ಮತ್ತು ಒಂದು ಕನ್ನಡ ವೃತ್ತ ಪತ್ರಿಕೆ ಹೀಗೆ ಕಡೆಯ ಪಕ್ಷ ಎರಡು ಪ್ರಮುಖ ವೃತ್ತ ಪತ್ರಿಕೆಗಳಲ್ಲಿ ಅಧಿಸೂಚಿಸತಕ್ಕದ್ದು. ಈ ಜಾಹಿರಾತು, ವಿಶ್ವವಿದ್ಯಾಲಯವು ಅಗತ್ಯ ಪಡಿಸಬಹುದಾದಂತಹ ಇತರ ವಿವರಗಳನ್ನು ಒಳಗೊಂಡಿರತಕ್ಕದ್ದು ಮತ್ತು ಕಾಲೇಜುಗಳು ಭಾರತದ ಕೃಷಿ ಸಂಶೋಧನಾ ಪರಿಷತ್ತು ಅಥವಾ ಅಂತಹ ಇತರ ಪ್ರಾಧಿಕಾರಗಳ ಅನುಮೋದನೆ ಅಥವಾ ಮನ್ನಣೆಯನ್ನು ಪಡೆಯಬೇಕೆಂಬುದನ್ನು ಅಗತ್ಯಪಡಿಸಿದಲ್ಲಿ, ಆ ಬಗ್ಗೆ ನಿರ್ದಿಷ್ಟ ಸೂಚನೆ ನೀಡತಕ್ಕದು ಮತ್ತು ಸಂಯೋಜನೆಗಾಗಿ ಸಲ್ಲಿಸಬೇಕಾದ ಶುಲ್ಕದ ಮೊಬಲಗನ್ನು ಸಹ ನಿರ್ದಿಷ್ಟಪಡಿಸತಕ್ಕದ್ದು.

(3) ವಿಶ್ವವಿದ್ಯಾಲಯಕ್ಕೆ ಸಂಯೋಜನೆಗಾಗಿ ಅರ್ಜಿ ಸಲ್ಲಿಸುವ ಕಾಲೇಜು, ಈ ಮುಂದಿನವುಗಳಿಗೆ ಸಂಬಂಧಪಟ್ಟಂತೆ ಮಾಹಿತಿಯನ್ನು ಒದಗಿಸಿ ಜಾಹಿರಾತಿನಲ್ಲಿ ನಿಗದಿಪಡಿಸಿದ ಕಾಲಮಿತಿಯೊಳಗೆ ಅರ್ಜಿಯನ್ನು ಕುಲಸಚಿವರಿಗೆ ಕಳುಹಿಸತಕ್ಕದ್ದು, ಎಂದರೆ:-

(i) ಆ ಕಾಲೇಜು ಒದಗಿಸಲು ಉದ್ದೇಶಿಸಿದ ಶಿಕ್ಷಣದ ಮಾದರಿಯನ್ನು ನೆರೆಹೊರೆಯಲ್ಲಿರುವ ಇತರ ಕಾಲೇಜುಗಳು ಅದೇ ಮಾದರಿಯ ಶಿಕ್ಷಣಕ್ಕೆ ಮಾಡಿರುವ ಪ್ರಸ್ತುತ ವಿರ್ಪಾಟನ್ನು ಮತ್ತು ಕಾಲೇಜನ್ನು ಯಾವ ಸ್ಥಳದಲ್ಲಿ ಸ್ಥಾಪಿಸಬೇಕಾಗಿದೆಯೋ ಆ ಸ್ಥಳದ ಸೂಕ್ತತೆಯನ್ನೂ ಗಮನದಲ್ಲಿಟ್ಟುಕೊಂಡು, ಆ ಕಾಲೇಜು ಸ್ಥಳೀಯ ಅವಶ್ಯಕತೆಯನ್ನು ಪೂರೈಸುತ್ತದೆ;

(ii) ಅದು ಕ್ರಮಬದ್ಧವಾಗಿ ರಚಿಸಲಾದ ಆಡಳಿತ ಮಂಡಳಿಯ ಆಡಳಿತ ನಿರ್ವಹಣೆಗೆ ಒಳಪಟ್ಟಿದೆ;

(iii) ಬೋಧಕ ಸಿಬ್ಬಂದಿಯ ಸಂಖ್ಯೆ ಮತ್ತು ಅರ್ಹತೆಗಳು ಮತ್ತು ಅವರ ಪದಾವಧಿಯನ್ನು ನಿಯಂತ್ರಿಸುವ ಷರತ್ತುಗಳು ಆ ಕಾಲೇಜಿನಲ್ಲಿ ಕೈಗೊಳ್ಳಬೇಕಾದ ಶಿಕ್ಷಣ, ಬೋಧನೆ ಅಥವಾ ತರಬೇತಿಗಳ ವ್ಯಾಸಂಗ ಕ್ರಮಗಳಿಗೆ ತಕ್ಕ ವಿರ್ಪಾಟನ್ನು ಮಾಡುವಂಥದ್ದಾಗಿದೆ;

(iv) ಕಾಲೇಜನ್ನು ನಡೆಸುವಂಥ ಕಟ್ಟಡಗಳು ಸೂಕ್ತವಾಗಿವೆ ಮತ್ತು ತಂದೆ ತಾಯಿಗಳ ಅಥವಾ ಪಾಲಕರ ಜೊತೆಯಲ್ಲಿ ವಾಸವಾಗಿರದೆ ಇರುವ ವಿದ್ಯಾರ್ಥಿಗಳಿಗಾಗಿ ಆ ಕಾಲೇಜಿನಲ್ಲಿ ಅಥವಾ ಆ ಕಾಲೇಜು ಅನುಮೋದಿಸಿದ ವಸತಿಗಳಲ್ಲಿ

ನಿವಾಸಕ್ಕಾಗಿ ಹಾಗೂ ಮೇಲ್ವಿಚಾರಣೆ ಮತ್ತು ಕ್ಷೇಮಾಭಿವೃದ್ಧಿಗಾಗಿ, ಶಾಸನಗಳು ಮತ್ತು ವಿನಿಯಮಗಳಿಗೆ ಅನುಗುಣವಾಗಿ ಏರ್ಪಾಟು ಮಾಡಲಾಗುವುದು;

- (v) ಗ್ರಂಥಾಲಯಕ್ಕೆ ಹಾಗೂ ಇತರ ಸೇವಾ ಕೇಂದ್ರಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ;
- (vi) ಪ್ರಾಯೋಗಿಕ ವಿಜ್ಞಾನದ ಯಾವುದೇ ಶಾಖೆಯಲ್ಲಿ ಸಂಯೋಜನೆಯನ್ನು ಕೋರಿರುವಲ್ಲಿ, ಶಾಸನಗಳು ಮತ್ತು ವಿನಿಯಮಗಳಿಗೆ ಅನುಗುಣವಾಗಿ ಆ ವಿಜ್ಞಾನದ ಶಾಖೆಯಲ್ಲಿ ಶಿಕ್ಷಣ ಕೊಡುವುದಕ್ಕಾಗಿ ಸರಿಯಾದ ರೀತಿಯಲ್ಲಿ ಸಜ್ಜುಗೊಳಿಸಿದ ಪ್ರಯೋಗಶಾಲೆ ಅಥವಾ ವಸ್ತು ಸಂಗ್ರಹಾಲಯ, ಪ್ರಯೋಗಿಕ ಕ್ಷೇತ್ರಗಳ ವ್ಯವಸ್ಥೆಗಳನ್ನು ನಿರ್ದಿಷ್ಟಪಡಿಸಿದ ಅವಧಿಯೊಳಗೆ ಮಾಡಲಾಗಿದೆ ಅಥವಾ ಮಾಡಲಾಗುವುದು;
- (vii) ಸನ್ನಿವೇಶಗಳಲ್ಲಿ ಅವಕಾಶವಿರುವಷ್ಟರ ಮಟ್ಟಿಗೆ ಕಾಲೇಜಿನ ಪರಿಮಿತಿಯಲ್ಲಿ ಅಥವಾ ಅದರ ಹತ್ತಿರ ಅಥವಾ ವಿದ್ಯಾರ್ಥಿಗಳ ನಿವಾಸಕ್ಕಾಗಿ ಒದಗಿಸಿರುವ ಸ್ಥಳದಲ್ಲಿ ಪ್ರಾಂಶುಪಾಲರ ಮತ್ತು ಬೋಧಕ ಸಿಬ್ಬಂದಿಯ ಸದಸ್ಯರ ವಸತಿಗಾಗಿ ಸೂಕ್ತ ಏರ್ಪಾಟು ಮಾಡಲಾಗುವುದು;
- (viii) ಕಾಲೇಜಿನ ನಿರಂತರ ನಿರ್ವಹಣೆ ಮತ್ತು ದಕ್ಷ ಕಾರ್ಯ ನಿರ್ವಹಣೆಗಾಗಿ ತಕ್ಕ ಏರ್ಪಾಟು ಮಾಡುವಷ್ಟು ಕಾಲೇಜಿನ ಹಣಕಾಸು ಸಂಪನ್ಮೂಲಗಳಿವೆ; ಮತ್ತು
- (ix) ವಿದ್ಯಾರ್ಥಿಗಳು ಸಂದಾಯ ಮಾಡಬೇಕಾದ ಫೀಜು ಏನಾದರೂ ಇದ್ದರೆ ಅದನ್ನು ನಿಗದಿಮಾಡುವ ನಿಯಮಗಳನ್ನು ರಚಿಸಲಾಗಿದೆ.

(4) ಹೊಸ ಕಾಲೇಜುಗಳಿಗೆ ಸಂಯೋಜನೆಯ ಅರ್ಜಿಗಳನ್ನು ವ್ಯಕ್ತಿಗಳಿಂದ ಅಂಗೀಕರಿಸತಕ್ಕದ್ದಲ್ಲ, ರಾಜ್ಯ ಸರ್ಕಾರದ ನೆರವು ಇಲ್ಲದೆಯೇ ಕಾಲೇಜುಗಳನ್ನು ನಡೆಸಲು ಸಾಧ್ಯವಾಗುವ ಹಣಕಾಸು ಚೈತನ್ಯ ಹೊಂದಿರುವ, ನೋಂದಾಯಿತ ಸಂಘ ಅಥವಾ ನೋಂದಾಯಿತ ಸಾರ್ವಜನಿಕ ಟ್ರಸ್ಟ್‌ಗಳಿಂದ ಮಾತ್ರವೇ ಅಂಗೀಕರಿಸತಕ್ಕದ್ದು.

(5) ಅರ್ಜಿಯ ಜೊತೆಗೆ, ಕಾಲೇಜನ್ನು ಸಂಯೋಜಿಸಿದ ನಂತರ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯದ ಪೂರ್ವಾನುಮೋದನೆ ಇಲ್ಲದೆ ವ್ಯವಸ್ಥಾಪನೆಯನ್ನು ವರ್ಗಾವಣೆ ಮಾಡುವುದಿಲ್ಲ ಅಥವಾ ಕಾಲೇಜಿನ ಹೆಸರು ಮತ್ತು ಅಭಿನಾಮವನ್ನು ಬದಲಾವಣೆ ಮಾಡುವುದಿಲ್ಲವೆಂಬ ಒಂದು ಮುಚ್ಚಳಿಕೆಯು ಇರತಕ್ಕದ್ದು.

(6) (2)ನೇ ಉಪಪ್ರಕರಣದ ಮೇರೆಗೆ ಅರ್ಜಿಯನ್ನು ಸ್ವೀಕರಿಸಿದ ತರುವಾಯ, ಅದನ್ನು ಪರಿಶೀಲನೆಗಾಗಿ ಮಂಡಳಿಯ ಮುಂದೆ ಇಡತಕ್ಕದ್ದು. ಮಂಡಳಿಯು ಸಂಯೋಜನೆಯ ಪ್ರತಿಯೊಂದು ಅರ್ಜಿಯನ್ನು ಪರಿಶೀಲಿಸಿದ ತರುವಾಯ ಒಂದು ಸ್ಥಳೀಯ ವಿಚಾರಣಾ ಸಮಿತಿಯಿಂದ ಸ್ಥಳೀಯ ವಿಚಾರಣೆ ಮಾಡಬೇಕೆಂದು ನಿರ್ದೇಶನ ನೀಡತಕ್ಕದ್ದು.

(7) ಸ್ಥಳೀಯ ವಿಚಾರಣಾ ಸಮಿತಿಯು, ಅದನ್ನು ರಚಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಒಂದು ವರದಿಯನ್ನು ವಿದ್ಯಾ ವಿಷಯಕ ಪರಿಷತ್ತಿಗೆ ಸಲ್ಲಿಸತಕ್ಕದ್ದು.

(8) ವಿದ್ಯಾ ವಿಷಯಕ ಪರಿಷತ್ತು, ಸ್ಥಳೀಯ ವಿಚಾರಣಾ ಸಮಿತಿಯ ವರದಿಯನ್ನು ಸ್ವೀಕರಿಸಿದ ತರುವಾಯ ಕೂಡಲೇ ವರದಿಯಲ್ಲಿ ವಿವರಿಸಿದ ಸಮಿತಿಯ ತೀರ್ಮಾನಗಳನ್ನು ಪರಿಗಣಿಸತಕ್ಕದ್ದು ಮತ್ತು ತನಗೆ ಅವಶ್ಯಕವೆಂದು ಕಂಡುಬರಬಹುದಾದಂಥ ಹೆಚ್ಚಿನ ವಿಚಾರಣೆಯನ್ನು ಮಾಡತಕ್ಕದ್ದು ಮತ್ತು ಅಂಥ ಮನವಿಯ ಮೇಲೆ ತನ್ನ ಅಭಿಪ್ರಾಯವನ್ನು ದಾಖಲು ಮಾಡತಕ್ಕದ್ದು ಮತ್ತು ಅದನ್ನು ಮಂಡಳಿಗೆ ಕಳುಹಿಸತಕ್ಕದ್ದು.

(9) ಮಂಡಳಿಯು, ಸಮಿತಿಯ ವರದಿಯನ್ನು ಮತ್ತು ವಿದ್ಯಾ ವಿಷಯಕ ಪರಿಷತ್ತಿನ ಗೊತ್ತುವಳಿಯನ್ನು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯಕವೆಂದು ಭಾವಿಸಬಹುದಾದಂತಹ ಹೆಚ್ಚಿನ ವಿಚಾರಣೆಯನ್ನು ಮಾಡಿದ ತರುವಾಯ ಮನವಿಯನ್ನು ಪೂರ್ಣವಾಗಿ ಅಥವಾ ಭಾಗಶಃ ಮಂಜೂರುಮಾಡಬೇಕೆ ಅಥವಾ ನಿರಾಕರಿಸಬೇಕೆ ಎಂಬ ಪ್ರಶ್ನೆಯ ಬಗ್ಗೆ ತನ್ನ ಅಭಿಪ್ರಾಯವನ್ನು ದಾಖಲಿಸತಕ್ಕದ್ದು.

(10) ಕುಲಸಚಿವರು ಅರ್ಜಿಯನ್ನು ಅದರ ಅಡಕವನ್ನು, ಅನುಬಂಧಗಳನ್ನು ಸ್ಥಳೀಯ ವಿಚಾರಣಾ ಸಮಿತಿಯ ವರದಿ ಮತ್ತು ವಿದ್ಯಾ ವಿಷಯಕ ಪರಿಷತ್ತಿನ ಹಾಗೂ ಮಂಡಳಿಯ ಎಲ್ಲಾ ನಡವಳಿಕೆಗಳನ್ನು ಮುಂಬರುವ ವರ್ಷದ ಮಾರ್ಚ್ ಮೂವತ್ತೊಂದಕ್ಕೆ ಮೊದಲು ತೀರ್ಮಾನ ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(11) ರಾಜ್ಯ ಸರ್ಕಾರವು, ಸ್ಥಳೀಯ ವಿಚಾರಣಾ ಸಮಿತಿಯ, ವಿದ್ಯಾ ವಿಷಯಕ ಪರಿಷತ್ತಿನ ಮತ್ತು ಮಂಡಳಿಯ ಶಿಫಾರಸ್ಸುಗಳ ಹಿನ್ನೆಲೆಯಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸತಕ್ಕದ್ದು ಮತ್ತು ಅವಶ್ಯಕವೆಂದು ಅದಕ್ಕೆ ಕಂಡುಬರಬಹುದಾದಂತಹ ವಿಚಾರಣೆಯ ತರುವಾಯ ಪ್ರವೇಶಾವಕಾಶದಲ್ಲಿ ವ್ಯತ್ಯಾಸಗಳು ಸೇರಿದಂತೆ, ಸಂದರ್ಭಾನುಸಾರ ಸಂಯೋಜಿಸಲು ಅಥವಾ ಸಂಯೋಜನೆಯನ್ನು ಅಥವಾ ಅದರ ಯಾವುದೇ ಭಾಗವನ್ನು ನಿರಾಕರಿಸಲು ವಿಶ್ವವಿದ್ಯಾಲಯಕ್ಕೆ ತನ್ನ ಶಿಫಾರಸ್ಸನ್ನು ಮಾಡತಕ್ಕದ್ದು.

(12) ವಿಶ್ವವಿದ್ಯಾಲಯವು ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಸ್ವೀಕರಿಸಿದ ತರುವಾಯ ಅದರಂತೆ ಔಪಚಾರಿಕ ಆದೇಶಗಳನ್ನು ಹೊರಡಿಸತಕ್ಕದ್ದು.

(13) ಆದಾಗ್ಯೂ ಸಂಯೋಜನೆಯ ಮಂಜೂರಾತಿಯು ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಅಥವಾ ಸಂಬಂಧಪಟ್ಟಂತಹ ಇತರ ಪ್ರಾಧಿಕಾರಗಳು ಅಥವಾ ನಿಕಾಯಗಳ ಪೂರ್ವಾನುಮೋದನೆ ಪಡೆಯುವುದಕ್ಕೆ ಒಳಪಟ್ಟಿರತಕ್ಕದ್ದು ಮತ್ತು ನಿರ್ಧರಿಸಲಾದ ಪ್ರವೇಶಾವಕಾಶದ ಸಂಖ್ಯೆಯು, ಅಂತಹ ಪ್ರಾಧಿಕಾರಗಳು ಅಥವಾ ನಿಕಾಯಗಳು ಆ ಸಂಖ್ಯೆಯನ್ನು ನಿರ್ದಿಷ್ಟಪಡಿಸಿದ್ದರೆ ಅದನ್ನು ಮೀರತಕ್ಕದ್ದಲ್ಲ.

(14) ಸಂಯೋಜನೆಗಾಗಿ ಅಥವಾ ಪ್ರವೇಶಾವಕಾಶದ ಸಂಖ್ಯೆಯನ್ನು ನಿಗದಿಪಡಿಸುವುದಕ್ಕಾಗಿ ಅಥವಾ ಅದರ ಯಾವುದೇ ಭಾಗಕ್ಕಾಗಿ, ಅರ್ಜಿಯನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ವಿಶ್ವವಿದ್ಯಾಲಯವು ಮಂಜೂರು ಮಾಡಿದ್ದರೆ, ವಿಶ್ವವಿದ್ಯಾಲಯವು, ನಿರ್ದಿಷ್ಟ ಷರತ್ತುಗಳೊಡನೆ ಅಥವಾ ಷರತ್ತುಗಳಿಲ್ಲದೆ ನಿರ್ದಿಷ್ಟ ಪ್ರವೇಶಾವಕಾಶದ ಸಂಖ್ಯೆಯೊಡನೆ ಯಾವ ವ್ಯಾಸಂಗಕ್ರಮಗಳ ಸಂಬಂಧದಲ್ಲಿ ಮತ್ತು ಯಾವ ಅವಧಿಗಾಗಿ, ಕಾಲೇಜನ್ನು ಅಥವಾ ವ್ಯಾಸಂಗ ಕ್ರಮವನ್ನು ಸಂಯೋಜಿಸಲಾಗಿದೆಯೋ, ಆ ವ್ಯಾಸಂಗಕ್ರಮಗಳನ್ನು ಮತ್ತು ಅವಧಿಯನ್ನು ಆದೇಶದಲ್ಲಿ ನಿರ್ದಿಷ್ಟಪಡಿಸತಕ್ಕದ್ದು.

(15) ಅಂತಹ ಅರ್ಜಿಯನ್ನು ಅಥವಾ ಅದರ ಯಾವುದೇ ಭಾಗವನ್ನು ರಾಜ್ಯ ಸರ್ಕಾರವು ಅಥವಾ ವಿಶ್ವವಿದ್ಯಾಲಯವು ನಿರಾಕರಿಸಿದ್ದರೆ, ಹಾಗೆ ನಿರಾಕರಿಸಲು ಕಾರಣಗಳನ್ನು ತಿಳಿಸತಕ್ಕದ್ದು.

(16) (1)ನೇ ಉಪಪ್ರಕರಣದ ಅಡಿಯಲ್ಲಿ ಸಲ್ಲಿಸಿದ ಯಾವುದೇ ಅರ್ಜಿಯನ್ನು (12)ನೇ ಉಪ ಪ್ರಕರಣದ ಅಡಿಯಲ್ಲಿ ಆದೇಶವನ್ನು ಮಾಡುವುದಕ್ಕೆ ಮೊದಲು ಯಾವುದೇ ಸಮಯದಲ್ಲಿ ಅರ್ಜಿದಾರನು ಹಿಂದಕ್ಕೆ ಪಡೆಯಬಹುದು.

(17) ಪ್ರತಿಯೊಂದು ಶೈಕ್ಷಣಿಕ ವರ್ಷಕ್ಕಾಗಿ, ಪ್ರಸಕ್ತ ಇರುವ ವ್ಯಾಸಂಗ ಕ್ರಮಗಳಿಗಾಗಿ ಮತ್ತು ಹೊಸ ವ್ಯಾಸಂಗ ಕ್ರಮಗಳನ್ನು ಹೊರತುಪಡಿಸಿ ಅನುಸರಣಾ ವ್ಯಾಸಂಗ ಕ್ರಮಗಳಿಗೆ ಸಂಯೋಜನೆಯನ್ನು ನವೀಕರಿಸುವುದಕ್ಕಾಗಿ ಅಥವಾ ಮುಂದುವರಿಸುವುದಕ್ಕಾಗಿ ಮಂಜೂರಾತಿಯನ್ನು ಮಂಡಳಿಯು ಹೊಸ ಸಂಯೋಜನೆಯ ಮಂಜೂರಾತಿಗೆ ಅನ್ವಯವಾಗುವ ರೀತಿಯಲ್ಲಿಯೇ, ವಿದ್ಯಾ ವಿಷಯಕ ಪರಿಷತ್ತಿನೊಡನೆ ಸಮಾಲೋಚಿಸಿ ನೀಡಬಹುದು.

(18) ರಾಜ್ಯ ಸರ್ಕಾರವು ಪ್ರತಿಯೊಂದು ವ್ಯಾಸಂಗ ಕ್ರಮದ ಸಂಬಂಧದಲ್ಲಿ ಪ್ರವೇಶಾವಕಾಶವನ್ನು ವಾರ್ಷಿಕ ಆಧಾರದಲ್ಲಿ ನಿರ್ಧರಿಸತಕ್ಕದ್ದು.

45. ಹೊಸ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಳ್ಳುವುದಕ್ಕೆ ನಿರ್ಬಂಧ.— (1) ಯಾವುದೇ ವಿಶ್ವವಿದ್ಯಾಲಯಕ್ಕೆ ಸಂಯೋಜನೆಯನ್ನು ಕೋರುತ್ತಿರುವ ಒಂದು ಹೊಸ ಕಾಲೇಜು ಹೊಸ ವ್ಯಾಸಂಗ ಕ್ರಮಕ್ಕೆ ಸಂಯೋಜನೆಯನ್ನು ಕೋರುತ್ತಿರುವ ಅಥವಾ ನಿರ್ದಿಷ್ಟಪಡಿಸಲಾದಂಥ ಪ್ರವೇಶಾವಕಾಶಕ್ಕಿಂತಲೂ ಹೆಚ್ಚು ಪ್ರವೇಶಾವಕಾಶವನ್ನು ಕೋರುತ್ತಿರುವ ಈಗಾಗಲೇ ಇರುವ ಒಂದು ಕಾಲೇಜು ಸಂದರ್ಭಾನುಸಾರ ಆ ಹೊಸ ಕಾಲೇಜಿಗೆ ಸಂಯೋಜನೆಯನ್ನು ಅಥವಾ ಈಗಾಗಲೇ ಇರುವ ಸಂಯೋಜಿತ ಕಾಲೇಜಿನಲ್ಲಿ ಒಂದು ಹೊಸ ವ್ಯಾಸಂಗ ಕ್ರಮವನ್ನು ಅಥವಾ ಅಂಥ ಒಂದು ವ್ಯಾಸಂಗ ಕ್ರಮದ ಸಂಬಂಧದಲ್ಲಿ ನಿರ್ದಿಷ್ಟಪಡಿಸಿದ ಪ್ರವೇಶಾವಕಾಶವನ್ನು ಬದಲಾಯಿಸಲು ವಿಶ್ವ ವಿದ್ಯಾಲಯವು ಮಂಜೂರಾತಿ ನೀಡಿದ್ದ ಹೊರತು ಅವುಗಳು ಆ ಸಂಬಂಧದಲ್ಲಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಸಿಕೊಳ್ಳತಕ್ಕದ್ದಲ್ಲ.

(2) (1)ನೇ ಉಪ ಪ್ರಕರಣದ ಉಪಬಂಧವನ್ನು ಉಲ್ಲಂಘಿಸುವ ಯಾವುದೇ ಸಂಸ್ಥೆಯು ಕರ್ನಾಟಕ ಮಾನ್ಯತೆ ಪಡೆಯದ ಮತ್ತು ಸಂಯೋಜನೆ ಹೊಂದಿರದ ವಿದ್ಯಾ ಸಂಸ್ಥೆಗಳಿಗೆ ಪ್ರವೇಶ ನಿಷೇಧ ಅಧಿನಿಯಮ, 1992ರ (1993ರ ಕರ್ನಾಟಕ ಅಧಿನಿಯಮ 7) ಅಡಿಯಲ್ಲಿ ಕೈಗೊಳ್ಳುವ ಕ್ರಮಕ್ಕೆ ಗುರಿಯಾಗತಕ್ಕದ್ದು.

46. ಪರೀಕ್ಷೆಗಳಿಗೆ ಹಾಜರಾಗಲು ನಿರ್ಬಂಧ.— ತನ್ನ ಪ್ರವೇಶವು ಅಮಾನ್ಯವಾಗಿರುವ ಅಥವಾ ವಿಶ್ವವಿದ್ಯಾಲಯದಿಂದ ತನ್ನ ಪ್ರವೇಶವು ಅನುಮೋದಿತವಾಗಿಲ್ಲದ ಅಥವಾ ನಿರ್ದಿಷ್ಟಪಡಿಸಲಾದ ವಿದ್ಯಾರ್ಥಿಗಳ ಸಂಖ್ಯೆಗಿಂತ ಹೆಚ್ಚಿಗೆಯಾಗಿ ಕಾಲೇಜಿಗೆ ಅಥವಾ ವ್ಯಾಸಂಗ ಕ್ರಮಕ್ಕೆ ಪ್ರವೇಶಪಡೆದಿರುವ ಯಾವೊಬ್ಬ ವಿದ್ಯಾರ್ಥಿಯು, ಕಾಲೇಜು ಅಥವಾ ವಿಶ್ವವಿದ್ಯಾಲಯವು ನಡೆಸುವ ಪರೀಕ್ಷೆಗೆ ಹಾಜರಾಗಲು ಅರ್ಹನಾಗಿರತಕ್ಕದ್ದಲ್ಲ.

47. ಖಾಯಂ ಸಂಯೋಜನೆ.— (1) ಐದು ವರ್ಷಗಳಿಗೆ ಕಡಿಮೆ ಇಲ್ಲದ ಅವಧಿಗೆ ನಿರಂತರವಾಗಿ ಸಂಯೋಜನೆಗೊಂಡಿರುವ ಮತ್ತು ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ದಿಷ್ಟಪಡಿಸಿದ ಸಂಯೋಜನೆಯ ಎಲ್ಲಾ ಷರತ್ತುಗಳನ್ನು ಪೂರೈಸಿರುವ ಮತ್ತು ವಿದ್ಯಾ ವಿಷಯದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಿದ ಹಾಗೂ ಆಡಳಿತಾತ್ಮಕ ಗುಣಮಟ್ಟಗಳನ್ನು ಹೊಂದಿರುವ ಕಾಲೇಜು ಖಾಯಂ ಸಂಯೋಜನೆಯ ಮಂಜೂರಾತಿಗೆ ಅರ್ಹವಾಗಿರತಕ್ಕದ್ದು.

(2) 45ನೇ ಪ್ರಕರಣದ ಉಪಬಂಧಗಳು, ಯಥೋಚಿತ ವ್ಯತ್ಯಾಸಗಳೊಂದಿಗೆ ಖಾಯಂ ಸಂಯೋಜನೆಯ ಮಂಜೂರಾತಿಗೆ ಅನ್ವಯವಾಗತಕ್ಕದ್ದು.

(3) ಖಾಯಂ ಆಗಿ ವಿಶ್ವವಿದ್ಯಾಲಯಕ್ಕೆ ಸಂಯೋಜನೆಗೊಂಡ ಕಾಲೇಜಿನ, ಆಡಳಿತಾತ್ಮಕ ಮತ್ತು ಶೈಕ್ಷಣಿಕ ಕಾರ್ಯ ವೈಖರಿಯನ್ನು ಐದು ವರ್ಷಗಳ ಅವಧಿಯಲ್ಲಿ ಕೊನೆಪಕ್ಷ ಒಂದು ಸಲದಂತೆ ಆಗಾಗ್ಗೆ, ವಿಶ್ವವಿದ್ಯಾಲಯ ಮತ್ತು ರಾಜ್ಯ ಸರ್ಕಾರಗಳು ಪರಿಶೀಲನೆ ಮಾಡತಕ್ಕದ್ದು.

(4) ಪೂರ್ವೋಕ್ತ ಉಪ ಪ್ರಕರಣಗಳಲ್ಲಿ ಏನೇ ಇದ್ದರೂ, ಖಾಯಂ ಆಗಿ ಸಂಯೋಜನೆಗೊಂಡ ಕಾಲೇಜು, (1)ನೇ ಉಪ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಯಾವುದೇ ಷರತ್ತುಗಳನ್ನು ಪೂರೈಸಲು ವಿಫಲವಾಗಿದ್ದಲ್ಲಿ, ಅದರ ಖಾಯಂ ಸಂಯೋಜನೆಯನ್ನು ರದ್ದುಪಡಿಸತಕ್ಕದ್ದು:

ಪರಂತು, ಸಂಬಂಧಪಟ್ಟ ಕಾಲೇಜಿಗೆ ತನ್ನ ಅಹವಾಲನ್ನು ಹೇಳಿಕೊಳ್ಳಲು ವಿಶ್ವವಿದ್ಯಾಲಯವು ಒಂದು ಅವಕಾಶಕೊಟ್ಟು ಹೊರತು ಖಾಯಂ ಸಂಯೋಜನೆಯನ್ನು ರದ್ದುಗೊಳಿಸತಕ್ಕದ್ದಲ್ಲ:

ಮತ್ತು ಪರಂತು, ಖಾಯಂ ಸಂಯೋಜನೆಯನ್ನು ರದ್ದುಗೊಳಿಸಿದ ತರುವಾಯ ಸಂಬಂಧಪಟ್ಟ ಕಾಲೇಜು, ಸಂಯೋಜನೆಯನ್ನು ವಾರ್ಷಿಕ ಆಧಾರದ ಮೇಲೆ ತಾತ್ಕಾಲಿಕವಾಗಿ ಮುಂದುವರಿಸಲು ಕೋರತಕ್ಕದ್ದು.

48. ಸಂಯೋಜನೆಯನ್ನು ಹಿಂತೆಗೆದುಕೊಳ್ಳುವುದು.-(1) ಸಂಯೋಜನೆಗೊಂಡ ಕಾಲೇಜು ಈ ಅಧ್ಯಾದೇಶದ ಯಾವುದೇ ಉಪಬಂಧವನ್ನು ಪಾಲಿಸಲು ವಿಫಲವಾದರೆ ಅಥವಾ ಸಂಯೋಜನೆಯ ಯಾವುದೇ ಷರತ್ತುಗಳನ್ನು ಪಾಲಿಸಲು ವಿಫಲವಾದರೆ ಅಥವಾ ಕಾಲೇಜನ್ನು ಶಿಕ್ಷಣದ ಹಿತಾಸಕ್ತಿಗಳಿಗೆ ದಕ್ಕೆ ಉಂಟು ಮಾಡುವ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದರೆ, ಸಂಯೋಜನೆಯ ಮೂಲಕ ಕಾಲೇಜಿಗೆ ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಪ್ರದತ್ತವಾದ ಹಕ್ಕುಗಳನ್ನು ಪೂರ್ಣವಾಗಿ ಅಥವಾ ಭಾಗಶಃ ಹಿಂತೆಗೆದುಕೊಳ್ಳಬಹುದು ಅಥವಾ ಮಾರ್ಪಾಡು ಮಾಡಬಹುದು.

(2) ಅಂತಹ ಹಕ್ಕುಗಳನ್ನು ಹಿಂತೆಗೆದುಕೊಳ್ಳುವುದಕ್ಕೆ ಅಥವಾ ಮಾರ್ಪಾಟುಮಾಡುವುದಕ್ಕೆ ಸೂಚನೆಯನ್ನು ಮಂಡಳಿಯ ಸಭೆಯಲ್ಲಿ ಮಾತ್ರ ಮಂಡಿಸತಕ್ಕದ್ದು. ಮಂಡಳಿಯ ಪದನಿಮಿತ್ತ ಸದಸ್ಯನೂ ಒಳಗೊಂಡಂತೆ ಅಂತಹ ಸೂಚನೆಯನ್ನು ಮಂಡಿಸಲು ಉದ್ದೇಶಿಸುವ ಯಾವೊಬ್ಬ ಸದಸ್ಯನು ಯಾವ ಕಾರಣದ ಮೇಲೆ ಅಂತಹ ಸೂಚನೆಯನ್ನು ಮಂಡಿಸಲಾಗಿದೆಯೋ ಆ ಕಾರಣಗಳನ್ನು ಲಿಖಿತದಲ್ಲಿ ನಿರೂಪಿಸಿ ಅಂಥ ಒಂದು ನೋಟೀಸನ್ನು ನೀಡತಕ್ಕದ್ದು.

(3) ಸದರಿ ಸೂಚನೆಯನ್ನು ಪರಿಗಣನೆಗೆ ತೆಗೆದುಕೊಳ್ಳುವುದಕ್ಕೆ ಮೊದಲು ಮಂಡಳಿಯು, ನೋಟೀಸಿನ ಒಂದು ಪ್ರತಿಯನ್ನು, ತನ್ನ ತಿಳುವಳಿಕೆ ಪತ್ರದಲ್ಲಿ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಆ ಕಾಲೇಜು ಸದರಿ ಸೂಚನೆಯ ಬಗ್ಗೆ ತನ್ನ ಯಾವುದೇ ಮನವಿಯನ್ನು ಬರೆದು ಸಲ್ಲಿಸತಕ್ಕದೆಂದು ಮತ್ತು ಅದನ್ನು ಮಂಡಳಿಯು ಪರ್ಯಾಲೋಚಿಸುವುದೆಂದು ನಿರ್ದಿಷ್ಟವಾಗಿ ತಿಳಿಸಿದ ಪತ್ರದೊಂದಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಕಳುಹಿಸತಕ್ಕದ್ದು.

(4) (3)ನೇ ಉಪ ಪ್ರಕರಣದಲ್ಲಿ ಹಾಗೆ ನಿರ್ದಿಷ್ಟಪಡಿಸಿದ ಅವಧಿಯನ್ನು ಅವಶ್ಯವಿದ್ದಲ್ಲಿ, ಮಂಡಳಿಯು ಸಮಂಜಸ ಸಮಯದವರೆಗೆ ವಿಸ್ತರಿಸಬಹುದು.

(5) ಮನವಿಯನ್ನು ಸ್ವೀಕರಿಸಿದ ಮೇಲೆ ಅಥವಾ ಹಿಂದಿನ ಉಪ ಪ್ರಕರಣದಲ್ಲಿ ಉಲ್ಲೇಖಿಸಲಾದ ಅವಧಿಯು ಮುಗಿದ ಮೇಲೆ, ಮಂಡಳಿಯು ಸೂಚನೆಯ ನೋಟೀಸನ್ನು, ಅದರಲ್ಲಿ ತಿಳಿಸಿದ ಕಾರಣಗಳನ್ನು ಮತ್ತು ಅದರ ಮೇಲೆ ಸಲ್ಲಿಸಿದ ಮನವಿಯನ್ನು ಪರ್ಯಾಲೋಚಿಸಿದ ತರುವಾಯ ಮತ್ತು ಈ ಸಂಬಂಧದಲ್ಲಿ ತಾನು ರಚಿಸಿದ ಮತ್ತು ಪ್ರಾಧಿಕಾರ ನೀಡಿದ ಒಂದು ಸಮಿತಿಯು ತನಗೆ ಅವಶ್ಯವೆಂದು ಕಂಡು ಬರಬಹುದಾದಂತಹ ಪರಿಶೀಲನೆಯನ್ನು ನಡೆಸಿದ ತರುವಾಯ ಮತ್ತು ಅಂತಹ ಹೆಚ್ಚಿನ ವಿಚಾರಣೆಯನ್ನು ನಡೆಸಿದ ತರುವಾಯ, ಒಂದು ನಿರ್ಣಯವನ್ನು ಅದಕ್ಕೆ ಕಾರಣಗಳನ್ನು ದಾಖಲಿಸಿ ಅಂಗೀಕರಿಸತಕ್ಕದ್ದು ಮತ್ತು ಅದನ್ನು ವಿದ್ಯಾವಿಷಯಕ ಪರಿಷತ್ತಿಗೆ ಕಳುಹಿಸಿಕೊಡತಕ್ಕದ್ದು.

(6) (5)ನೇ ಉಪ ಪ್ರಕರಣದ ಅಡಿಯಲ್ಲಿನ ಒಂದು ವರದಿಯನ್ನು ಸ್ವೀಕರಿಸಿದ ಮೇಲೆ, ವಿದ್ಯಾ ವಿಷಯಕ ಪರಿಷತ್ತು ಅದಕ್ಕೆ ಅವಶ್ಯವೆಂದು ಕಂಡುಬರಬಹುದಾದಂತಹ ಹೆಚ್ಚಿನ ವಿಚಾರಣೆ ಯಾವುದಾದರೂ ಇದ್ದರೆ ಅದನ್ನು ಮಾಡಿದ ತರುವಾಯ, ಆ ವಿಷಯದಲ್ಲಿ ತನ್ನ ಅಭಿಪ್ರಾಯವನ್ನು ದಾಖಲಿಸತಕ್ಕದ್ದು ಮತ್ತು ಅದನ್ನು ಮಂಡಳಿಗೆ ವಾಪಸ್ಸು ಕಳುಹಿಸಿಕೊಡತಕ್ಕದ್ದು.

(7) ಮಂಡಳಿಯು, ವಿದ್ಯಾ ವಿಷಯಕ ಪರಿಷತ್ತಿನ ನಿರ್ಣಯವನ್ನು ಪರ್ಯಾಲೋಚಿಸಿದ ತರುವಾಯ ಸಂಯೋಜನೆಯನ್ನು ಹಿಂತೆಗೆದುಕೊಳ್ಳಬೇಕೆಂದು ಶಿಫಾರಸ್ಸು ಮಾಡಿದ ಅಂತಿಮ ನಿರ್ಣಯವನ್ನು ಅಂಗೀಕರಿಸತಕ್ಕದ್ದು. ಅಂತಹ ನಿರ್ಣಯಕ್ಕೆ ಮಂಡಳಿಯ ಸಭೆಯಲ್ಲಿ ಹಾಜರಿದ್ದ ಸದಸ್ಯರ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ದೊರೆತ ಹೊರತು ನಿರ್ಣಯವು ಮಂಡಳಿಯಿಂದ ಅಂಗೀಕೃತವಾಗಿರುವುದಾಗಿ ಭಾವಿಸತಕ್ಕದ್ದಲ್ಲ.

(8) ಕುಲಸಚಿವರು ಪ್ರಸ್ತಾವವನ್ನು, ಸೂಚನೆಯ ನೋಟೀಸು, ಕಾಲೇಜಿನ ಉತ್ತರ, ಮಂಡಳಿಯ ಮತ್ತು ವಿದ್ಯಾ ವಿಷಯಕ ಪರಿಷತ್ತಿನ ನಿರ್ಣಯವೂ ಒಳಗೊಂಡಂತೆ ಎಲ್ಲಾ ದಸ್ತಾವೇಜುಗಳನ್ನು ತೀರ್ಮಾನ ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಒಪ್ಪಿಸತಕ್ಕದ್ದು.

(9) ರಾಜ್ಯ ಸರ್ಕಾರವು ತನಗೆ ಅವಶ್ಯವೆಂದು ಕಂಡುಬರಬಹುದಾದಂತಹ ಹೆಚ್ಚಿನ ವಿಚಾರಣೆಯನ್ನು ನಡೆಸಿದ ತರುವಾಯ, ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ, ಸಂಯೋಜನೆಯನ್ನು ಪೂರ್ತಿಯಾಗಿ ಅಥವಾ ಭಾಗಶಃ:

ಹಿಂತೆಗೆದುಕೊಳ್ಳುವಂತೆ ಅಥವಾ ಮಾರ್ಪಾಟು ಮಾಡುವಂತೆ ಅಥವಾ ಪ್ರಸ್ತಾವವನ್ನು ತಿರಸ್ಕರಿಸುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಬಹುದು.

(10) ವಿಶ್ವವಿದ್ಯಾಲಯವು ಅಂತಹ ನಿರ್ದೇಶನವನ್ನು ಸ್ವೀಕರಿಸಿದ ಮೇಲೆ, ಅಂತಹ ನಿರ್ದೇಶನಕ್ಕೆ ಅನುಸಾರವಾಗಿ ಔಪಚಾರಿಕ ಆದೇಶವನ್ನು ಹೊರಡಿಸತಕ್ಕದ್ದು.

(11) ಸಂಯೋಜನೆಯನ್ನು ಪೂರ್ಣವಾಗಿ ಅಥವಾ ಭಾಗಶಃ ಹಿಂತೆಗೆದುಕೊಂಡ ಕಾಲೇಜಿನ ವಿದ್ಯಾರ್ಥಿಗಳಿಗೆ, ನಿರ್ದಿಷ್ಟ ವ್ಯಾಸಂಗ ಕ್ರಮದ ಸಂಬಂಧದಲ್ಲಿ ಹಾಗೆ ಸ್ಥಳಾವಕಾಶ ಕಲ್ಪಿಸಬೇಕಾದಂತಹ ವಿದ್ಯಾರ್ಥಿಗಳ ಸಂಖ್ಯೆಯಷ್ಟರ ಮಟ್ಟಿಗೆ ಪ್ರವೇಶ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ, ವಿಶ್ವವಿದ್ಯಾಲಯವು, ಹತ್ತಿರದಲ್ಲಿರುವ ಕಾಲೇಜಿನಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಸ್ಥಳಾವಕಾಶವನ್ನು ಕಲ್ಪಿಸುವ ವ್ಯವಸ್ಥೆ ಮಾಡತಕ್ಕದ್ದು. ಅಂತಹ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಸಂಯೋಜನೆಯನ್ನು ಹಿಂತೆಗೆದುಕೊಂಡ ಕಾಲೇಜಿನಿಂದ ವಿಶ್ವವಿದ್ಯಾಲಯವು ಅವರನ್ನು ವರ್ಗಾಯಿಸಿದ ಕಾಲೇಜಿಗೆ ವರ್ಗಾಯಿಸತಕ್ಕದ್ದು.

49. ಕಾಲೇಜು ಅಥವಾ ವ್ಯಾಸಂಗ ಕ್ರಮವನ್ನು ಸ್ವಯಂ ಮುಚ್ಚುವಿಕೆ.- (1) ತನ್ನ ಅಸಾಮರ್ಥ್ಯದ ಅಥವಾ ಹಣಕಾಸು ದೃಷ್ಟಿಯಿಂದ ಉರ್ಜಿತವಾಗದ ಕಾರಣದಿಂದ ಅಥವಾ ಆಡಳಿತ ವ್ಯವಸ್ಥೆಯ ಕುಸಿತದ ಕಾರಣದಿಂದ ಕಾಲೇಜನ್ನು ಅಥವಾ ವ್ಯಾಸಂಗ ಕ್ರಮವನ್ನು ಮುಚ್ಚಲು ಉದ್ದೇಶಿಸಿರುವಂತಹ ಯಾವುದೇ ಕಾಲೇಜಿನ ಆಡಳಿತ ಮಂಡಳಿಯು ವಿಶ್ವವಿದ್ಯಾಲಯಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ, ಕಾಲೇಜನ್ನು ಮುಚ್ಚುವುದಕ್ಕೆ ಮೊದಲು ಮೂರು ತಿಂಗಳುಗಳಿಗಿಂತ ಕಡಿಮೆ ಇಲ್ಲದಂತೆ ಆ ಬಗ್ಗೆ ಕಾರಣಗಳನ್ನು ತಿಳಿಸಿ ನೋಟೀಸನ್ನು ನೀಡತಕ್ಕದ್ದು.

(2) ಕಾಲೇಜಿನ ಅಥವಾ ವ್ಯಾಸಂಗ ಕ್ರಮದ ಮುಚ್ಚುವಿಕೆಯ ಅರ್ಜಿಯನ್ನು ವಿದ್ಯಾವಿಷಯಕ ಪರಿಷತ್ತು ಮತ್ತು ಮಂಡಳಿಗಳು ಪರಿಗಣಿಸತಕ್ಕದ್ದು ಮತ್ತು ಅವು ಅದರ ಮೇಲೆ ಸೂಕ್ತ ಗೊತ್ತುವಳಿಗಳನ್ನು ಅಂಗೀಕರಿಸತಕ್ಕದ್ದು.

(3) ಕುಲಸಚಿವರು, ಅರ್ಜಿಯನ್ನು ಮತ್ತು ವಿದ್ಯಾವಿಷಯಕ ಪರಿಷತ್ತಿನ ಮತ್ತು ಮಂಡಳಿಯ ಗೊತ್ತುವಳಿಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು, ಅದು ಅವುಗಳನ್ನು ಪರಿಗಣಿಸಿದ ತರುವಾಯ ಮುಚ್ಚುವ ಬಗ್ಗೆ ಅನುಮತಿ ನೀಡಬೇಕೆಂದು ಅಥವಾ ಮುಚ್ಚುವಿಕೆಗೆ ಅನುಮತಿ ನಿರಾಕರಿಸಬೇಕೆಂದು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡತಕ್ಕದ್ದು ಮತ್ತು ವಿಶ್ವವಿದ್ಯಾಲಯವು ಅಂಥ ನಿರ್ದೇಶನಗಳನ್ನು ಸ್ವೀಕರಿಸಿದ ತರುವಾಯ ಅದಕ್ಕನುಸಾರ ಆದೇಶಗಳನ್ನು ಹೊರಡಿಸತಕ್ಕದ್ದು.

(4) ಆಡಳಿತ ಮಂಡಳಿಯು, ಶೈಕ್ಷಣಿಕ ವರ್ಷದ ಚಾಲ್ತಿ ಅವಧಿಯಲ್ಲಿ ಮತ್ತು ವಿಶ್ವವಿದ್ಯಾಲಯವು ಸಂಬಂಧಪಟ್ಟ ವ್ಯಾಸಂಗಕ್ರಮದ ವಾರ್ಷಿಕ ಪರೀಕ್ಷೆಗಳನ್ನು ನಡೆಸುವವರೆಗೆ ಮತ್ತು ವಿಶ್ವವಿದ್ಯಾಲಯವು ಮುಚ್ಚಬಹುದೆಂದು ಒಂದು ಔಪಚಾರಿಕ ಆದೇಶವನ್ನು ಹೊರಡಿಸುವವರೆಗೆ ಕಾಲೇಜನ್ನು ಅಥವಾ ವ್ಯಾಸಂಗ ಕ್ರಮವನ್ನು ಮುಚ್ಚತಕ್ಕದ್ದಲ್ಲ.

(5) ಹಾಗೆ ಮುಚ್ಚಲಾದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವರ ವರ್ಗಾವಣೆಯ ನಂತರ, ವಿಶ್ವವಿದ್ಯಾಲಯವು, ಹತ್ತಿರವಿರುವ ಕಾಲೇಜಿನಲ್ಲಿ ಸಂಬಂಧಪಟ್ಟ ವ್ಯಾಸಂಗಕ್ರಮದಲ್ಲಿ ಪ್ರವೇಶ ಸಂಖ್ಯೆಯನ್ನು ಅಂಥ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡುವಷ್ಟರಮಟ್ಟಿಗೆ ಹೆಚ್ಚಿಸಿ ಪ್ರವೇಶವನ್ನು ನೀಡತಕ್ಕದ್ದು ಮತ್ತು ಅಂಥ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಹಾಗೆ ಮುಚ್ಚಲ್ಪಟ್ಟ ಕಾಲೇಜಿನಿಂದ, ಯಾವ ಕಾಲೇಜಿನಲ್ಲಿ ಅಂಥ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆದಿರುವರೋ ಅಲ್ಲಿಗೆ ವರ್ಗಾಯಿಸತಕ್ಕದ್ದು.

(6) (1)ನೇ ಉಪಪ್ರಕರಣದ ಅಡಿಯಲ್ಲಿ ನೋಟೀಸಿನ ಅವಧಿಯು ಮುಕ್ತಾಯವಾದ ತರುವಾಯ ತೊಂಬತ್ತು ದಿನಗಳೊಳಗೆ, ಹಾಗೆ ಮುಚ್ಚುವ ಬಗ್ಗೆ ಅನುಮತಿ ನೀಡುವ ಅಥವಾ ನಿರಾಕರಿಸುವ ಯಾವುದೇ ನಿರ್ದೇಶನವನ್ನು ರಾಜ್ಯ ಸರ್ಕಾರವು ನೀಡದಿದ್ದರೆ, (4)ನೇ ಉಪಪ್ರಕರಣದ ಉಪಬಂಧಗಳಿಗೊಳಪಟ್ಟು, ಕಾಲೇಜನ್ನು ಅಥವಾ ಸಂದರ್ಭಾನುಸಾರ ವ್ಯಾಸಂಗಕ್ರಮವನ್ನು ಮುಚ್ಚಲು ಆಡಳಿತ ಮಂಡಳಿಗೆ ಅನುಮತಿ ನೀಡಲಾಗಿದೆ ಎಂದು ಭಾವಿಸತಕ್ಕದ್ದು.

50. ಕೆಲವು ಸಂಸ್ಥೆಗಳಿಗೆ ಮಾನ್ಯತೆ.- (1) ಸಂಶೋಧನೆ ಅಥವಾ ನಿರ್ದಿಷ್ಟಪಡಿಸಿದ ಅಧ್ಯಯನಗಳನ್ನು ಅಥವಾ ವಿಶೇಷ ಅಧ್ಯಯನಗಳನ್ನು ನಡೆಸುವ ಕಾಲೇಜುಗಳನ್ನು ಹೊರತುಪಡಿಸಿ, ವಿಶ್ವವಿದ್ಯಾಲಯ ಪ್ರದೇಶದ ಒಳಗೆ ಅಥವಾ ಹೊರಗೆ ಇರುವ ಯಾವುದೇ ಸಂಸ್ಥೆಯನ್ನು, ಶಾಸನಗಳ ಮೂಲಕ ನಿಯಮಿಸಬಹುದಾದಂಥ ಉದ್ದೇಶಕ್ಕಾಗಿ ಮತ್ತು ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು, ಮಾನ್ಯತೆ ಪಡೆದ ಸಂಸ್ಥೆಯೆಂದು ಮಂಡಳಿಯು ಮಾನ್ಯತೆ ನೀಡಬಹುದು.

(2) ಯಾವುದೇ ಅಂಥ ಮಾನ್ಯತೆಯನ್ನು ಶಾಸನಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ಕಾರಣಗಳಿಗಾಗಿ ಪೂರ್ಣವಾಗಿಯಾಗಲಿ ಅಥವಾ ಭಾಗಶಃವಾಗಿಯಾಗಲಿ ಹಿಂತೆಗೆದುಕೊಳ್ಳಬಹುದು ಅಥವಾ ಮಾರ್ಪಾಟು ಮಾಡಬಹುದು.

51. ಕಾಲೇಜುಗಳ ಪರಿವೀಕ್ಷಣೆ ಮತ್ತು ವರದಿಗಳು.-(1) ಖಾಯಂ ಆಗಿ ಸಂಯೋಜನೆಗೊಂಡ ಕಾಲೇಜುಗಳೂ ಒಳಗೊಂಡಂತೆ ಸಂಯೋಜನೆಗೊಂಡ ಪ್ರತಿಯೊಂದು ಕಾಲೇಜು, ಮಂಡಳಿಯು ವಿದ್ಯಾವಿಷಯಕ ಪರಿಷತ್ತಿನೊಡನೆ ಸಮಾಲೋಚನೆ ನಡೆಸಿದ ತರುವಾಯ, ಆ ಕಾಲೇಜಿನ ಅಥವಾ ಸಂಸ್ಥೆಯ ದಕ್ಷತೆಯನ್ನು ಮತ್ತು ಅದು ಸಾಧಿಸಿದ ಶೈಕ್ಷಣಿಕ

ಗುಣಮಟ್ಟವನ್ನು ನಿರ್ಣಯಿಸುವುದಕ್ಕೆ ಸಾಧ್ಯವಾಗುವಂತೆ ಅಗತ್ಯಪಡಿಸಬಹುದಾದಂಥ ವರದಿಗಳನ್ನು, ವಿವರಣ ಪಟ್ಟಿಕೆಗಳನ್ನು ಮತ್ತು ಇತರ ಮಾಹಿತಿಯನ್ನು ಕುಲಸಚಿವರಿಗೆ ಒದಗಿಸತಕ್ಕದ್ದು.

(2) ಮಂಡಳಿಯು, ಅಂಥ ಪ್ರತಿಯೊಂದು ಕಾಲೇಜನ್ನು ಈ ಉದ್ದೇಶಕ್ಕಾಗಿ ರಚಿಸಿದ ಒಂದು ಸಮಿತಿಯು ಕಾಲಕಾಲಕ್ಕೆ ಪರಿವೀಕ್ಷಣೆ ನಡೆಸುವಂತೆ ಮಾಡತಕ್ಕದ್ದು.

(3) ಮಂಡಳಿಯು, ಹಾಗೆ ಪರಿವೀಕ್ಷಣೆ ನಡೆಸಿದ ಮೇಲೆ ಯಾವುದೇ ಕಾಲೇಜನ್ನು, ನಿರ್ದಿಷ್ಟಪಡಿಸಿದ ಅವಧಿಯೊಳಗೆ, ಯಾವುದೇ ವಿಷಯಗಳ ಸಂಬಂಧದಲ್ಲಿ ತನಗೆ ಅವಶ್ಯವೆಂದು ಕಂಡುಬರಬಹುದಾದಂಥ ಕ್ರಮವನ್ನು ಕೈಗೊಳ್ಳಲು ಕೋರಬಹುದು.

(4) ಪ್ರತಿಯೊಂದು ಕಾಲೇಜು, ವಿಶ್ವವಿದ್ಯಾಲಯವು ವಿದ್ಯಾವಿಷಯಕ್ಕೆ ಮತ್ತು ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಮತ್ತು ಅದಕ್ಕೆ ಪೂರಕವಾದ ವಿಷಯಗಳ ಬಗ್ಗೆ ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

ಅಧ್ಯಾಯ - VIII

ಶಾಸನಗಳು ಮತ್ತು ವಿನಿಯಮಗಳು

52. ಶಾಸನಗಳು.- ಈ ಅಧ್ಯಾದೇಶದ ಉಪಬಂಧಗಳಿಗೊಳಪಟ್ಟು, ವಿಶ್ವವಿದ್ಯಾಲಯದ ಶಾಸನಗಳು, ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಪಟ್ಟ ಯಾವುದೇ ವಿಷಯಕ್ಕೆ ಉಪಬಂಧ ಕಲ್ಪಿಸಬಹುದು ಮತ್ತು ವಿಶೇಷವಾಗಿ, ಈ ಮುಂದಿನವುಗಳಿಗೆ ಉಪಬಂಧ ಕಲ್ಪಿಸತಕ್ಕದ್ದು, ಎಂದರೆ:-

- (1) ಪ್ರಾಧಿಕಾರಗಳ ರಚನೆ, ಅಧಿಕಾರಗಳು ಮತ್ತು ಕರ್ತವ್ಯಗಳು;
- (2) ವಿಶ್ವವಿದ್ಯಾಲಯದ ವಿದ್ಯಾವಿಷಯಕ ಜೀವನವನ್ನು ಉತ್ತಮಗೊಳಿಸಲು ಅವಶ್ಯವಾದ ಅಥವಾ ಅಪೇಕ್ಷಣೀಯವಾದ ಇತರ ನಿಕಾಯಗಳ ಅಥವಾ ಸಮಿತಿಗಳ ರಚನೆ, ಸಂಯೋಜನೆ ಮತ್ತು ಪ್ರಕಾರ್ಯಗಳು;
- (3) ಕುಲಪತಿಯವರನ್ನು ಹೊರತುಪಡಿಸಿ ವಿಶ್ವವಿದ್ಯಾಲಯದ ಅಧಿಕಾರಿಗಳ ಪದನಾಮಗಳು, ಅಧಿಕಾರಗಳು, ಪ್ರಕಾರ್ಯಗಳು, ಕರ್ತವ್ಯಗಳು ಮತ್ತು ನೇಮಕಾತಿಯ ರೀತಿ ಮತ್ತು ಆಯ್ಕೆಗಳು ಮತ್ತು ಸೇವೆಯ ನಿಬಂಧನೆಗಳು ಮತ್ತು ಷರತ್ತುಗಳು;
- (4) ವಿಶ್ವವಿದ್ಯಾಲಯದ ಬೋಧಕರ ಮತ್ತು ಇತರ ಸಿಬ್ಬಂದಿಗಳ ವರ್ಗೀಕರಣ, ವಿದ್ಯಾರ್ಹತೆ ಮತ್ತು ನೇಮಕಾತಿಯ ರೀತಿ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಕರ್ತವ್ಯಗಳು;
- (5) ವಿಶ್ವವಿದ್ಯಾಲಯಗಳ ಫ್ಯಾಕಲ್ಟಿಗಳು, ಇಲಾಖೆಗಳು, ಸಂಶೋಧನಾ ಸಂಸ್ಥೆಗಳು, ಕೇಂದ್ರಗಳು ಮತ್ತು ಇತರ ಘಟಕಗಳ ಸ್ಥಾಪನೆ, ಸಮ್ಮಿಲನ, ಉಪವಿಭಜನೆ ಅಥವಾ ರದ್ದತಿ;
- (6) ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕರು ಮತ್ತು ಇತರ ಸಿಬ್ಬಂದಿಗಳ ಪ್ರಯೋಜನಕ್ಕಾಗಿ ವಿಶ್ರಾಂತಿ ವೇತನ ಮತ್ತು ವಿಮಾ ಯೋಜನೆಗಳ ರಚನೆ ಮತ್ತು ಅಂಥ ಯೋಜನೆಗಳ ನಿಯಮಗಳು, ನಿಬಂಧನೆಗಳು ಮತ್ತು ಷರತ್ತುಗಳು;
- (7) ಪದವಿ ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ಘಟಕೋತ್ಸವಗಳನ್ನು ನಡೆಸುವುದು;
- (8) ಗೌರವ ಪದವಿಗಳು ಮತ್ತು ವಿದ್ಯಾವಿಷಯಕ ಪ್ರಶಸ್ತಿಗಳನ್ನು ಪ್ರದಾನ ಮಾಡುವುದು ಮತ್ತು ಹಿಂಪಡೆಯುವುದು;
- (9) ವಿಶ್ವವಿದ್ಯಾಲಯದಲ್ಲಿ, ನೇಮಕವಾದ ಅಧಿಕಾರಿಗಳು, ಬೋಧಕರು ಮತ್ತು ಇತರ ವ್ಯಕ್ತಿಗಳ ಸೇವಾಷರತ್ತುಗಳು ಸಂದಾಯಮಾಡಬೇಕಾದ ಪರಿಶ್ರಮಧನ ಮತ್ತು ಪ್ರಯಾಣ ಮತ್ತು ದಿನ ಭತ್ಯೆಗಳೂ ಸೇರಿದಂತೆ ಭತ್ಯೆಗಳು;
- (10) ಪರೀಕ್ಷಾ ನಿಕಾಯಗಳು ಮತ್ತು ಪರೀಕ್ಷಕರ ನೇಮಕಾತಿಯ ಷರತ್ತುಗಳು ಮತ್ತು ವಿಧಾನ;
- (11) ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸುವ ಕಾಲೇಜುಗಳು, ಕೇಂದ್ರಗಳು, ವಿಭಾಗಗಳು, ಇಲಾಖೆಗಳು, ವಲಯ ಮತ್ತು ಪ್ರಾದೇಶಿಕ ಸಂಸ್ಥೆಗಳು, ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಇತರ ಸಂಸ್ಥೆಗಳ ನಿರ್ವಹಣೆ;
- (12) ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕರು ಮತ್ತು ಇತರ ಸಿಬ್ಬಂದಿಗಳ ನೇಮಕಾತಿಗಾಗಿ ಆಯ್ಕೆ ಸಮಿತಿಗಳ ರಚನೆ;
- (13) ಈ ಅಧ್ಯಾದೇಶದ ಮೂಲಕ ಶಾಸನಗಳ ಉಪಬಂಧ ಕಲ್ಪಿಸಬೇಕಾದ ಇತರ ಎಲ್ಲಾ ವಿಷಯಗಳು.

53. ಶಾಸನಗಳ ರಚನೆ.- (1) ಇನ್ನು ಮುಂದೆ ಉಪಬಂಧಿಸಿದ ರೀತಿಯಲ್ಲಿ ಮಂಡಳಿಯು ಯಾವುದೇ ಶಾಸನವನ್ನು ರಚಿಸಬಹುದು, ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

(2) ಈ ಅಧ್ಯಾದೇಶದಲ್ಲಿ ರಚಿಸಿದ ಶಾಸನಗಳನ್ನು ಮಂಡಳಿಯು ಪ್ರಸ್ತಾಪಿಸತಕ್ಕದ್ದು ಮತ್ತು ಸರ್ಕಾರದ ಮೂಲಕ ಕುಲಾಧಿಪತಿಯವರಿಗೆ ಅವರ ಅನುಮತಿ ಕೋರಿ ಸಲ್ಲಿಸತಕ್ಕದ್ದು ಮತ್ತು ಕುಲಾಧಿಪತಿಯವರ ಅನುಮತಿ ಪಡೆದ ಮತ್ತು ಸರ್ಕಾರಿ ರಾಜ್ಯಪತ್ರದಲ್ಲಿ ಅದು ಪ್ರಕಟಣೆಯಾದ ತರುವಾಯ ಮಾತ್ರವೇ ಇದು ಜಾರಿಗೆ ಬರತಕ್ಕದ್ದು.

(3) ಈ ಅಧ್ಯಾದೇಶದಡಿಯಲ್ಲಿ ರಚಿಸಲಾದ ಎಲ್ಲಾ ಶಾಸನಗಳು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಗೊಳ್ಳತಕ್ಕದ್ದು.

54. ವಿನಿಯಮಗಳು.- (1) ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಈ ಅಧ್ಯಾದೇಶಕ್ಕೆ ಮತ್ತು ಶಾಸನಗಳಿಗೆ ಸುಸಂಗತವಾದ ವಿನಿಯಮಗಳನ್ನು.-

- (i) ತಮ್ಮ ಸಭೆಗಳ ಕಾರ್ಯ ವಿಧಾನ ಮತ್ತು ಕೋರಂಗಾಗಿ ಅಗತ್ಯವಿರುವ ಸದಸ್ಯರ ಸಂಖ್ಯೆ ನಿಗದಿಪಡಿಸುವುದಕ್ಕಾಗಿ;
- (ii) ಈ ಅಧ್ಯಾದೇಶ ಅಥವಾ ಶಾಸನಗಳ ಪ್ರಕಾರ ವಿನಿಯಮಗಳ ಮೂಲಕ ನಿಯಂತ್ರಿಸಬೇಕಾದ ವಿಷಯಗಳನ್ನು ಉಪಬಂಧಿಸುವುದಕ್ಕಾಗಿ;
- (iii) ಈ ಅಧ್ಯಾದೇಶ ಮತ್ತು ಶಾಸನಗಳಿಂದ ಉಪಬಂಧಿಸಿದ ಮತ್ತು ಪ್ರಾಧಿಕಾರಗಳಿಗೇ ಪೂರ್ಣವಾಗಿ ಸಂಬಂಧಪಟ್ಟ ಯಾವುದೇ ಇತರ ವಿಷಯಗಳಿಗೆ ಉಪಬಂಧ ಕಲ್ಪಿಸುವುದಕ್ಕಾಗಿ;

- ರಚಿಸಬಹುದು.

(2) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ರಚಿಸಿದ ವಿನಿಯಮಗಳು, ಈ ಬಗ್ಗೆ ಮಂಡಳಿಯು ಕಾಲದಿಂದ ಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿರತಕ್ಕದ್ದು.

(3) ವಿದ್ಯಾವಿಷಯಕ ಪರಿಷತ್ತು, ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟು, ವ್ಯಾಸಂಗ ಕ್ರಮಗಳು, ಪರೀಕ್ಷಾ ಪದ್ಧತಿ, ಶೈಕ್ಷಣಿಕ ಕರ್ತವ್ಯಗಳ ಕಾಲಾನುಕ್ರಮ, ವಿಶ್ವವಿದ್ಯಾಲಯದ ಪದವಿಗಳು ಮತ್ತು ಡಿಪ್ಲೊಮಾಗಳನ್ನು ನೀಡುವುದು ಮತ್ತು ಶಿಕ್ಷಣ ನಿರ್ದೇಶಕರಿಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಉಪಬಂಧ ಕಲ್ಪಿಸುವುದಕ್ಕಾಗಿ ವಿನಿಯಮಗಳನ್ನು ರಚಿಸತಕ್ಕದ್ದು.

(4) ವಿದ್ಯಾವಿಷಯಕ ಪರಿಷತ್ತು, ಹಿಂದಿನ ಉಪಪ್ರಕರಣಗಳ ಉಪಬಂಧಗಳ ಸಾಮಾನ್ಯಾನ್ವಯಕ್ಕೆ ಧಕ್ಕೆಯಾಗದಂತೆ, ವಿನಿಯಮಗಳನ್ನು.-

- (ಎ) ಪದವಿಗಳು ಮತ್ತು ಡಿಪ್ಲೊಮಾಗಳನ್ನು ಪ್ರದಾನಮಾಡಲು ಘಟಕೋತ್ಸವಗಳನ್ನು ನಡೆಸುವುದಕ್ಕಾಗಿ;
- (ಬಿ) ಗೌರವ ಪದವಿಗಳು, ವಿದ್ಯಾ ಪ್ರಶಸ್ತಿಗಳನ್ನು ಪ್ರದಾನ ಮಾಡುವುದು, ಪದವಿ ಹಿಂಪಡೆಯುವುದು;
- (ಸಿ) ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ಸ್ಥಾಪನೆ ಮತ್ತು ರದ್ದತಿಗಾಗಿ;
- (ಡಿ) ಫೆಲೋಶಿಪ್‌ಗಳು, ಸ್ಕಾಲರ್‌ಶಿಪ್‌ಗಳು, ಸ್ಟಿಪೆಂಡುಗಳು, ಶಿಷ್ಯವೇತನಗಳು, ಪದಕಗಳು ಮತ್ತು ಪ್ರಶಸ್ತಿಗಳನ್ನು ಸ್ಥಾಪಿಸುವುದು ಮತ್ತು ಅವುಗಳನ್ನು ನೀಡುವ ಬಗ್ಗೆ ಷರತ್ತುಗಳಿಗಾಗಿ;
- (ಇ) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರವೇಶ ಮತ್ತು ಅದರ ಪಟ್ಟಿಯಲ್ಲಿ ಹೆಸರು ಸೇರಿಸುವ ಮತ್ತು ವಿದ್ಯಾರ್ಥಿಗಳಾಗಿ ಮುಂದುವರಿಸುವ ಮತ್ತು ಪಟ್ಟಿಯಿಂದ ವಿದ್ಯಾರ್ಥಿಗಳನ್ನು ಬಿಟ್ಟುಬಿಡುವ ಬಗ್ಗೆ ಷರತ್ತುಗಳು ಮತ್ತು ಪ್ರಕ್ರಿಯೆಗಾಗಿ;
- (ಎಫ್) ವಿಶ್ವವಿದ್ಯಾಲಯವು ಚಾರ್ಜ್ ಮಾಡಬಹುದಾದ ಶುಲ್ಕಕ್ಕಾಗಿ;
- (ಜಿ) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು, ಡಿಪ್ಲೊಮಾಗಳು ಮತ್ತು ಪ್ರಮಾಣ ಪತ್ರಗಳಿಗಾಗಿ ರಚಿಸಲಾಗುವ ವ್ಯಾಸಂಗಗಳಿಗಾಗಿ;
- (ಎಚ್) ವಿಶ್ವವಿದ್ಯಾಲಯದ ಪದವಿಗಳು, ಡಿಪ್ಲೊಮಾಗಳು ಅಥವಾ ಇತರ ಕೋರ್ಸುಗಳು ಮತ್ತು ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಪ್ರವೇಶಿಸಲು ಷರತ್ತುಗಳು ಮತ್ತು ಪದವಿಗಳು ಮತ್ತು ಡಿಪ್ಲೊಮಾಗಳನ್ನು ಪಡೆಯುವುದಕ್ಕಾಗಿ ಅಗತ್ಯವಾದ ಅರ್ಹತೆಗಾಗಿ;
- (ಐ) ಪದವಿಗಳು ಮತ್ತು ಇತರ ವಿದ್ಯಾ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಷರತ್ತುಗಳಿಗಾಗಿ;
- (ಜೆ) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಕಾಪಾಡುವುದಕ್ಕಾಗಿ;
- (ಕೆ) ವಿದ್ಯಾರ್ಥಿನಿಯರ ವಸತಿ, ಶಿಸ್ತು ಮತ್ತು ಅವರಿಗೆ ಬೋಧನೆಗೆ ಯಾವುದಾದರೂ ವಿಶೇಷ ಏರ್ಪಾಡುಗಳನ್ನು ಮಾಡುವುದಕ್ಕಾಗಿ ಮತ್ತು ವಿದ್ಯಾರ್ಥಿನಿಯರಿಗಾಗಿಯೇ ವಿಶೇಷ ಕೋರ್ಸುಗಳಿಗೆ ಉಪಬಂಧಕಲ್ಪಿಸುವುದಕ್ಕಾಗಿ;
- (ಎಲ್) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಿವಾಸದ ಷರತ್ತುಗಳು ಮತ್ತು ವಿದ್ಯಾರ್ಥಿನಿಲಯಗಳ ನಿವಾಸಿಸುವುದಕ್ಕಾಗಿ ಶುಲ್ಕವನ್ನು ವಿಧಿಸುವುದಕ್ಕಾಗಿ;
- (ಎಂ) ವಿಶ್ವವಿದ್ಯಾಲಯವು ನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ಮಾನ್ಯತೆ ಮತ್ತು ನಿರ್ವಹಣೆಗಾಗಿ;

- ರಚಿಸತಕ್ಕದ್ದು.

ಅಧ್ಯಾಯ - IX

ಸಂಕೀರ್ಣ

55. ಕಾರ್ಯಗಳ ಹಾಗೂ ವ್ಯವಹರಣೆಗಳ ಸಿಂಧುತ್ವದ ಉಳಿಸುವಿಕೆಗಳು.- (1) ಈ ಅಧ್ಯಾದೇಶದ ಅಡಿಯಲ್ಲಿ ಮಾಡಿದ ಯಾವುದೇ ಕಾರ್ಯ ಅಥವಾ ಕೈಗೊಂಡ ವ್ಯವಹರಣೆಗಳನ್ನು ಕೇವಲ ಈ ಮುಂದಿನ ಕಾರಣಗಳಿಗಾಗಿ ಪ್ರಶ್ನಿಸತಕ್ಕದ್ದಲ್ಲ, ಎಂದರೆ:-

- (i) ಯಾವುದೇ ಪ್ರಾಧಿಕಾರದ ರಚನೆಯಲ್ಲಿ ಯಾವುದೇ ಖಾಲಿ ಸ್ಥಾನ ಅಥವಾ ದೋಷ ಇರುವುದು, ಅಥವಾ
- (ii) ಪ್ರಕರಣದ ಗುಣಾಂಶಗಳಿಗೆ ಬಾಧೆ ಉಂಟುಮಾಡದ ಆ ಕಾರ್ಯ ಅಥವಾ ವ್ಯವಹರಣೆಗಳಲ್ಲಿರುವ ಯಾವುದೇ ದೋಷ ಅಥವಾ ಕ್ರಮಬಾಹಿರತೆ.

56. ವಿದ್ಯಾರ್ಥಿಗಳ ವಾಸಸ್ಥಳ.- ವಿಶ್ವವಿದ್ಯಾಲಯವು ನಿರ್ವಹಿಸುವ ಅಥವಾ ಕುಲಪತಿಯವರು ಅನುಮೋದಿಸಿದ ವಾಸಸ್ಥಳದಲ್ಲಿ ವಿದ್ಯಾರ್ಥಿಗಳು ನಿಯಮಿಸಲಾದಂಥ ಷರತ್ತುಗಳಿಗೊಳಪಟ್ಟು ವಾಸಿಸತಕ್ಕದ್ದು. ಆದಾಗ್ಯೂ, ವಿಶ್ವವಿದ್ಯಾಲಯದಲ್ಲಿ ಅಂಥ ವಾಸಸ್ಥಳವು ದೊರಕದಿದ್ದಲ್ಲಿ ವಿಶ್ವವಿದ್ಯಾಲಯದ ಕುಲಪತಿಯವರು ಅಥವಾ ಅಧಿಕೃತರಾದ ಒಬ್ಬ ಅಧಿಕಾರಿಯು ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯವರೊಂದಿಗೆ ಅಥವಾ ಖಾಸಗಿ ವಾಸಸ್ಥಳಗಳಲ್ಲಿ ವಾಸಿಸಲು ಅನುಮತಿಸಬಹುದು.

57. ವಾರ್ಷಿಕ ವರದಿ.- ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಕುಲಸಚಿವರು ಅಥವಾ ಕುಲಪತಿಯವರ ನಿರ್ದೇಶನಗಳಡಿಯಲ್ಲಿ ಇತರ ಯಾವೊಬ್ಬ ಅಧಿಕಾರಿಯು ಹಣಕಾಸು ವರ್ಷದ ಮುಕ್ತಾಯದಿಂದ ಆರು ತಿಂಗಳೊಳಗೆ ತಯಾರಿಸತಕ್ಕದ್ದು ಮತ್ತು ಇದನ್ನು ಪರಿಗಣನೆಗೆ ತೆಗೆದುಕೊಳ್ಳುವ ಸಭೆಯು ನಡೆಯುವುದಕ್ಕಿಂತ ಒಂದು ತಿಂಗಳ ಮೊದಲು ಮಂಡಳಿಯ ಸದಸ್ಯರುಗಳಿಗೆ ಪರಿಚಲನೆ ಮಾಡತಕ್ಕದ್ದು. ಮಂಡಳಿಯು ವಾರ್ಷಿಕ ವರದಿಯ ಪರಿಗಣನೆಯ ತರುವಾಯ ಅದರ ಪ್ರತಿಯನ್ನು ಸರ್ಕಾರದ ಮುಂದಿಡತಕ್ಕದ್ದು, ಅದನ್ನು ವಿಧಾನಮಂಡಲದ ಎರಡೂ ಸದನಗಳ ಮುಂದೆ ಮಂಡಿಸತಕ್ಕದ್ದು.

58. ಅಧಿಕಾರಗಳ ಪ್ರತ್ಯಾಯೋಜನೆ.- ಕುಲಪತಿಯವರು, ಆದೇಶದ ಮೂಲಕ, ಈ ಅಧ್ಯಾದೇಶ ಅಥವಾ ಅದರಡಿಯಲ್ಲಿ ರಚಿಸಲಾಗಿರುವ ಶಾಸನಗಳಡಿಯಲ್ಲಿ ತಾನು ಚಲಾಯಿಸಬಹುದಾದ ಅಧಿಕಾರಗಳನ್ನು ಕುಲಪತಿಯವರು ಸರಿಯಾಗಿದೆಯೆಂದು ಭಾವಿಸಬಹುದಾದಂಥ ಷರತ್ತುಗಳು ಮತ್ತು ಮಿತಿಗಳಿಗೊಳಪಟ್ಟು ಯಾವುದೇ ಪ್ರಾಧಿಕಾರ, ಅಧಿಕಾರಿ, ಕಾಲೇಜುಗಳ ಮುಖ್ಯಸ್ಥರು, ಇಲಾಖೆಗಳು, ಸಂಸ್ಥೆಗಳು ಅಥವಾ ಘಟಕಗಳು ಅಥವಾ ಕಚೇರಿಗೆ ಪ್ರತ್ಯಾಯೋಜಿಸಬಹುದು.

59. ಅಡ್-ಹಾಕ್ ಸಮಿತಿಗಳ ರಚನೆ.- ಈ ಅಧ್ಯಾದೇಶದಲ್ಲಿ ಏನೇ ಇದ್ದರೂ ಮತ್ತು ಈ ಅಧ್ಯಾದೇಶ ಅಥವಾ ಶಾಸನಗಳು ಅಥವಾ ವಿನಿಯಮಗಳ ಉಪಬಂಧಗಳನ್ವಯ ವಿಶ್ವವಿದ್ಯಾಲಯಗಳ ಪ್ರಾಧಿಕಾರಗಳು ಅಥವಾ ನಿಕಾಯಗಳು ರಚನೆಯಾಗುವವರೆಗೆ ಕುಲಾಧಿಪತಿಯವರ ಪೂರ್ವಾನುಮೋದನೆಗೊಳಪಟ್ಟು ಕುಲಪತಿಯವರು, ಈ ಅಧ್ಯಾದೇಶ ಅಥವಾ ಶಾಸನಗಳು ಅಥವಾ ವಿನಿಯಮಗಳಡಿಯಲ್ಲಿನ ಅಂಥ ಪ್ರಾಧಿಕಾರಗಳ ಅಥವಾ ನಿಕಾಯಗಳ ಯಾವುದೇ ಅಧಿಕಾರಗಳನ್ನು ಚಲಾಯಿಸಲು, ಪ್ರಕಾರ್ಯಗಳನ್ನು ನಿರ್ವಹಿಸಲು ಮತ್ತು ಕರ್ತವ್ಯಗಳನ್ನು ಮಾಡಲು ತಾತ್ಕಾಲಿಕವಾಗಿ ಅಡ್-ಹಾಕ್ ಸಮಿತಿಗಳನ್ನು ನೇಮಿಸಬಹುದು.

60. ಪ್ರಾಧಿಕಾರಗಳು ಅಥವಾ ನಿಕಾಯಗಳ ಸ್ಥಾಪನೆಯಲ್ಲಿ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ನಿಕಾಯದ ಸದಸ್ಯನಾಗಿ ನೇಮಕಾತಿ ಹೊಂದಲು ಅಥವಾ ಸದಸ್ಯನಾಗಲು ಯಾವುದೇ ವ್ಯಕ್ತಿಯ ಅರ್ಹತೆಯ ಬಗ್ಗೆ ಯಾವುದೇ ಪ್ರಶ್ನೆಯು ಉದ್ಭವಿಸಿದಲ್ಲಿ, ಆ ವಿಷಯವನ್ನು ಕುಲಾಧಿಪತಿಯವರಿಗೆ ತೀರ್ಮಾನಕ್ಕಾಗಿ ಕಳುಹಿಸತಕ್ಕದ್ದು ಮತ್ತು ಅದರ ಬಗ್ಗೆ ಅವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು:

ಪರಂತು, ಯಾವುದೇ ಅಂಥ ತೀರ್ಮಾನವನ್ನು ತೆಗೆದುಕೊಳ್ಳುವ ಮುಂಚೆ, ಕುಲಾಧಿಪತಿಯವರು ಅದರಿಂದ ಬಾಧಿತನಾದ ವ್ಯಕ್ತಿಗೆ ತನ್ನ ಅಹವಾಲು ಹೇಳಿಕೊಳ್ಳಲು ಯುಕ್ತ ಅವಕಾಶವನ್ನು ನೀಡತಕ್ಕದ್ದು.

61. ವಿಶ್ವವಿದ್ಯಾಲಯದ ಪುನರವಲೋಕನ ಆಯೋಗದ ನೇಮಕ.- (1) ಕುಲಾಧಿಪತಿಯು, ಪ್ರತಿ ಐದು ವರ್ಷಗಳಿಗೊಮ್ಮೆ ವಿಶ್ವವಿದ್ಯಾಲಯದ ಕಾರ್ಯ ನಿರ್ವಹಣೆಯನ್ನು ಪುನರವಲೋಕಿಸುವುದಕ್ಕಾಗಿ ಮತ್ತು ಶಿಫಾರಸುಗಳನ್ನು ಮಾಡುವುದಕ್ಕಾಗಿ ಒಂದು ಆಯೋಗವನ್ನು ರಚಿಸತಕ್ಕದ್ದು.

(2) ಆಯೋಗವು, ಮೂವರಿಗೆ ಕಡಿಮೆಯಿಲ್ಲದಂತೆ ಕುಲಾಧಿಪತಿಯವರು ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ ನೇಮಿಸಿದ ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಸಿದ್ಧ ಶಿಕ್ಷಣ ತಜ್ಞರನ್ನು ಒಳಗೊಂಡಿರತಕ್ಕದ್ದು. ಅವರಲ್ಲಿ ಒಬ್ಬರು ಅಧ್ಯಕ್ಷರಾಗಿರತಕ್ಕದ್ದು.

(3) ಸದಸ್ಯರ ನೇಮಕಾತಿಯ ನಿಬಂಧನೆಗಳು ಮತ್ತು ಷರತ್ತುಗಳು, ಕುಲಾಧಿಪತಿಯವರು ನಿರ್ಧರಿಸಬಹುದಾದಂಥವುಗಳು ಆಗಿರತಕ್ಕದ್ದು.

(4) ಆಯೋಗವು ತಾನು ಸೂಕ್ತವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ ಕುಲಾಧಿಪತಿಯವರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡತಕ್ಕದ್ದು.

(5) ಕುಲಾಧಿಪತಿಯವರು, ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ, ಶಿಫಾರಸ್ಸಿನ ಮೇಲೆ ತಾನು ಸೂಕ್ತವೆಂದು ಭಾವಿಸುವಂಥ ಕ್ರಮವನ್ನು ಕೈಗೊಳ್ಳಬಹುದು.

(6) ರಾಜ್ಯ ಸರ್ಕಾರವು, ಕೈಗೊಂಡ ಕ್ರಮವನ್ನು ವಿವರಿಸುವ ಜ್ಞಾಪನ ಪತ್ರದೊಡನೆ ಶಿಫಾರಸುಗಳ ಒಂದು ಪ್ರತಿಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸತಕ್ಕದ್ದು.

62. ವಿಶ್ವವಿದ್ಯಾಲಯದ ವ್ಯವಹರಣೆಗಳ ಸಂಬಂಧದಲ್ಲಿ ಹುದ್ದೆಗಳಿಗೆ ನೇಮಕಾತಿ.- (1) ಈ ಅಧ್ಯಾದೇಶದ ಮತ್ತು ಶಾಸನಗಳ ಉಪಬಂಧಗಳಿಗೊಳಪಟ್ಟ ವಿಶ್ವವಿದ್ಯಾಲಯದ ವ್ಯವಹರಣೆಗಳಿಗೆ ಸಂಬಂಧಿಸಿದ ಹುದ್ದೆಗಳಿಗೆ ನೇಮಕಾತಿ ಮತ್ತು ಸೇವೆಗಳನ್ನು ನಿಯಮಿಸಲಾದಂತೆ ಮಂಡಳಿಯ ಪೂರ್ವಾನುಮತಿಯೊಡನೆ ಕುಲಪತಿಯವರು ಮಾಡಬಹುದು:

ಪರಂತು, ಸಹಾಯಕ ಪ್ರಾಧ್ಯಾಪಕರ ವೇತನ ಶ್ರೇಣಿಯದ್ದಕ್ಕಿಂತ ಕಡಿಮೆ ವೇತನಶ್ರೇಣಿಯಿರುವ ಹುದ್ದೆಗಳ ನೇಮಕಾತಿಯ ಸಂಬಂಧದಲ್ಲಿ ಅಂಥ ಅನುಮೋದನೆಯ ಅವಶ್ಯಕತೆ ಇರತಕ್ಕದ್ದಲ್ಲ.

(2) ಈ ಅಧ್ಯಾದೇಶದಲ್ಲಿ ಏನೇ ಇದ್ದರೂ ಮತ್ತು ಶಾಸನಗಳು ರಚನೆಯಾಗುವ ಅಥವಾ ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಸ್ಥಾಪನೆಯಾಗುವವರೆಗಿನ ಅವಧಿಗೆ, ವಿಶ್ವವಿದ್ಯಾಲಯದ ವ್ಯವಹರಣೆಗಳ ಸಂಬಂಧದಲ್ಲಿ ಹುದ್ದೆಗಳು ಮತ್ತು ಸೇವೆಗಳಿಗೆ ನೇಮಕಾತಿಗಳನ್ನು, ಕುಲಾಧಿಪತಿಯವರು ಅನುಮೋದಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಪತಿಯವರು ಮಾಡಬಹುದು.

63. ತಾತ್ಕಾಲಿಕ ಉಪಬಂಧಗಳು.- ಈ ಅಧ್ಯಾದೇಶದಲ್ಲಿ ಏನೇ ಇದ್ದರೂ, ಕುಲಪತಿಯು ಕುಲಾಧಿಪತಿಯವರ ಪೂರ್ವಾನುಮೋದನೆಯೊಂದಿಗೆ ಈ ಅಧ್ಯಾದೇಶದ ಪ್ರಾರಂಭದಿಂದ ಒಂದು ವರ್ಷದ ಅವಧಿಗಾಗಿ ಈ ಅಧ್ಯಾದೇಶದ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯದ ಎಲ್ಲಾ ಅಥವಾ ಯಾವುದೇ ಪ್ರಕಾರಗಳನ್ನು ನಿರ್ವಹಿಸಬಹುದು ಮತ್ತು ಆ ಉದ್ದೇಶಕ್ಕಾಗಿ ಈ ಅಧ್ಯಾದೇಶದ ಮೂಲಕ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ಅಥವಾ ನಿಕಾಯವು ಚಲಾಯಿಸಬೇಕಾದ ಯಾವುದೇ ಅಧಿಕಾರಗಳನ್ನು ಅಥವಾ ನಿರ್ವಹಿಸಬೇಕಾದ ಯಾವುದೇ ಕರ್ತವ್ಯಗಳನ್ನು ಈ ಅಧ್ಯಾದೇಶದಲ್ಲಿ ಅಥವಾ ಶಾಸನಗಳಲ್ಲಿ ಅಥವಾ ವಿನಿಯಮಗಳಲ್ಲಿ ಉಪಬಂಧಿಸಿದಂತೆ ಅಂಥ ಪ್ರಾಧಿಕಾರವು ಅಥವಾ ನಿಕಾಯವು ಅಸ್ತಿತ್ವಕ್ಕೆ ಬರುವವರೆಗೆ ಚಲಾಯಿಸಬಹುದು ಅಥವಾ ನೆರವೇರಿಸಬಹುದು.

64. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧ್ಯಾದೇಶದ ಅಥವಾ ಅದರಡಿಯಲ್ಲಿ ರಚಿಸಿದ ಶಾಸನಗಳು ಅಥವಾ ವಿನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಅಥವಾ ಅದರ ಪ್ರಾಧಿಕಾರಗಳ, ನಿಕಾಯಗಳ ಅಥವಾ ಅಧಿಕಾರಿಗಳ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹರಣೆ ನಡೆಸಲು ಅವಕಾಶ ಇರತಕ್ಕದ್ದಲ್ಲ ಮತ್ತು ಅವರಿಂದ ಯಾವುದೇ ನಷ್ಟ ಪರಿಹಾರಗಳನ್ನು ಕ್ಲೈಮ್ ಮಾಡತಕ್ಕದ್ದಲ್ಲ.

65. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ನಿಕಾಯದ ಮೊದಲ ರಚನೆಯ ಅಥವಾ ಪುನಾರಚನೆಯ ಸಂಬಂಧದಲ್ಲಿ ಅಥವಾ ಈ ಅಧ್ಯಾದೇಶದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಹಾಗೂ ಈ ಅಧ್ಯಾದೇಶದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಅಂಥ ಯಾವುದೇ ಅಧಿಸೂಚನೆಯನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ಅಧಿಸೂಚನೆಯನ್ನು ಮತ್ತು 8ನೇ ಉಪ-ಪ್ರಕರಣದಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ಆದೇಶವನ್ನು ಅದನ್ನು ಹೊರಡಿಸಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ ಅದು ಅಧಿವೇಶನದಲ್ಲಿರುವಾಗ ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಸದರಿ ಅವಧಿಯು ಮುಕ್ತಾಯವಾಗುವುದಕ್ಕೆ ಮುಂಚೆ ರಾಜ್ಯ ವಿಧಾನಮಂಡಲದ ಯಾವೊಂದು ಸದನವು ಅಧಿಸೂಚನೆಯಲ್ಲಿ ಯಾವುದೇ ಮಾರ್ಪಾಡು ಮಾಡಿದರೆ, ಅಥವಾ ಆ ಅಧಿಸೂಚನೆಯು ಪರಿಣಾಮಕ್ಕೆ ಬರತಕ್ಕದ್ದಲ್ಲವೆಂದು ನಿರ್ದೇಶಿಸಿದರೆ ಹಾಗೂ ಆ ಮಾರ್ಪಾಡು ಅಥವಾ ನಿರ್ದೇಶನವನ್ನು ಇನ್ನೊಂದು ಸದನವು ಒಪ್ಪಿದರೆ ತದನಂತರ ಅಂಥ ಅಧಿಸೂಚನೆಯು ಸಂದರ್ಭಾನುಸಾರ ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಈ ಅಧಿಸೂಚನೆಯ ಅಡಿಯಲ್ಲಿ ಈ ಮುಂಚೆ ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧೆ ಉಂಟುಮಾಡತಕ್ಕದ್ದಲ್ಲ.

66. ಕಾನೂನು ವ್ಯವಹರಣೆ.- ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧವಾದ ಎಲ್ಲಾ ದಾವೆಗಳು ಮತ್ತು ಇತರ ಕಾನೂನು ವ್ಯವಹರಣೆಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಅಥವಾ ಕುಲಪತಿಯವರು ಇದರ ಬಗ್ಗೆ ಅಧಿಕಾರ ನೀಡಿದ ಯಾವುದೇ ಇತರ ಅಧಿಕಾರಿಯು ಪ್ರಾರಂಭಿಸತಕ್ಕದ್ದು, ಪ್ರಾಸಿಕ್ಯೂಟ್ ಮಾಡತಕ್ಕದ್ದು ಅಥವಾ ಪ್ರತಿರಕ್ಷಿಸತಕ್ಕದ್ದು.

67. ನಿರಸನ ಮತ್ತು ಉಳಿಸುವಿಕೆಗಳು.- (1) ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಧ್ಯಾದೇಶ, 2008ನ್ನು (2008 ರ ಆಧ್ಯಾದೇಶ ಸಂಖ್ಯೆ 2) ಈ ಮೂಲಕ ನಿರಸನಗೊಳಿಸಲಾಗಿದೆ.

(2) ಹಾಗೆ ನಿರಸನಗೊಳಿಸಿದ್ದಾಗ್ಯೂ, ಸದರಿ ಆಧ್ಯಾದೇಶದ ಅಡಿಯಲ್ಲಿ ಮಾಡಲಾದ ಯಾವುದೇ ಕಾರ್ಯ ಅಥವಾ ಕೈಗೊಳ್ಳಲಾದ ಯಾವುದೇ ಕ್ರಮವನ್ನು ಈ ಆಧ್ಯಾದೇಶದ ಅಡಿಯಲ್ಲಿ ಮಾಡಲಾಗಿದೆ. ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು.

ಅನುಸೂಚಿ

(2(31)ನೇ ಪ್ರಕರಣವನ್ನು ನೋಡಿ)

I. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು.

- ಚಿ. ತೋಟಗಾರಿಕೆ ಕಾಲೇಜು, ಮೂಡಿಗೆರೆ
- ಛಿ. ಭತ್ತ ಸಂಶೋಧನೆಯ ಮತ್ತು ಕೃಷಿ ವಿಜ್ಞಾನ ಕೇಂದ್ರ ಪ್ರದೇಶಗಳನ್ನು ಹೊರತುಪಡಿಸಿ ವಲಯ ಕೃಷಿ ಸಂಶೋಧನಾ ಕೇಂದ್ರ, ಮೂಡಿಗೆರೆ
- ಛಿ. ತೆಂಗು ಸಂಶೋಧನಾ ಕೇಂದ್ರ, ಅರಸೀಕೆರೆ
- ಜಿ. ಕೃಷಿ ವಿಜ್ಞಾನ ಕೇಂದ್ರ ಪ್ರದೇಶವನ್ನು ಹೊರತುಪಡಿಸಿ ವಲಯ ಕೃಷಿ ಸಂಶೋಧನಾ ಕೇಂದ್ರ, ಹಿರಿಯೂರು
- ಜಿ. ಗೋಡಂಬಿ ಸಂಶೋಧನಾ ಕೇಂದ್ರ, ಉಲ್ಲಾಳ
- ಜಿ. ಅಡಿಕೆ ಸಂಶೋಧನಾ ಕೇಂದ್ರ, ಸಿಬಿನಕೆರೆ ತೋಟಗಾರಿಕೆ ಇಲಾಖೆಯ ಫಾರಂ, ತೀರ್ಥಹಳ್ಳಿ

II. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ.

- ಚಿ. ಕಿತ್ತೂರು ರಾಣಿ ಚೆನ್ನಮ್ಮ ತೋಟಗಾರಿಕೆ ಕಾಲೇಜು, ಅರಬಾವಿ
- ಛಿ. ತೋಟಗಾರಿಕೆ ಸಂಶೋಧನಾ ಕೇಂದ್ರ, ಕಣಬರಗಿ
- ಛಿ. ತೋಟಗಾರಿಕೆ ಸಂಶೋಧನಾ ಕೇಂದ್ರ, ಕುಂಬಾಪುರ
- ಜಿ. ತೋಟಗಾರಿಕೆ ಸಂಶೋಧನಾ ಕೇಂದ್ರ, ತಿಡಗುಂಡಿ
- ಜಿ. ಮೆಣಸು ಸಂಶೋಧನಾ ಕೇಂದ್ರ, ಶಿರಸಿ
- ಜಿ. ಮುಸುಕಿನ ಜೋಳ ಬೆಳೆದ ಪ್ರದೇಶವನ್ನು ಹೊರತುಪಡಿಸಿ ಮೆಣಸಿನಕಾಯಿ ಸಂಶೋಧನಾ ಕೇಂದ್ರ, ದೇವಿ ಹೊಸೂರು
- ಠಿ. ಬೀದರ್ ತೋಟಗಾರಿಕೆ ಕಾಲೇಜು, ಹೊಸ ಪ್ರದೇಶವನ್ನು ಸ್ವಾಧೀನ ಪಡಿಸಿಕೊಳ್ಳುವವರೆಗೆ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸ್ಥಾಪಿಸುವವರೆಗೆ ಜನವಾರಿ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸತಕ್ಕದ್ದು.
- ಽ. ಬಾಗಲಕೋಟೆ ತೋಟಗಾರಿಕೆ ಕಾಲೇಜು.

ಈ ಮೇಲೆ ಪಟ್ಟಿ ಮಾಡಿದ ಎಲ್ಲಾ ಸಂಸ್ಥೆಗಳು, ತೋಟಗಾರಿಕೆ ಕಾಲೇಜುಗಳು, ಸಂಶೋಧನಾ ಕೇಂದ್ರಗಳು, ತೋಟಗಾರಿಕೆ ಬೆಳೆಗಳ ಮೇಲಿನ ಅಖಿಲ ಭಾರತ ಸಮನ್ವಯ ಯೋಜನೆಗಳು ಹಾಗೂ ಆವರ್ತಕ ನಿಧಿಗಳು ಇವುಗಳನ್ನು ಮೂಲಭೂತ ಸೌಲಭ್ಯಗಳು ಕಟ್ಟಡಗಳು, (ಬೋಧಕ ಮತ್ತು ಬೋಧಕೇತರ) ಸಿಬ್ಬಂದಿ, ಸ್ಥಿರ ಮತ್ತು ಚರ ಸ್ವತ್ತುಗಳ ಸಮೇತವಾಗಿ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ವರ್ಗಾವಣೆಗೊಳಿಸತಕ್ಕದ್ದು.

ರಾಮೇಶ್ವರ ರಾಕೂರ್

ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಜಿ.ಕೆ. ಬೋರೇಗೌಡ

ಸರ್ಕಾರದ ಕಾರ್ಯದರ್ಶಿ

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ

KARNATAKA ORDINANCE NO. 3 OF 2009

(Promulgated by the Governor of Karnataka in the sixtieth year of the Republic of India and First
Published in the Karnataka Gazette Extra-Ordinary on the 2nd day of June 2009)

THE UNIVERSITY OF HORTICULTURAL SCIENCES ORDINANCE, 2009.

An Ordinance to provide for establishment and incorporation of a separate University for Horticulture in the State of Karnataka and matters connected therewith;

Whereas it is expedient to provide for the establishment and incorporation of a separate University for Horticulture in the State of Karnataka and to provide for matters connected therewith or incidental thereto;

Whereas both Houses of the State Legislature are not in session and the Governor of Karnataka is satisfied that circumstances exist which render it necessary for him to take immediate action to establish and incorporate separate University dedicated for Study and Research of Horticultural Sciences through systematic instruction, teaching and training in Horticultural Sciences and to inculcate among citizens a sense of meaningful concern for the Horticultural Sciences in a system of parliamentary democracy in the State of Karnataka.

Now, therefore, in exercise of the powers conferred by clause (1) of Article 213 of the Constitution of India, the Governor of Karnataka is pleased to promulgate the following Ordinance, namely:-

CHAPTER-I**PRELIMINARY**

1. Short title and commencement –(1) This Ordinance may be called the University of Horticultural Sciences Ordinance, 2009.

(2) It shall deemed to have come into force from 22nd November 2008.

2. Definitions.- In this Ordinance, unless the context otherwise requires,-

- (1) "Academic Council" means the Academic Council of the University;
- (2) "Affiliated college" means a college or an Institution within the University jurisdiction and affiliated to the University in accordance with the statutes prescribed and providing courses of study for admission to the examination for Degrees, Diplomas or other academic distinctions of the University;
- (3) "Authority" means any Authority of the University specified in section 11;
- (4) "Board" means the Board of Management of the University;
- (5) "Board of Studies" means academic affairs committee at faculty level;
- (6) "Campus" means a premises which includes college, Hostels, staff residences, farm land and other assets associated with teaching, research and extension activity relating to horticulture;
- (7) "College" means a constituent college of the University under its direct control and management whether located at the Headquarters, campus or elsewhere;
- (8) "Chancellor" means the Chancellor of the University;
- (9) "Comptroller" means the Comptroller of the University;
- (10) "Dean" means Head of the Constituent College or Post Graduate Studies of the University;
- (11) "Dean-Student Welfare" means Dean of student welfare, counseling and student placement;
- (12) "Director" includes the Director of Education, Director of Research and Director of Extension;
- (13) "Distance Education" means is a field of education that aims to deliver education to students who are physically off site rather than attending courses in person, teachers and students may communicate at times of their own choosing by exchanging printed/electronic/other technology media;
- (14) "Extension Council" means Extension Education Council of the University;
- (15) "Extension Education" means the educational activities concerned with the training of farmers, home makers, entrepreneurs and other groups concerned with horticulture and allied sciences and various phases of scientific technology related to horticultural production and marketing and includes demonstration to carry forward the new technology and innovation to farms and farm homes through the departments of University, Vignan Kendras and its affiliated colleges;
- (16) "Faculty" means Faculty in the University, as specified in the Ordinance and the statutes;
- (17) "Government" means the Government of Karnataka;

- (18) "Head of the Department" means Head of a Department of the University and Constituent Colleges;
- (19) "Horticulture" includes the basic and applied sciences of,-
- (a) All aspects of Horticultural crops such as vegetables, fruits, flowers, spices, plantation crops, medicinal and aromatic crops etc.,
 - (b) Agricultural crops;
 - (c) Natural Resource Management;
 - (d) Soil and Water Management;
 - (e) Crop improvement including Production and protection;
 - (f) Irrigation and weed Management;
 - (g) Production of Seed and Plant Material;
 - (h) Land use planning and Management;
 - (i) Land scaping;
 - (j) Horti-silviculture, Farm-Forestry and Forest and Wild life Management;
 - (k) Economics;
 - (l) Marketing, Co-operation and Business Management;
 - (m) Food Science and Technology;
 - (n) Post harvest Management including processing;
 - (o) Bio-Technology;
 - (p) Mushroom Culture;
 - (q) Engineering;
 - (r) Veterinary and Animal Sciences including poultry;
 - (s) Dairy Science and Technology;
 - (t) Psiciculture and Fisheries Management;
 - (u) Rural Development;
 - (v) Basic Sciences and Humanities;
 - (w) Apiculture and Sericulture;
 - (x) Any other subject related to Horticulture as suggested by the Government/ICAR.
- (20) "Horticultural Research Station" means Zonal Horticultural Research Station, Main Horticultural Research Station, Regional Horticultural Research Station, Horticultural Research Station or any other research station of the University;
- (21) "Hostel" means a place of residence for students of the University maintained or recognized by the University either as a part of or separate from the University;
- (22) "Officer" means officer of the University as specified in the Ordinance or Statutes;
- (23) "Public Private Partnership" means joint venture between university and public/private Organizations for the development and promotion of Horticulture;
- (24) "Research" means the development of technologies;
- (25) "Revolving Fund" means the budget allotted to the individuals/institutions for developing technologies, seed and planting material and to revolve the money for the further development;
- (26) "Prescribed" means prescribed by the statutes of the University;
- (27) "Registrar" means the Registrar of the University;
- (28) "Regulations" means the regulations made under section 49;
- (29) "Research Council" means Research Council of the University;
- (30) "Schedule" means Schedule appended to this Ordinance.
- (31) "Statutes" means the Statutes of the University covering governing matters of policy, procedure etc made under this Ordinance;

- (32) "Student" means a person admitted and enrolled in a constituent college or an affiliated college of the University for pursuing a course of study for a degree, diploma or other academic distinction duly instituted;
- (33) "Teacher" means a person not below the rank of an Assistant Professor appointed or recognized by the University for the purpose of imparting instructions or conducting and guiding research and/or extension education programmes, and may include any other person who may be declared by the Statutes to be a teacher;
- (34) "Transfer of Technology (TOT) units" means Vigyan Kendra, Extension Education Units (EEUs), Staff Training Units (STU), Horticultural Technology Information Centre (HTIC), Bakery Training Unit (BTU), Post Harvest Technology Institute (PHTI) and such other centers established by the University;
- (35) "Unit" means college /Research station/extension education units/ Thotagarike Vignana Kendras and other institutes concerned with Horticulture;
- (36) "University" means University of Horticultural Sciences established under section 3;
- (37) "University area" means the area under the jurisdiction of the University;
- (38) "Vice-Chancellor" means the Vice-Chancellor of the University;
- (39) "Vignana Kendras" means Thotagarike Vignana Kendra (TVK), Krishi Vignana Kendra (KVK).

CHAPTER - II

THE UNIVERSITY

3. Establishment and incorporation of the University.- (1) As soon as from the date of commencement of this Ordinance there shall be an University established in the State by the name "University of Horticultural Sciences."

(2) The University shall be a body corporate having perpetual succession and a common seal and shall sue and be sued by its name.

(3) The University shall consist of a Chancellor, a Vice-Chancellor, Board of Management, Academic Council, Research Council, Extension Council and other authorities and officers and constituent bodies as set forth in this Ordinance or as provided in the Statutes.

(4) The University shall be competent to acquire and hold property, both movable and immovable, to lease, sell or otherwise transfer any movable or immovable property which may have become vested or have been acquired by it for the purpose of the University with the prior approval of the State Government and to borrow money from the Central Government, State Government or any other approved sources and do all other things necessary for the purpose of this Ordinance.

(5) In all suits and other legal proceedings by or against the University, the pleading shall be signed and verified and all processes in such suits and proceedings shall be issued to and served on the Registrar.

(6) The Headquarters of the University shall be at Bagalkot.

4. Territorial jurisdiction and constituent bodies.- (1) With respect to teaching at the University or college level, research and extension education programmes in the field of horticulture, defined in this Ordinance, the territorial jurisdiction and responsibility of this University shall extend to the State of Karnataka.

(2) On and from the date of establishment of the University, no new college imparting education in Horticulture shall be established except as a constituent or affiliated college of the University.

(3) All Horticulture Colleges, Horticultural Research Stations, Thotagarike Vignana Kendras and other institutions coming under the jurisdiction and authority of the University shall come in as constituent units of the University under the full management and control of the University officers and authorities. No unit shall be recognized as an affiliated college unless otherwise recognized as affiliated college by the University.

(4) The University may assume responsibility for the establishment, development including research, extension and operations of its constituent bodies in the territorial jurisdiction and abroad as may be required

(5) University may have collaboration of academic programmes for research projects having multi disciplinary approach with other Universities or reputed Universities in India and abroad.

5. Objectives of the University.- The University shall be deemed to have been established and incorporated with the following objects, namely:-

(a) To make provision for imparting education towards development of quality human resource in different branches of study as stated under clause (20) of section 2;

(b) To further the advancement of learning including distance education and conducting of research, particularly in horticulture and other allied sciences;

(c) To undertake the extension education of such science and technologies, specially for the rural people of the State;

(d) To promote partnership and linkages with national and international educational, Industries, research institutes of Semi Government / Government / Private and others;

(e) Such other objects as the State Government may by notification in the official Gazette specify from time to time.

6. Admission to the University: (1) The University shall, subject to the provisions of this Ordinance and the Statutes, be open to all persons:

Provided that nothing in this section shall require the University to admit to any course of study any person who does not meet the prescribed academic standards, for admission or to retain on the rolls of the University or persons whose academic records are below the minimum standard required for the award of a degree or whose personal conduct is prejudicial to the interest of the University or such as to be inimical to the purpose of the University or to the appropriate rights and privileges of other students and staff:

Provided further that nothing in this section shall be deemed to require the University to admit to any course of study a larger number of students than that can be accommodated in the available faculties of the University or of any particular college or Department as determined by the Academic Council.

(2) Subject to sub-section (1), the State Government may direct that the University shall reserve in colleges seats for women, the persons belonging to the Scheduled Castes and the Scheduled Tribes, agriculturists or the children of agriculturists and candidates from other states , foreign students who possess the minimum qualification prescribed in this behalf and who pass such practical tests in agriculture or horticulture as the Government may by order specify. Children and wards of freedom fighters, defence personnel and ex-serviceman and such socially and educationally backward classes of citizens as may be declared by the Government in this behalf and where such direction has been given, the University shall make reservation accordingly.

Explanation: For the purpose of this sub-section, -

- (i) 'Agriculturist' means a person who as owner holds land and whose main source of income is from personal cultivation of land and includes any person whose principal means of livelihood is from manual labour in agricultural lands; and
- (ii) 'Freedom fighter' means a person of the category declared by the Government from time to time as such.

7. Powers and Functions of the University.- The University shall have the following powers and functions, namely:-

- (1) to provide for undergraduate and postgraduate instructions in horticulture and other allied branches of learning as the University may deem fit;
- (2) to provide for conducting of research in horticulture and allied branches of learning;
- (3) to provide for dissemination of the findings of research and technical information through extension education programme;
- (4) to institute course of study and hold examinations and confer degrees, diplomas and other academic distinctions on persons who have pursued a prescribed course of study or research or both in the University including part time courses and/or research carried out in any other University or recognized institutions for this purpose;
- (5) to confer honorary degrees and other distinctions as may be prescribed;
- (6) to provide training for farmers field workers, village leaders and other persons not enrolled as regular students of the University;
- (7) to collaborate with other universities and institutions in such manner and for such purposes as the university may determine, subject to the limitations set forth in section 4;
- (8) to establish and maintain colleges and other institutions relating to horticulture and allied Sciences;
- (9) to establish and maintain laboratories, libraries, research stations and institutions and museums for teaching, research and extension education;

- (10) to create teaching, research and extension education posts and to appoint persons to such posts;
- (11) to create administrative and other posts and to appoint persons to such posts;
- (12) to institute and award fellowships, scholarships, stipends and prizes in accordance with the Statutes;
- (13) to institute and maintain residential accommodations for students and staff of the University;
- (14) to fix, demand and receive such fees and other charges as may be prescribed;
- (15) to supervise and control the residence, conduct and discipline of the students of the University, and to make arrangements for promoting their health and welfare;
- (16) to accept donations from foreign countries and from within the country;

Provided that no donations from a foreign country, foreign foundation or from any person in such country shall be accepted by the University save with the prior approval of the Government.

- (17) to allow the university to admit to its privileges the institutions functioning outside India;
- (18) to grant affiliation to private horticultural institutions to conduct instruction in horticulture and allied sciences as decided under various statutes;
- (19) to do all such acts and things whether incidental to the powers aforesaid or not as may be required in furtherance of the objects of the university.

8. Transfer of certain Colleges, Institutions and employees of the University.- (1) Notwithstanding anything contained in the Karnataka Universities of Agricultural Sciences Act, 1963 (Karnataka Act 22 of 1963), the colleges, research stations, All India Co-ordinated Research Projects on horticultural crops and other institutions and also the farms of State Departments of Horticulture and Agriculture specified in the schedule-I and the attached hostels and other buildings together with the articles of furniture, libraries, books, laboratory, stores, instruments, apparatus, appliances and equipments, revolving funds and all other property both movable and immovable owned and managed by the University of Agricultural Sciences, Dharwad and the University of Agricultural Sciences, Bangalore and the State Government prior to the specified date shall along with all the properties, assets, liabilities and obligations stand transferred to, and vest in, the University.

(2) Any student of a college or institution specified in sub-section (1), who was studying for any final examination of the University of Agricultural Sciences, Bangalore or the University of Agricultural Sciences, Dharwad, as the case may be, prior to the specified date, shall be permitted to complete his course, and the concerned University shall make arrangements for holding such students, examinations.

(3) If the University of Agricultural Sciences, Bangalore and University of Agricultural Sciences, Dharwad have prior to the specified date held any examination, the result of which has been declared and degree relating thereto has not been conferred or issued or the results of any such examination have not been declared though the course requirements are completed, then the University of Agricultural Sciences, Bangalore and the University of Agricultural Sciences, Dharwad as the case may be, declare the results and confer the degree.

(4) Every person employed by the University of Agricultural Sciences, Bangalore and the University of Agricultural Sciences, Dharwad, and serving in any of the colleges, research stations or institutions specified in sub-section (1) shall, as from the specified date, be transferred to the University on the same conditions of service as were applicable to him before such transfer and continue to be governed by the same conditions of service unless and until such conditions are altered by the University;

(5) Every person of Horticulture faculty employed by University of Agricultural Sciences, Bangalore or the University of Agricultural Sciences, Dharwad, and serving in any of the Colleges/ Research Stations / Institutions not specified in sub section (1) shall, as from the specified date be transferred on option to the Horticulture University based on the availability of post on the same conditions of service as were applicable to him before such transfer and continue to be governed by the same conditions of service unless and until such conditions are altered by the University;

(6) Every person other than teacher employed by the University of Agricultural Sciences, Bangalore and the University of Agricultural Sciences, Dharwad, serving in any of the Colleges, Research Stations / Institution not specified in sub section (1) shall be transferred on option to the Horticulture University based on the availability of posts on the same conditions of service as were applicable to him before such transfer and continue to be governed by the same conditions of service unless and until such conditions are altered by the University;

(7) Any teacher of agriculture and allied sciences and every person other than teachers if he wants to remain in the parent Universities shall be transferred only after three years from the new University with the mutual consent of Vice-Chancellor of the Horticulture University and the parent Universities:

Provided that no such person who is deputed from the State Government to University of Agricultural Sciences, Bangalore and the University of Agricultural Sciences, Dharwad, shall be transferred to the University, without the prior approval of the State Government:

Provided further that no person employed by the State Government but working in Colleges, research stations or institutions mentioned in the Schedule shall be transferred to the University, unless the State Government takes a decision on the status of his employment, and till then he/she shall continue to be governed by the cadre and recruitment rules under which he was employed.

(8) The Post-Graduate Education in Horticulture will continue at GKVK Campus under the University of Agricultural Sciences, Bangalore till a notification is issued in this behalf by the State Government.

(9) The required faculty for the University out of the Horticulture Division from the University of Agricultural Sciences of GKVK Campus shall be determined by the State Government.

(10) The infra-structure of the Horticulture Division, consisting of 60 hectares of the GKVK campus shall be transferred to the Horticulture University by a notification to be issued in this behalf by the State Government.

9. Inspection and control.- (1) The Chancellor shall, if so requested by the Government or may, *suo moto* cause an inspection to be made by such person or persons as he may direct, of the University, its Buildings, Laboratories, Libraries, Museums, Hostels, Workshops and Equipment and any institution maintained, administered, recognized or approved by the University and also of the examinations, teaching and other work conducted or done by the University, and to cause an inspection or an inquiry to be made in like manner in respect of any matter connected with the University.

(2) The person or persons directed to make an inspection or inquiry under sub-section (1) shall have access for that purpose to the concerned institutions and premises and to such accounts or other records as may be necessary.

(3) Such person or persons shall submit a report of the inspection or inquiry to the Chancellor and shall forward a copy thereof to the Government.

(4) on receipt of the report the Chancellor may record his findings thereon and the same shall be sent to the State Government for taking further action as may be necessary or as directed by him.

(5) The State Government shall direct the Vice-Chancellor to initiate such action as has been directed by the Chancellor and the Government with respect to findings in the report of the enquiry and fix a time limit for such action.

(6) The Vice-Chancellor shall, within the time limit so fixed, report to the State Government the action, which has been taken or is proposed to be taken on the directions of the Government.

(7) The Government may, where action has not been taken by the University to its satisfaction within the time limit fixed and after considering any explanation furnished or representation made by the University, issue such directions as the Government may think fit and the University shall comply with such directions.

(8) Notwithstanding anything contained in the preceding sub-sections, if at any time the Chancellor is of the opinion that the affairs of the University are not managed in furtherance of the objects of the University or in accordance with the provisions of this Act or the statutes or regulations or the special measures desirable to maintain the standards of teaching, examinations, research, or extension he may bring to the notice of the University, any matter in regard to which he desires an explanation and may call upon the University to offer such explanation within such time as may be specified by the Chancellor. If the University fails to offer any explanation within the time so specified or offers an explanation which, in the opinion of the Chancellor is unsatisfactory, the Chancellor may issue such instructions as appear to him to be necessary and desirable in the circumstances of the case and may exercise such powers as are necessary for giving effect to those instructions.

(9) The University shall furnish such information relating to the administration of the University as the Chancellor may require.

(10) The State Government may, by order published in the official Gazette, annul any order, notifications, resolution or any Proceedings of the University, which, in its opinion, is not in conformity with the provisions of this Ordinance, or the statutes, regulations or ordinances or is otherwise inconsistent with the policy of the State Government:

Provided that before making any such order, the State Government shall call upon the University to show cause why such an order shall not be made and if any cause is shown within a reasonable time, shall consider the same.

10. Power to issue directions.- The Chancellor may either *suo moto* or on the recommendation of the State Government issue such directions as may be necessary or expedient in the interest of both

administration and academic functioning of the University and in particular to ensure peace and tranquility and to protect the property and finances.

CHAPTER - III

AUTHORITIES OF THE UNIVERSITY

11. Authorities of the University.- The following shall be the authorities of the University, namely:-

- (1) Board of Management;
- (2) Academic Council;
- (3) Research Council;
- (4) Extension Council;
- (5) Faculties including post graduate studies and their Board of Studies;
- (6) Such other Bodies of University as may be declared by the Statutes to be authorities of the University.

12. The Board of Management and its constitution.- (1) The Chancellor shall, as soon as may constitute the Board of Management.

(2) The Board of Management shall consist of the following:-

- (i) The Vice-Chancellor who shall be the Chairperson;
- (ii) The Principal Secretary / Secretary to Government of Karnataka, Horticulture Department or his nominee not below the rank of Deputy Secretary;
- (iii) The Principal Secretary / Secretary to Government of Karnataka, Finance Department or his nominee not below the rank of Deputy Secretary;
- (iv) The Principal Secretary / Secretary to Government of Karnataka, Agriculture Department or his nominee not below the rank of Deputy Secretary;
- (v) Director of Horticulture, Government of Karnataka, Bangalore;
- (vi) One eminent educationist (not below the rank of Professor) from the field of horticulture to be nominated by the Chancellor;
- (vii) Two progressive horticulture farmers from the jurisdiction of the University of which one person belonging to the Scheduled Caste or the Scheduled Tribes to be nominated by the Government;
- (viii) One agro-industrialist connected with processing of horticulture products to be nominated by the Chancellor;
- (ix) One outstanding woman social worker having background of rural advancement to be nominated by the Chancellor;
- (x) One representative from the Indian Council of Agriculture Research to be nominated by the Director General;
- (xi) Director of Education of the University;
- (xii) One Dean to be nominated by the Vice-Chancellor by rotation by term of two years;
- (xiii) Registrar who shall be the Member Secretary.

(3) The term of the office of the members of the Board other than Ex-officio members shall subject to the pleasure of the Government or the Chancellor as the case may be, for three years and they shall not be eligible for re-nomination to any of the authorities of the University in any category.

(4) When vacancy occurs in the office of any member by the reason of death, resignation, removal or any cause other than the expiry of term, the vacancy shall be filled in accordance with the provisions of this Act and the person who fills such vacancy, shall hold the said office for the remaining period for whose place he is nominated.

(5) One third of the members of the Board shall form a quorum at a meeting of the Board:

Provided that if a meeting of the Board is adjourned for want of quorum, no quorum shall be necessary for the adjourned meeting called for transaction of the same business.

(6) The members of the Board other than the officers of the University shall not be entitled to any remuneration for the performance of their functions under this Ordinance except such daily and traveling allowances as may be prescribed.

(7) The Board may for the purpose of consultation invite any person having experience or special knowledge in any subject under consideration to attend its meeting. Such person may speak or otherwise

take part in the proceedings of such meeting but shall not be entitled to vote. Any person so invited shall be entitled to such allowances for attending the meeting as may be prescribed.

(8) Ordinarily, the Board shall meet at least once in every three months on such dates as may be fixed by the Vice-Chancellor. However, the Vice-Chancellor may whenever he thinks fit or shall, upon the requisition in writing signed by not less than one half of the members of the Board, convene a special meeting of the Board.

13. Powers and functions of the Board.- (1) Subject to the provisions of this Ordinance and the Statutes, the Board shall be the Chief Executive Body of the University and shall manage and supervise the properties and activities of the University and shall be responsible for the conduct of all administrative affairs of the University, not otherwise provided for in this Ordinance.

(2) Without prejudice to the generality of the provisions of sub-section (1) the Board shall exercise and discharge the following powers and functions, namely:-

- (i) to consider and approve the financial estimates and the budget of the University;
- (ii) to hold and control the property and the funds of the University and issue any general directive on behalf of the University;
- (iii) with the prior approval of the Government, to accept or transfer any movable or immovable property on behalf of the University;
- (iv) to administer funds-placed at the disposal of the University for the purpose intended;
- (v) to arrange for the investment and withdrawal of the funds of the University;
- (vi) to borrow money for capital investments with prior approval of the Government and make suitable arrangements for its repayment;
- (vii) to accept on behalf of the University trust, bequests and donations;
- (viii) to consider and approve the recommendations of the Academic Council, Research Council and Extension Education Council where required;
- (ix) to direct the form and use of the common seal of the University;
- (x) to appoint such committees and bodies as it may deem necessary and set down the terms of reference thereof in accordance with the provisions of this Ordinance and the Statutes;
- (xi) to consider and approve the establishment of a new Department, Centre, Research Station or sub-station or abolition of anyone thereof or reconstitution of Department, Research Station, sub-station or center on the recommendation of the Academic Council;
- (xii) to consider and approve establishment of a new college or faculty or amalgamation of two or more colleges or faculties into a single college or faculty or closing down of college or faculty or reconstitution of any of the existing faculties on the recommendation of the Academic Council;
- (xiii) to create teaching and non-teaching posts with approval of the State Government;
- (xiv) to approve the recommendations for appointment of officers, teachers and other employees of the University of the rank of Assistant Professor and above, in the prescribed manner;
- (xv) To consider and approve of any of the board item by circulation under emergency situation.

14. Academic Council.- (1) The Academic Council shall consist of the following members namely:-

- (i) The Vice-Chancellor - Chairperson;
- (ii) The Directors of Research and Extension Education;
- (iii) Deans of constituent colleges;
- (iv) Two University Heads of the Department nominated by the Vice-Chancellor on rotational basis;
- (v) One Teacher of professor rank to be nominated by the Vice-Chancellor on rotational basis;
- (vi) One eminent Horticultural Educationist from outside the University nominated by the Vice-Chancellor;
- (vii) Registrar;
- (viii) Director of Horticulture or his nominee not below the rank of Joint Director, Government of Karnataka, Bangalore;
- (ix) One representative of affiliated college not below the rank of Professor nominated by the Vice-Chancellor;
- (x) The Director of Education - Member Secretary.

(2) The Academic Council shall co-opt, as members not more than two persons for such period and in such manner as may be prescribed so as to secure adequate representation of different sectors of Horticulture and allied fields.

(3) All Members of the Academic Council other than the ex-officio members shall hold office for a term of two years.

(4) One third of the members of the Academic Council shall form quorum at a meeting of the Academic Council:

Provided that if a meeting of the Academic Council is adjourned for want of quorum, no quorum shall be necessary at the next meeting for transaction of the same business.

(5) Any member nominated to the Academic Council shall be liable to be removed from such membership at any time by the Vice-Chancellor on the ground of misbehaviour, misconduct or otherwise after holding an enquiry.

(6) Ordinarily the Academic Council shall meet at least once in every three months on such date as may be fixed by the Vice-Chancellor. However, special meeting of the Academic Council may be called by the Vice-Chancellor.

15. Powers and functions of the Academic Council.- (1) The Academic Council shall subject to the provisions of this Ordinance and the Statutes have power to make regulations for specifying all courses of Study and determining curricula, and shall have general control on teaching and other educational programmes within the University, and shall be responsible for the maintenance of standards thereof.

(2) The Academic Council shall have power to make regulations consistent with this Ordinance and the Statutes relating to all academic matters subject to its control and to amend or repeal such regulations. Without prejudice to the generality of the provisions of sub-section (1), the Academic Council shall exercise the following powers and function namely:-

- (i) to advise the Board and Vice-Chancellor on all academic matters including the control and management of libraries;
- (ii) to make recommendations for the institution of Professorships, Associate Professorships, Assistant Professorships and other posts including posts in research and extension education and in regard to the duties thereof;
- (iii) to make recommendations for the establishment/ amalgamation/abolition of faculty, college, departments of teaching, research and extension education;
- (iv) to make regulation regarding admission of students to the university and determine the number of students to be admitted;
- (v) to make regulations relating to courses of study leading to degrees, diplomas and certificate courses;
- (vi) to make regulations relating to the conduct of examinations and to maintain and improve standard of education;
- (vii) to make recommendations to the Board regarding conferment of honorary degree;
- (viii) to make recommendations regarding the qualifications to be prescribed for teachers and service personnel in the University;
- (ix) to consider and approve Memorandum of Understanding and Memorandum of Agreement with educational, research, corporate and other institutions;
- (x) to exercise such other powers and perform such other functions as may be conferred or imposed on it under the provisions of this Ordinance, by the Board or the Vice-Chancellor.

16. Research Council.- There shall be a Research Council consisting of the following members namely:-

- (i) The Vice-Chancellor-Chairperson;
- (ii) The Director of Horticulture, or his nominee not below the rank of Joint Director, Government of Karnataka;
- (iii) The Director of Agricultural Marketing, or his nominee not below the rank of Joint Director, Government of Karnataka;
- (iv) The Director of Agriculture, or his nominee not below the rank of Joint Director, Government of Karnataka;
- (v) The Director of Watershed Management, or his nominee not below the rank of Joint Director, Government of Karnataka;

- (vi) The Chief Conservator of Forest, Research & Training, Government of Karnataka;
- (vii) All the Directors of University;
- (viii) All Deans;
- (ix) All Associate Directors of Research and Associate Directors of Extension;
- (x) Two progressive farmers having specialization in horticulture nominated by the Vice-Chancellor to avail the benefit of their specialized knowledge and experience;
- (xi) One Horticulture Scientist of eminence from outside the State Horticultural Universities or from Indian Institute of Science or ICAR institutes nominated by the Vice-Chancellor in respect of any meeting for availing the benefit of their specialized knowledge;
- (xii) One Agro-Industrialist nominated by the Vice-Chancellor in respect of any meeting for availing the benefit of their specialized knowledge of subjects on the agenda of such meeting;
- (xiii) General Manager or Head, Safal Market Unit, Bangalore (Mother Dairy Food Process Ltd);
- (xiv) The Director, Indian Institute of Horticultural Research, Bangalore or his nominee;
- (xv) The Director, Central Food Technology Research Institute, Mysore or his nominee;
- (xvi) Managing Director, Karnataka State Agricultural Produce Processing and Export Corporation Limited (KAPPEC) or his nominee, Bangalore;
- (xvii) Managing Director, Horticulture Produce growers Co-operative Marketing Society;
- (xviii) Registrar;
- (xix) One Dean/Principal of affiliated college to be nominated by the Vice-Chancellor;
- (xx) Director of Research – Member Secretary

All Members of the Research Council other than the ex-officio members shall hold office for a term of two years and shall not be eligible for re-nomination to any of the authorities of the University.

17. Functions of Research Council.- The Research Council shall consider and make recommendations in respect of:-

- (i) Research programmes and projects undertaken or to be undertaken by the various University units in the field of Horticulture and other allied Sciences with a view to promote effective co-ordination;
- (ii) Physical, fiscal and administrative facilities required for implementing research projects;
- (iii) Orienting research to meet the needs of the farmers and other stakeholders;
- (iv) Integration of research, extension, teaching and participation of research workers in teaching and extension education programme;
- (v) Foster and co-ordinate public – private partnership in research;
- (vi) any other matter pertaining to research programmes which may be referred to it by the Vice-Chancellor or the Board or any other authority of the University.

18. Extension Education Council.- (1) There shall be an Extension Education Council consisting of the following members namely:-

- (i) Vice-Chancellor – Chairperson;
- (ii) The Director of Horticulture, Government of Karnataka or his nominee not below the rank of Joint Director;
- (iii) The Director of Agriculture, Government of Karnataka or his nominee not below the rank of Joint Director;
- (iv) The Director of Agricultural Marketing, Government of Karnataka or his nominee not below the rank of Joint Director;
- (v) The Director of Women & Child Welfare, Government of Karnataka;
- (vi) The Chief Conservator of Forest, Social Forestry Government of Karnataka;
- (vii) The Director or his nominee, Indian Institute of Horticultural Research, Bangalore;
- (viii) The Director or his nominee, Central Food Technology Research Institute, Mysore or his nominee;
- (ix) Managing Director, Karnataka State Agricultural Produce Processing and Export Corporation Limited, Bangalore;

- (x) General Manager / Head, Safal Market Unit (Mother Diary Food Process Ltd), Bangalore;
- (xi) The Director of Watershed, Government of Karnataka;
- (xii) All Directors and Deans of University;
- (xiii) The Registrar;
- (xiv) All Associate Directors of Research and Associate Directors of Extension;
- (xv) All University Heads of the Departments;
- (xvi) Two progressive farmers having specialization in Horticulture and allied branches nominated by the Vice-Chancellor to avail the benefit of their specialized knowledge and experience;
- (xvii) One extension educationist of eminence from outside the University nominated by the Vice-Chancellor in respect of any meeting for availing the benefit of their specialized knowledge of subjects on the agenda of such meeting;
- (xviii) One Agro-Industrialist nominated by the Vice-Chancellor in respect of any meeting for availing the benefit of their specialized knowledge of subjects on the agenda of such meeting;
- (xix) Managing Director, Horticulture Produce growers Co-operative Marketing Society;
- (xx) One representative from any one reputed NGO related to Horticulture to be nominated by the vice chancellor;
- (xxi) As per request of the Vice-chancellor not more than one representative of the following organizations, limited to five members in all,-
 - (a) The Rural Development and Panchayat Raj Department, Government of Karnataka.
 - (b) Co-operation Department, Government of Karnataka.
 - (c) Water Resources Department, Government of Karnataka.
 - (d) Fertilizer Corporation of India.
 - (e) National Seeds Corporation;
 - (f) Any other Agro-Industry or Agro-Service Organization/Seed companies.
 - (g) Karnataka State Seeds Corporation.
 - (h) Karnataka State Seed Certification Agency.
- (xxii) Director of Extension – Member Secretary.

(2) All Members of the Extension Education Council other than the ex-officio members shall hold office for a term of two years and shall not be eligible for re-nomination to any of the authorities of the University.

19. Functions of the Extension Council.- The Extension Council shall consider and make recommendations in respect of,-

- (i) the Extension Education Programmes and Projects of the University;
- (ii) co-ordination of Extension Education activities for improvement of Horticulture and allied branches and for the development of rural Communities;
- (iii) development of farmers Education and Training and Advisory Services;
- (iv) identification and resolution of field problems and transmission of information;
- (v) methodology of Extension Education;
- (vi) evaluation of the Horticulture / Thotagarike Vignana Kendra / Extension education unit functions;
- (vii) Any other matter referred to it by the Vice-Chancellor or Board or any other authority of the University.

20. Board of Studies, composition and functions.- (1) There shall be a separate Board of Studies for Under Graduate and Post Graduate programs. The powers and functions of the Board of Studies shall be as prescribed by the Statutes.

(2) The composition of the Board of Studies for Under Graduate programs shall be as under:-

- (i) The Director of Education – Chairperson;
- (ii) Deans of all constituent colleges;

- (iii) One representative of affiliated college not below the rank of Professor nominated by the Vice Chancellor;
- (iv) Director of Research and Director of Extension;
- (v) The Registrar;
- (vi) The Dean of Student Welfare;
- (vii) All University Heads of the department;
- (viii) One Professor from each department of the University other than the head of the department nominated by the chairperson for a period of two years on rotational basis;
- (ix) Five teachers in the cadre of Associate Professor nominated by the chairperson for a period of two years on rotational basis;
- (x) Five teachers in the cadre of Assistant Professor nominated by the chairperson for a period of two years on rotational basis;
- (xi) Two professors of eminence from horticulture outside the University nominated by the Chairperson for a period of two years;
- (xii) A Dean of the college nominated by the Vice Chancellor of the University shall act as Member Secretary.
- (3) The functions of Board of Studies for under graduates programs shall be as follows namely:-
 - (i) To review under graduate teaching programme and suggest improvements thereof;
 - (ii) To consider the recommendations of the committee of courses, curricula or similar body, as constituted by the Board of Studies and to place the same before the Academic Council for consideration and approval;
 - (iii) To discharge such other functions as may be assigned to it by the Academic Council or Vice-Chancellor.
- (4) The composition of the Board of Studies for Post Graduate programs shall be as under:-
 - (i) Director of Education – Chairperson;
 - (ii) Deans of constituent colleges;
 - (iii) Director Research and Director of Extension;
 - (iv) Registrar;
 - (v) Dean of Student Welfare;
 - (vi) All University Heads of Departments of the University;
 - (vii) Ten post graduate teachers in the cadre of Professor nominated by the Chairperson for a period of two years in rotational basis;
 - (viii) Ten Post-Graduate teachers in the cadre of Associate Professor nominated by the chairperson for a period of two years on rotational basis;
 - (ix) Ten Post-Graduate teachers in the cadre of Assistant Professor nominated by the chairperson for a period of two years on rotational basis;
 - (x) Two professors of eminence from outside the University nominated for a period of two years by the Chairperson;
 - (xi) Dean Post Graduate Studies shall act as the Member Secretary.
- (5) The Board of Studies for Post Graduate program shall perform the following functions:-
 - (i) To review the post graduate and diploma teaching programmes and suggest improvements thereof;
 - (ii) To consider the recommendations of the committee of courses, curricula or similar body, as constituted by the Board of Studies and to place the same before the Academic Council for consideration and approval;
 - (iii) To discharge such other functions as may be assigned to it by the Academic Council or Vice-Chancellor.

21. Constitution of Committees.- Every Authority shall have the power to appoint committees which may unless otherwise provided in this Ordinance or the Statutes consist of the members of the authority and such other persons as it may deem fit.

22. Provision in relation to Vacancy in the Membership of Authorities.- (1) Save as otherwise provided in this Ordinance, if any members other than ex-officio member of any authority or body of the University is unable by reason of his death, resignation, removal or otherwise to complete his full term of office, the vacancy so caused shall as soon as convenient, be filled by the appointment, nomination or co-option, as the case may be and the person so appointed, nominated or co-opted shall fill such vacancy for the un-expired portion of the term for which the member in whose place such person is appointed, nominated or co-opted would otherwise have continued in office.

(2) The Board may remove any person from membership of any authority or body of the University on the ground that such person have been convicted of any offence involving moral turpitude or conduct not befitting the office held by the concerned member with the approval of the Chancellor, except that prior approval of the Chancellor shall not be necessary where such a person has been convicted by a competent Court of law:

Provided that no such order shall be made against any person without giving reasonable opportunity of being heard.

(3) A person who is a Member of any authority or body of the University as a representative of another body of the University or not shall cease to be a member of such authority or body if before the expiry of the term of his membership he ceases to be a member of that other body by which he was appointed or nominated.

(4) Whenever any person becomes a Member of any authority or body of the University by virtue of the office held by him, he shall forthwith cease to be a member of such authority or body if he/she ceases to hold such office before the expiry of the term of his membership:

Provided that he shall not be deemed to have ceased to hold his office merely by reason of his proceeding on leave for a period not exceeding four months.

(5) Any member, other than an ex-officio member of any authority or body of the University may resign his office by letter addressed to the Vice-Chancellor and such resignation shall take effect from the date, on which the same is accepted.

23. Validity and protection of acts.- (1) No act or proceeding of any authority or body of the University shall be invalid by reason of the existence of any vacancy among its members or by reason of some person having taken part in the proceedings who is subsequently found to have been not entitled to do so.

(2) Save as otherwise provided in this Ordinance, all the acts done or orders made in good faith by the University or any of its authorities shall be final and no suit shall be instituted against or damages claimed from the University or its authority for anything done or purported to have been done in pursuance of this Ordinance or the Statutes or the Regulations.

(3) No suit or other legal proceeding shall lie against any officer or other employee of the University in respect of anything which is in good faith done or intended to be done in pursuance of this Ordinance or any Statutes made there under.

CHAPTER - IV

OFFICERS OF THE UNIVERSITY

24. Officers of the University.- The following shall be the officers of the University namely:

- (1) The Chancellor
- (2) Pro-Chancellor
- (3) The Vice-Chancellor
- (4) The Directors
- (5) The Deans
- (6) The Registrar
- (7) Dean of Student Welfare
- (8) The University Librarian
- (9) Such other persons in the service of the University as may be declared by the Statutes to be the Officers of the University
- (10) The Comptroller

25. The Chancellor.- (1) The Governor of the State of Karnataka shall by virtue of his office be the Chancellor of the University.

(2) The Chancellor shall be the Head of the University and shall when present, preside at the convocation of the University.

(3) Every proposal to confer an honorary degree shall be subject to the confirmation of the Chancellor, with the approval of the Board of Management.

(4) The Chancellor may by an order in writing annul any order or proceeding of the officer or authority of the University which is not in conformity with this Ordinance and Statutes:

Provided that before making any such order he shall call upon the officer or authority concerned to show cause why such an order should not be made and if any cause is shown within the time specified in this behalf, he shall consider the same.

(5) The Chancellor shall exercise such other powers and discharge such other duties as are conferred or imposed on him by this Ordinance or the Statutes.

26. The Pro-Chancellor.- (1) The Minister for Horticulture for the State of Karnataka shall by virtue of his office be the Pro-Chancellor of the University.

(2) The Pro-Chancellor shall exercise such powers and discharge such functions of the Chancellor as may be conferred on him by or under this Ordinance or under the Statutes. He shall also exercise such other powers and discharge such other functions of the Chancellor as the Chancellor may by order in writing delegate to the Pro-Chancellor and such delegation may be subject to such restrictions as may be specified in such order.

(3) He shall preside over the convocation in the absence of Chancellor.

27. The Vice-Chancellor.- (1) The Vice-Chancellor shall be a whole time officer of the University and he shall be appointed by the Chancellor from the panel of eminent academician or scientist in Horticultural Sciences drawn by the Search Committee which shall consist of the following persons, namely:-

- (i) Director General, ICAR
- (ii) Chairman, UGC or his nominee
- (iii) One nominee of the Chancellor
- (iv) One nominee of the State Government

Provided that one of the members shall be nominated by the Chancellor to act as Chairman of the Committee. The Secretary to Government incharge of Horticulture Department or his nominee not below the rank of the Deputy Secretary to Government shall be the convener of the Search Committee.

(2) The committee shall submit a panel to the Chancellor, within such period as he may specify. The Chancellor shall, keeping in view merit, equity and social justice and appoint one person from the panel. If the Chancellor does not approve any of the names recommended by the Committee, he may with the concurrence of the Government call for a second panel if he considers necessary. If the Committee fails to submit a panel within the period so specified, the Chancellor may appoint any person whom he deems fit to be the Vice-Chancellor.

(3) Notwithstanding anything contained in sub-sections (2), the first Vice-Chancellor of the University shall be appointed by the Chancellor on the recommendation of the State Government.

(4) The Vice-Chancellor shall hold office for a term of four years or until he attains the age of 65 years, whichever is earlier. He shall not be eligible for reappointment.

(5) The emoluments and other conditions of service of the Vice-Chancellor shall be such as may be determined by the Chancellor and shall not be varied to his disadvantage after his appointment as Vice-Chancellor.

(6) The Vice-Chancellor may relinquish his office by resignation in writing under his hand addressed to the Chancellor which shall be delivered to the Chancellor normally 60 days prior to the date on which the Vice-Chancellor wishes to be relieved from his office, but the Chancellor may relieve him earlier.

(7) In the event of a temporary vacancy of the post of Vice-Chancellor or in his absence on leave or for any other reason, senior most Director with the approval of the Chancellor, may perform the duties of the Vice-Chancellor for a period not exceeding six months.

(8) The Vice-Chancellor shall not be removed from his office except by order of the Chancellor passed on the ground of misbehaviour or incapacity or if it appears to the Chancellor that the continuance of the Vice-Chancellor in office is detrimental to the interests of the University, after due inquiry by such person who is or has been a Judge of High Court to be nominated by the Chancellor in which the Vice-Chancellor, shall have an opportunity of making his representation.

28. The Special Officer.- (1) The Government shall appoint an officer to be called as Special Officer.

(2) The Special Officer appointed under sub-section (1), shall take necessary steps to establish the University and shall exercise such of the powers and perform such of the functions of the University as Vice-Chancellor, as may be specified by the State Government.

(3) The Special Officer shall hold office till the first Vice-Chancellor is appointed.

29. Powers and Duties of the Vice-Chancellor.- (1) The Vice-Chancellor shall be the principal executive academic officer of the University and ex-officio Chairperson of the Board, Academic Council and other authorities and shall in the absence of the Chancellor and Pro-Chancellor preside at the Convocation of the University and confer degrees on persons entitled to receive them.

(2) The Vice-Chancellor shall exercise general control over the affairs of the University and shall be responsible for the maintenance of discipline in the University.

(3) The Vice-Chancellor shall convene meetings of the Board, Academic Council, Research Council and Extension Education Council.

(4) The Vice-Chancellor shall ensure observance of the provisions of this Ordinance, Statutes and Regulations.

(5) The Vice-Chancellor shall be responsible for the presentation of the annual financial estimates and the annual accounts to the Board.

(6) The Vice-Chancellor may take any action in any emergency, which in his opinion calls for immediate action. He shall in such case, and as soon as may be thereafter report his action to the authority or body, which will ordinarily have dealt with the matter. If the authority or body disagrees with the action of the Vice-Chancellor the matter shall be referred to the Chancellor whose decision thereon shall be final.

(7) Where any action taken by the Vice-Chancellor affects any person in the service of the University, such person may prefer an appeal to the Board within thirty days from the date on which such person has been served with a notice of the action taken.

(8) Any person aggrieved by the appellate order of the Board may within thirty days from the date of receipt of such order, make a second appeal to the Chancellor and the decision of the Chancellor on such appeal shall be final.

(9) If the Vice-Chancellor is satisfied that a decision of the Board other than decision under sub-section (8), is not in accordance with provisions of Acts and Statutes, Government regulations and not in the best interest of the University, then he shall refer it to the Chancellor within fifteen days for his decision. The decision of the Chancellor thereon shall be final. Till the disposal of the reference made by the Chancellor the decision of the Board shall not be implemented.

(10) Subject to the provisions of the preceding sub-section the Vice-Chancellor shall give effect to the decisions of the Board regarding the appointments, promotions and dismissal of officers, teachers and other employees of the University.

(11) The Vice-Chancellor shall be responsible for the proper administration of the affairs of the University and for a close co-ordination and integration of teaching, research and extension education.

(12) The Vice-Chancellor shall exercise such other powers and perform such other duties as are conferred or imposed upon him under the provisions of this Ordinance and Statutes.

30. General terms and Conditions of Other officers of the University.- (1) The officers of the University referred to in clause (4) to (9) of section 24 shall be appointed by the Vice-Chancellor with the approval of the concerned authority of the University on such terms and conditions as may be prescribed:

Provided that the Vice-Chancellor may make appointments of such officers as a temporary measure under intimation to the concerned authority of the University.

(2) The officers of the University referred to in clauses (4) to (10) of section 24 shall not be offered nor shall they accept any remuneration for any work in the University save as such as may be provided for by the Statutes or other orders regulating their salaries, allowances and other conditions of service.

31. Directors, Deans, Registrar, Comptroller etc.,-

(1) Director of Education,-

(a) He shall be responsible for coordinating teaching, research and extension programmes of the University. He will be concerned with the policy matters and system regarding resident instruction in the University and development of educational technology and teachers training programme. He shall also oversee examinations.

- (b) He shall be responsible for maintaining permanent records of the Academic Council, Board of studies, Under Graduate and Post Graduate Studies and maintaining students' discipline.
- (c) He shall function as Member Secretary of the Academic Council and Chairman of Board of Studies for under graduate and post graduate programs.
- (d) He shall coordinate and review all research and extension programs in the University.
- (e) He shall oversee the activities of communication centre and University Publications.

(2) Director of Research: He shall be responsible for the direction and co-ordination of research programmes in the University as laid down in section 51 and efficient working of research stations.

(3) Director of Extension: He shall be responsible for the Horticulture Extension Education programmes as laid down in Section 52.

(4) Dean: He shall be Head of the College and be responsible for administering and implementation of teaching, research and extension activities in the College.

(5) Dean of Post Graduate studies: He shall be responsible for administering and implementation of post graduate studies and other educational programmes including diplomas.

(6) Dean of Students Welfare:

- (a) He shall plan and direct the programme of students' advisement and counseling and to enlist the co-operation of prospective employers and employment agencies to assist in the placement of graduates of the University and to promote discipline amongst the students of the University.
- (b) He shall plan and organize students' extra-curricular activities such as sports, cultural and other recreational activities, National Cadet Corps, NSS and communication skill improvement and other allied activities at University level.
- (c) He shall assist the Deans in supervision and management of students' hostel, cafeteria and conduct of sports and cultural events.
- (d) He shall supervise medical and health services and other welfare measures of students in the University.

(7) Registrar:

- (a) He shall be an academican in the field of Horticultural Sciences not below the rank of a Professor of the University; or an officer of the State Government not below the rank of the Deputy Secretary to Government;
- (b) He shall be Ex-officio member secretary of the Board of Management, Academic Council and shall be permanent invitee of all councils;
- (c) He shall be responsible for the due custody of records and common seal of the University;
- (d) He shall be responsible for human resource development and general administration in the University as prescribed.

(8) University Librarian:

He shall be responsible for the maintenance and management of the University Library Information System and to guide and co-ordinate library activities of all the constituent units of the University.

Subject to the provisions of this Ordinance the Officers of the University referred to in clauses (4) to (9) of section 24 shall perform such other duties as may be prescribed or as may be assigned to them from time to time, by the Vice-Chancellor.

(9) Comptroller

- (a) The Comptroller shall be a whole time officer of the University appointed by the Vice-Chancellor with the approval of the Board of Management from out of a panel of not less than three persons being officers in the cadre of Joint Controller of State Accounts Department or an Officer of the rank of Deputy Accountant General of Audit and Accounts Department, having experience in audit, accounting and financial administration, recommended by the Vice-Chancellor to the Board of Management. If none in the panel is approved by the Board of Management within thirty days, the Chancellor may in consultation with the Vice-Chancellor, appoint such other person as he deems fit to be the Comptroller.
- (b) The tenure of appointment of the Comptroller shall be four years.
- (c) The Comptroller shall, subject to the control of the Finance Committee, exercise such powers and perform such functions as may be prescribed by the Statutes and the Regulations or as may be required from time to time by the Vice-Chancellor or the Registrar. He shall be ex-officio Member of the Academic Council, and the ex-officio Member Secretary of the Finance Committee.

CHAPTER - V**EDUCATION, RESEARCH AND EXTENSION**

32. Education.- (1) Subject to provisions of this Ordinance, Education in the University shall include Bachelor's, Master's and Doctoral degree programmes and short-term diploma /certificate courses in the disciplines of Horticulture and allied sciences as prescribed.

(2) The Educational programmes would maintain congruence with the State and National policies.

(3) The University shall put in place initiatives for e-learning, distributed/distance education, Information and Communication Technology – enabled knowledge sharing etc.

(4) Programmes of Horticultural education should aim at producing competent and skilled graduates and post-graduates.

33. Research.- (1) Subject to the provisions of this Ordinance and the Statutes in the University shall carry on strategic, basic and applied research in Horticulture and allied subjects.

(2) The University through its research organization shall be the principal agency of control over research activities in Horticulture and other allied branches in its jurisdiction.

(3) The University with the concurrence of Government may establish Regional Zonal Research Stations and Sub-Stations in different agro-climatic zones in its territorial jurisdiction for the conduct of research including operational research.

34. Extension.- (1) Extension programmes shall be established in the University and shall subject to the provisions of this Ordinance and the Statutes, ensure technology assessment and refinement and facilitate adoption of technology based on research findings to farmers and others for accelerated Horticultural growth. It shall conduct demonstrations and training programmes for the benefit of various stakeholders. Extension shall be co-ordinated with various units of the University and other appropriate agencies of the Centre and the State.

(2) The University shall be responsible for developing models of Horticultural Extension in the State.

35. Integration of teaching, research and extension.- (1) In consultation with the appropriate officers of the University, the Vice-Chancellor shall be responsible for taking such steps as may be necessary for the full integration of teaching, research and extension activities of the University.

(2) Every faculty member borne on teaching cadre shall devote 30% of the time in an academic year for undertaking research and or extension apart from teaching. Likewise a faculty member borne on research or extension shall spend 30% of time in teaching or extension or research as the case may be.

(3) All teaching, research and extension staff located in the college shall be under the administrative control of Dean of the College and technical control of Director (Research) and Director (Extension) as the case may be.

(4) The University shall develop its programme of research and extension keeping in view the regional needs of the State and provide the appropriate technological backstopping, to the Government and other stakeholders.

CHAPTER - VI**FUNDS AND ACCOUNTS**

36. The University Funds.- (1) The University shall have a general fund to which shall be credited,-

(a) Its income from fees, endowments and grants if any, and income from properties of the University including hostel, experimental stations and farms;

(b) Contribution or grants made by the Government on such conditions as are consistent with the provisions of this Ordinance;

(c) Other contributions, grants, donations benefactions, loans and other receipts.

(2) The University shall have a fund called Foundation Fund to which shall be credited contributions and grants made by the Central Government or the State Government or any approved agency and such other sums as may be specified by the Board. The Board may as and when necessary retransfer such amount as may be specified, from the Foundation Fund to the General Fund, in the manner prescribed.

(3) The University shall furnish statement of accounts, reports and other particulars to the Government relating to any grant made by the Government and shall take such action and furnish such statements, accounts, reports and other particulars relating to the utilization of any grant within such time and manner as the Government may direct.

(4) It shall be competent for the University in furtherance of its objects to accept the grants from the Government or any other State Government or the Central Government or Statutory Bodies or

endowments or donations under such conditions as may be agreed upon between the Universities and the grant or donor.

37. Management of Funds.- The General Fund, Foundation Fund and other funds of the University shall be managed according to the provisions laid down by the Statutes.

38. Power of Government to order Auditing.- The Government shall have the power at any time to order an audit of the accounts of the University by such auditors as it may direct.

39. Financial Estimates.- (1) The Vice-Chancellor shall cause to be prepared the financial estimates of the University for the ensuing year and submit the same to the board for its approval.

(2) The Board may approve the financial estimates subject to such modification as it deems fit, and no expenditure shall be incurred except in accordance with the financial estimates as approved by the Board.

40. Accounts and Audit.- (1) The annual statement of accounts of the University based on double entry system of accounting shall be prepared by the Comptroller under the direction of the Vice-Chancellor and all moneys accruing to or received by the University from whatever source and all amounts disbursed or paid by the University shall be entered in the accounts.

(2) The annual accounts and the balance sheet shall be submitted by the Vice-Chancellor to the Government, which shall cause an audit to be carried out by such persons as it may appoint in this behalf. The accounts when audited shall be printed and copies thereof, together with the audit report, shall be presented by the Vice-Chancellor to the Board and the Chancellor.

(3) The Board shall submit a copy of the accounts and the report to the Government along with a Statement of the action taken by the University on the audit report, and the Government shall cause the same to be laid before both Houses of the State Legislature.

(4) The University shall cause to issue an audit utilization certificate in respect of Schemes and KVKs/TVKs sponsored by ICAR, GOI and other projects \ institutions certified by a Chartered Accountant.

41. Provident Fund, Pension and Insurance.- (1) With the prior approval of the Government, the University shall constitute for the benefit of its officers, teachers, ministerial staff and other employees, in such manner and subject to such conditions as may be prescribed, such pension, gratuity, insurance or provident fund, contributory pension fund and any other such funds as it may deem fit.

(2) The Government may declare the provisions of the Provident Funds Act 1925 (Central Act 19 of 1925) shall apply to the provident fund or pension fund so constituted by the University as if they were Government provident funds. Provided that the University shall have power in consultation with Finance Committee and the Board to invest provident fund amount in such manner as it may determine.

42. Government Grants.- (1) The State Government shall, every year, make non-lapsable lump sum grants to the University namely:-

- (i) A grant not less than the estimated expenditure of pay and allowances of the staff contingencies, supplies and services of the University for proper functioning of University;
- (ii) A grant to meet such additional items of expenditure recurring and non-recurring as the State Government may deem necessary for the proper functioning of the University.

(2) The State Government shall also make a non-lapsable lump sum grant to the University in respect of schemes included in the Five year Plans and transferred for implementation by the University, of an amount equal to the net outlay as shown in the annual plan after deducting the anticipated assistance from the Central Government and other agencies sponsoring such schemes.

(3) The University shall furnish statements, accounts, reports and other particulars as the State Government may require before any grant is made by the Government, and shall take such action and furnish such statements, accounts, reports and other particulars relating to the utilization of any grant, within such time and in such manner as the State Government may direct.

(4) It shall be competent for the University in furtherance of its objects to accept grants from the Government of Karnataka or any other State Government or the Central Government or statutory bodies and endowments or donations under such conditions as may be agreed upon between the University and the grantor or donor.

43. Finance Committee.- (1) The Board shall constitute a Finance Committee consisting of the following members, namely:-

- (i) The Vice-Chancellor - Chairperson;
- (ii) The Principal Secretary to Government, Finance Department or his nominee not below the rank of a Deputy Secretary;

(iii) The Principal Secretary or Secretary to Government, Horticulture Department his nominee not below the rank of a Deputy Secretary;

(iv) One member of the Board of Management nominated by Vice-Chancellor;

(v) Registrar;

(vi) The Comptroller – Member Secretary.

(2) Finance Committee shall have the following functions, namely:-

(i) To examine the annual accounts and budget estimates of the University and to advise the Board thereon;

(ii) To review the financial position of the University from time to time;

(iii) To make recommendations to the Board on all matters relating to the finances of the University;

(iv) To make recommendation to the Board on observing utmost economy, bringing out austerity measures and suggesting curbs on wasteful expenditure;

(v) To make suitable recommendations to the Board for cost recovery mechanism for both research and teaching to further improve the financial strength of the University.

CHAPTER - VII

AFFILIATION OF COLLEGES AND RECOGNITION OF INSTITUTIONS

44. Affiliation of Colleges.- (1) Colleges within the University area shall on satisfying the conditions specified in this section be affiliated to the University as affiliated colleges of the University on the recommendations made by the State Government.

(2) The Registrar shall notify atleast in two leading newspapers, one in English and one in Kannada, inviting applications for affiliation of new colleges, new courses in the existing affiliated colleges, new subjects in the affiliated colleges and also variation in the sanctioned intake fixing the last date for receipt of applications. The advertisement shall also contain such other particulars as may be required by the University and also specify the amount of fee for affiliation with a specific indication where the college requires to obtain the approval or recognition of the ICAR / or such other authorities to that effect.

(3) A college applying for affiliation to the University shall send an application to the Registrar within the time limit stipulated in the advertisement furnishing the information with respect to the following namely:

- (i) that it will supply a need in the locality, having regard to the type of education intended to be provided by the college, the existing provision for the same type of education made by other colleges in the neighbourhood and the suitability of the locality where the college is to be established;
- (ii) that it is to be under the management of a regularly constituted governing body;
- (iii) that the strength and qualifications of the teaching staff and the conditions governing their tenure of office are such as to make due provision for the courses of instruction, teaching or training to be undertaken by the college;
- (iv) that the infra-structures including the buildings in which the college is to be located are suitable and that provision shall be made in conformity with the statutes and regulations for the residence in the college or in lodgings approved by the college, for students not residing with their parents or guardians and for the supervision and welfare of students;
- (v) that due provision has been made for a library and other service centers;
- (vi) that where affiliation is sought in any branch of experimental science, that arrangements have been or will be made, within a stipulated time, in conformity with the Statutes, and Regulations for imparting instruction in the branch of science in a properly equipped laboratory or museum, experimental fields;
- (vii) that as far as circumstances may permit, due provision shall be made for the residence of the principal and members of the teaching staff in or near the college or the place provided for the residence of students;
- (viii) that the financial resources of the college are such as to make due provision for its continued maintenance and efficient working; and
- (ix) that rules fixing the fees if any to be paid by the students have been framed.

(4) Applications for affiliation of new colleges shall not be entertained from individuals, but only from the Registered Society or Registered Public Trust, financially viable to run the Colleges without the aid of the State Government.

(5) The application shall further contain an undertaking that after the college is affiliated there shall not be any transfer of management or change of name and style of the college, without prior approval of the State Government and the University.

(6) On receipt of application under sub-section (2), it shall be placed before the Board for consideration. The Board on consideration of each of the applications for affiliation shall direct a local inquiry to be made by a local inquiry committee.

(7) The local inquiry committee shall within thirty days from the date of constitution thereof submit a report to the Academic Council.

(8) The Academic Council shall soon after the receipt of the report of the local inquiry committee consider the findings of the Committee in the report and make such further enquiry as may appear to it to be necessary and record its opinion on such request and transmit it to the Board.

(9) The Board shall consider the report of the Committee and the resolution of the Academic Council and shall further record its opinion on the question whether the request shall be granted either in whole or in part or rejected, after making such further enquiry as may be deemed necessary.

(10) The Registrar shall submit the application and its enclosures, annexures, the report of the local inquiry committee, and the proceedings of the Academic Council and Board to the State Government for taking a decision thereon before thirty first March of the ensuing year.

(11) The State Government shall consider such applications in the light of the recommendations of the local inquiry committee, the Academic Council and the Board and after such enquiry as may appear to it to be necessary make their recommendation to the University to affiliate or reject affiliation, as the case may be, or any part thereof, including the variation in the intake.

(12) The University shall on receipt of the directions of the State Government, issue formal orders accordingly.

(13) Sanction of affiliation however, be subject to obtaining the prior approval of the ICAR or such other authorities or bodies concerned and the intake determined shall not exceed the intake if any specified by such authorities or bodies.

(14) Where the application for affiliation or fixation of intake or any part thereof is granted by the University on the recommendation of the State Government, the University shall specify in the order the courses of study in respect of which and the period for which the College or Course is affiliated with the specified intake with or without specific conditions.

(15) Where such an application or any part thereof is rejected by the State Government or the University, the grounds of such rejection shall be stated.

(16) Any application made under sub-section (1) may be withdrawn by the applicant at any time before an order is made under sub-section (12).

(17) Renewal of affiliation or continuation of affiliation for each academic year for the existing courses of study and extension of affiliation for follow-on courses, excluding new courses, may be granted by the Board in consultation with the Academic Council in the same manner as applicable for grant of fresh affiliation.

(18) The intake in respect of each of the courses of study shall be determined on an yearly basis by the State Government.

45. Restriction on admission of students in a new college.- (1) Admission of students shall not be made by a new college seeking affiliation to any University or by an existing college seeking affiliation to a new course of study or in excess of the stipulated intake, unless, as the case may be affiliation has been granted by the University to a new college or to a new course in the existing affiliated college in respect of such a course of study or for variation of the stipulated intake.

(2) If any Institution which contravenes the provisions of sub-section (1) shall be liable for action under the Karnataka Prohibition of Admissions of Students to Un-recognized and Un-affiliated Educational Institutions Act, 1992 (Karnataka Act 7 of 1993).

46. Restriction for appearance in the examinations.- A Student whose admission has become invalid or whose admission has not been approved by the University or who has been admitted to a college or course of study in excess of the prescribed intake shall not be eligible to appear for the examination conducted by either the College or the University.

47. Permanent Affiliation.- (1) A College which was affiliated continuously for a period of not less than five years and fulfilled all the conditions of affiliation and attained the academic excellence and the administrative standards on an average stipulated by the University from time to time shall be eligible for grant of permanent affiliation.

(2) The provisions of section 45 shall mutatis mutandis apply for sanction of permanent affiliation.

(3) A College permanently affiliated to the University shall be subject to review of its functioning both administratively and academically from time to time by the University and the State Government, at least once in a period of five years.

(4) Notwithstanding anything contained in the preceding sub-sections, if a permanently affiliated college fails to fulfill any of the conditions specified in sub-section (1), the permanent affiliation shall be revoked:

Provided that permanent affiliation shall not be revoked unless an opportunity is afforded by the University to the college concerned:

Provided further that on revocation of the permanent affiliation, the concerned college shall seek temporary continuation of affiliation on yearly basis.

48. Withdrawal of Affiliation.- (1) The rights conferred on a college by affiliation, either temporary or permanent, may be withdrawn in whole or in part or modified, if the college has failed to comply with any of the provisions of this Ordinance or the college has failed to comply with any of the conditions of the affiliation or the college conducted in a manner prejudicial to the interest of the education.

(2) A motion for the withdrawal or the modification of such rights shall be initiated only in the meeting of the Board. Any member of the Board, including ex-officio member who intends to move such a motion shall give a notice of it in writing setting out the grounds on which such a motion is made.

(3) Before taking the said motion into consideration, the Board shall send a copy of the said notice to the principal of the College concerned specifically intimating that any representation in writing on the motion shall be submitted by the College within a period to be specified in such intimation and the same will be considered by the Board.

(4) The Period so specified in sub-section (3) may if so expedient be extended by the Board up to a reasonable time.

(5) On receipt of the representation or on the expiry of the period referred to in the preceding sub-sections, the Board shall, after considering the notice of motion, the grounds set out therein and the representation received thereon and after such inspection by a Committee constituted and authorized by it in this behalf and after such further enquiry as may appear to it to be necessary pass a resolution regarding the reasons therefore and shall transmit it to the Academic Council.

(6) On receipt of the report under sub-section (5), the Academic Council shall, after such further enquiry, if any as may appear to it to be necessary, record its opinion and refer back to the Board.

(7) The Board after considering the resolution of the Academic Council, shall pass a final resolution recommending the withdrawal of affiliation. Such a resolution shall not be deemed to have been passed by the Board unless it has obtained the support of two third of the members present at a meeting.

(8) The Registrar shall submit the proposal with all the documents including the notice of motion, the reply of the college, resolutions of the Board and the Academic Council to the State Government for taking decision.

(9) The State Government may, after such further enquiry, as may appear to it to be necessary, direct the University to withdraw the affiliation in whole or in part or as modified and as applicable from a particular academic year or to reject the proposal.

(10) The University shall on receipt of such direction pass formal order in accordance with such direction.

(11) The students of a college, the affiliation of which has been withdrawn in whole or in part shall be accommodated in the nearby colleges by the University by increasing the intake in respect of a particular course of study to the extent of such students to be accommodated. All the documents in respect of such students shall be transferred from the college in respect of which the affiliation has been withdrawn to the college to which they are transferred by the University.

49. Voluntary closure of College or Course.- (1) The management of any college which intends to close down the college or a course in view of its incapacity or financial viability or breakdown of the management, shall give a notice in writing of not less than three months prior to the intended closure of the college to the University and to the State Government, stating the reasons therefor.

(2) The application for closure of the college or a course shall be considered by the Academic Council and the Board and they shall pass appropriate resolutions thereon.

(3) The Registrar shall transmit the application and the resolutions of the Academic Council and the Board to the State Government which shall on consideration of the same issue directions to the University

either to permit the closure or to reject the closure and the University shall on receipt of such directions pass orders accordingly.

(4) The management shall not close down the college or a course during the currency of the academic year, and until the annual examinations conducted by the University in respect of the course of study are over and a formal order, issued by the University to do so.

(5) The students of such college which has been permitted to close the college or a course shall on transfer be accommodated in the nearby colleges by the University by increasing the intake in respect of particular course of study to the extent of such students to be accommodated from such closed college and all documents in respect of each student shall be transmitted, to the College in which such students are admitted.

(6) If within ninety days after the expiry of the term of notice under sub-section (1), the State Government does not issue any direction either permitting or rejecting the closure, it shall be deemed subject to the provisions of sub-section (4), that the management is permitted to close the college or the course as the case may be.

50. Recognition of certain Institutions.- (1) Any institution situated within or outside the University area other than a college which conducts research or specified studies or specialized studies may be recognized by the Board as a recognized institution for such purpose and in such manner and subject to such conditions as may be prescribed by the Statute.

(2) Such recognition may be withdrawn either in whole or in part or modified in such manner and for such reasons as may be prescribed by the Statutes.

51. Inspection of Colleges.- (1) Every affiliated college including permanently affiliated college shall furnish to the Registrar such reports, returns and other information as the Board in consultation with Academic Council may require to judge the efficiency of the college and the academic quality achieved.

(2) The Board shall cause every such college to be inspected from time to time by a Committee constituted for the purpose.

(3) The Board may call upon any college so inspected to take within a specified period such action as may appear to it to be necessary in respect of any matters.

(4) Every College shall comply with the directions of the University issued from time to time in respect of all matters relating to academic and administrative and matters ancillary thereto.

CHAPTER - VIII

STATUTES AND REGULATIONS

52. Statutes.- Subject to the provisions of this Ordinance, the Statutes of the University may provide for any matter connected with the affairs of the University and shall, in particular, provide for the following, namely:-

- (1) Constitution, powers and duties of the Authorities;
- (2) Creation, composition and functions of other bodies or committees, necessary or desirable for improving the academic life of the University;
- (3) Designations, powers, functions, duties, manner of appointment and selections and terms and conditions of service of the Officers of the University other than the Vice-Chancellor;
- (4) Classification, qualification and manner of appointment terms and conditions of service and powers and duties of teachers and other employees of the University;
- (5) Establishment, amalgamation, sub-division or abolition of faculties, Departments, Research Stations, Centres or other units of the Universities;
- (6) Establishment of pension and insurance schemes for the benefit of officers, teachers and other employees of the University and the rules, terms and conditions of such schemes;
- (7) Holding of convocations to confer degree and diplomas;
- (8) Conferment and withdrawal of honorary degrees and academic distinctions;
- (9) Conditions of service, remunerations and allowances including traveling and daily allowances to be paid to officers, teachers and other persons employed under the University;
- (10) Conditions and mode of appointment and the duties of examining bodies and examiners;
- (11) Management of colleges, Centres, Divisions, Departments, Zonal and Regional Stations, Thotagarike Vignana Kendras or other Institutions founded or maintained by the University;
- (12) Constitution of Selection Committees for appointment of officers, teachers and other employees of the University;

(13) All other matters, which by this Ordinance are to be provided by the Statutes.

53. Statutes How Made.- (1) Any statute may be made, amended or repealed by the Board in the manner herein after provided.

(2) Statutes under this Ordinance shall be proposed by the Board and submitted to the Chancellor through the Government for his assent and shall be given effect to only after the assent published in the Official Gazette.

(3) All the Statutes made under this Ordinance shall be published in the Official Gazette.

54. Regulations.- (1) The Authorities of the University may make regulations consistent with this Ordinance and the Statutes for:-

- (a) Laying down the procedure for their meetings and the number of members required to form the quorum;
- (b) Providing for matters which by this Ordinance or the Statutes are to be regulated by Regulations;
- (c) Providing for any other matters solely concerning the authority and not provided for by this Ordinance and Statutes.

(2) The regulations made by any authority of the University shall be subject to such direction as the Board may from time to time give in this behalf.

(3) The Academic Council may, subject to the provisions of this Ordinance and the Statutes, make regulations providing for courses of studies, system of examination, academic calendar, award of degrees and diplomas of the University and other matters related to Director of Education.

(4) Without prejudice to the generality of the provisions of the preceding sub-sections, Academic Council may make regulations for:-

- (a) holding of convocations to confer degrees and diplomas;
- (b) conferment of honorary degrees, academic distinctions and withdrawal of degrees;
- (c) establishment and abolition of hostels maintained by the University;
- (d) Institution of fellowships, scholarships, stipend, bursaries, medals and prizes and the conditions of award thereof;
- (e) Entrance or admission of the students of the University and their enrollment and continuance as such and the conditions and procedures for dropping students from enrollment;
- (f) Fees which may be charged by the University;
- (g) Courses of study to be laid down for all degrees, diplomas and certificates of the University;
- (h) Conditions under which students shall be admitted to the degrees, diplomas or other courses and examinations of the University and eligibility for the award of degrees and diplomas;
- (i) Conditions for conferment of degrees and other academic distinctions;
- (j) Maintenance of discipline among the students of the University;
- (k) Special arrangements, if any, which may be made for residence, discipline and teaching of women students and the provision of special courses of study for women;
- (l) Conditions of residence of students of the University and levy of fees for residence in hostels;
- (m) Recognition and management of hostels maintained by the University.

CHAPTER - IX

MISCELLANEOUS

55. Savings of Validity of Acts and Proceedings.- No Act done or proceedings taken under this Ordinance shall be questioned merely on the ground,-

- (i) of any vacancy or defect in the constitution of any Authority;
- or
- (ii) of any defect or irregularity in such act or proceeding not affecting the merits of the case.

56. Residence of Students.- The students shall reside in the accommodation maintained by the University or approved by the Vice-Chancellor subject to such conditions as may be prescribed. However, the Vice-Chancellor or an authorized officer of the University may permit the students to reside with their parents or in private accommodations when no such accommodation is available with the University.

57. Annual Report.- The annual report of the University shall be prepared by the Registrar or any other officer under the directions of the Vice-Chancellor ordinarily within six months from the close of the Financial year and circulated to the members of the Board one month before the meeting at which it is to be considered. The Board shall after consideration of the annual report forward a copy thereof to the Government, which shall be laid before both Houses of the Legislature.

58. Delegation of Powers: The Vice-Chancellor may, by Order, delegate the powers exercisable by him under this Ordinance or the Statutes made there under, to any authority, officer, heads of colleges, departments, institutions or units or office subject to such conditions and restrictions as the Vice-Chancellor may deem proper.

59. Constitution of *ad-hoc* committees.- Notwithstanding anything in this Ordinance, and until such time as the authorities or bodies of the Universities are duly constituted in accordance with the provisions of this Ordinance or Statutes or regulations, the Vice-Chancellor may, subject to the prior approval of the Chancellor, appoint committees temporarily to exercise, perform, and discharge any of the powers, functions and duties of such authorities or bodies under this Ordinance or statutes or regulations.

60. Disputes as to constitutions of Authorities or Bodies.- If any question arises as to whether any person has been duly appointed or is entitled to be member of any authority or other body of University, the matter shall be referred to the Chancellor whose decision thereon shall be final:

Provided that before taking any such decision, the Chancellor shall give the person affected thereby reasonable opportunity of being heard.

61. Appointment of University Review Commission.- (1) The Chancellor shall once in every five years constitute a Commission to review the working of the University and to make recommendations.

(2) The Commission shall consist of not less than three eminent educationists in the field of Horticulture Sciences, one of whom shall be the Chairman, appointed by the Chancellor on the recommendation of the State Government.

(3) The terms and conditions of appointment of the members shall be such as the Chancellor may determine.

(4) The Commission shall, after holding such enquiry as it deems fit, make its recommendations to the Chancellor and to the State Government.

(5) The Chancellor may, in consultation with the State Government, take such action on the recommendations, as he deems fit.

(6) The State Government shall lay a copy of the recommendations together with a memorandum indicating the action taken before both Houses of the State Legislature.

62. Appointment to posts in connection with the affairs of the University.- (1) Subject to the provisions of this Ordinance and the Statutes appointment to posts and services in connection with the affairs of the University may be made by the Vice-Chancellor with the approval of such authority as may be prescribed:

Provided that such approval of the Board shall not be necessary in respect of appointment of posts carrying scales of pay lower than the pay scale of an Assistant Professor under teaching and 'A' group of employees under non teaching staff.

(2) Notwithstanding anything contained in this Ordinance and until such time as the Statutes are made or the authorities of the University are constituted, appointments to posts and services in connection with the affairs of the University may be made by the Vice-Chancellor on such terms and conditions as may be approved by the Chancellor.

63. Transitory Provisions.- Notwithstanding anything contained in this Ordinance, the Vice-Chancellor may, with the previous approval of the Chancellor discharge all or any of the functions of the University for the purpose of carrying out the provisions of this Ordinance and for that purpose may exercise any powers or perform any duties which by this Ordinance are to be exercised or performed by any Authority or body of the University until such authority or body comes in to existence as provided by this Ordinance or the Statutes or regulations.

64. Protection of Act done in good faith.- No suit or other legal proceeding shall lie against, and no damages shall be claimed from, the University or its authorities, bodies, officers or other employees for anything which is in good faith done or intended to be done in pursuance of this Ordinance, the Statutes, or Regulations made there under.

65. Power to remove difficulties.- (1) If any difficulty arises as to the first constitution or reconstitution of any authority or body of the University or giving effect to the provisions of this Ordinance, the Government may by notification, make such provision not inconsistent with the provisions of this Ordinance as may appear to it to be necessary or expedient for removing the difficulty.

Provided that no such notification shall be issued after the expiry of five years from the date of commencement of this Ordinance.

(2) Every notification issued under sub-section (1) and every order issued under sub section (9) of section 8 shall be laid as soon as may be after it is issued, before each House of the State Legislature while it is in session for a total period of thirty days which may be comprised in one session or in two or more sessions, and if before the expiry of the said period, either House of the State Legislature makes any modification in any notification or directs that any notification shall not have effect, and if the modification or direction is agreed to by the other House such notification shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that notification.

66. Legal proceeding.- All suits and other legal proceedings by or against the University shall be instituted, prosecuted or defended on behalf of the University by the Registrar or any other officer empowered in this behalf by the Vice-Chancellor.

67. Repeal and savings.- (1)The University of Horticultural Sciences Ordinance, 2008 (Karnataka Ordinance 2 of 2008) is hereby repealed

(2) Notwithstanding such repeal any thing done or any action taken under this said Ordinance shall be deemed to have been done or taken under this Ordinance.

SCHEDULE

[see section 2(31)]

I. University of Agricultural Sciences, Bangalore

1. College of Horticulture, Mudigere
2. Zonal Agricultural Research Station, Mudigere except areas of Rice Research and KVK.
3. Coconut Research Station, Arsikere,
4. Zonal Agricultural Research Station, Hiriyur except area of KVK
5. Cashew Research Station, Ullal
6. Areca Research Station, Sibinegere, Horticulture Farm Thirthahalli.

II. University of Agricultural Sciences, Dharwad

1. Kittur Rani Channamma College of Horticulture, Arabhavi
2. Horticulture Research Station, Kanabargi
3. Horticulture Research Station, Kumbapur
4. Horticulture Research Station, Tidagundi
5. Pepper Research Station, Sirsi
6. Chillli Research Station, Devihosur except area of maize
7. Bidar Horticulture College would function at Janawada Research Center till new area is acquired and infrastructure is established.
8. Bagalkot Horticulture College.

All the above listed institutions, Horticulture Colleges, Research Stations, All India Co-ordinated Projects on Horticultural Crops and revolving funds are to be transferred to Horticulture University along with infrastructure, buildings, staff (both teaching and non-teaching), movable and immovable properties.

RAMESHWAR THAKUR
GOVERNOR OF KARNATAKA

By Order and in the name of the Governor of Karnataka,

G.K. BOREGOWDA
Secretary to Government
Department of Parliamentary Affairs and Legislation

ವಿಶೇಷ ಪತ್ರಿಕೆ

ಭಾಗ - V	ಬೆಂಗಳೂರು, ಬುಧವಾರ, ಜೂನ್ ೨, ೨೦೦೯ (ಜ್ಯೇಷ್ಠ ೧೩, ಶಕ ವರ್ಷ ೧೯೩೧)	ನಂ. ೩೭೬
---------	---	---------

ಸಾರ್ವಜನಿಕ ಶಿಕ್ಷಣ ಇಲಾಖೆ

ಆಯ್ಕೆ ಪ್ರಾಧಿಕಾರಿ ಹಾಗೂ ವಿಭಾಗೀಯ ಕಾರ್ಯದರ್ಶಿಗಳು, ಸಹ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ನೃಪತುಂಗ ರಸ್ತೆ, ಬೆಂಗಳೂರು-560 001 ಇವರ ಕಾರ್ಯಾಲಯ

ತಿದ್ದುಪಡಿ ನೇಮಕಾತಿ ಅಧಿಸೂಚನೆ

ಸಂಖ್ಯೆ: ಅ1/ಪ್ರಶಾಶಿನೇ01/2009-10, ದಿನಾಂಕ: 30ನೇ ಮೇ, 2009

ದಿನಾಂಕ: 18.05.2009 ರಂದು ಹೊರಡಿಸಿದ ಅಧಿಸೂಚನೆಗೆ ಈ ಕೆಳಕಂಡಂತೆ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ.

2009-10ನೇ ಸಾಲಿನ ಪ್ರೌಢ ಶಾಲಾ ಸಹ ಶಿಕ್ಷಕರ/ದೈಹಿಕ ಶಿಕ್ಷಕರ ಗ್ರೇಡ್-1ರ ನೇಮಕಾತಿಗೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷಾ ವೇಳಾ ಪಟ್ಟಿಗೆ ಪುಟ ಸಂಖ್ಯೆ 11 ಕ್ರಮ ಸಂಖ್ಯೆ: 12ನ್ನು ಈ ಕೆಳಗಿನಂತೆ ತಿದ್ದುಪಡಿ ಮಾಡಿದೆ.

ಶನಿವಾರ, ದಿನಾಂಕ: 08.08.2009

ಪರೀಕ್ಷಾ ಸಮಯ : ಬೆಳಿಗ್ಗೆ 09.00 ರಿಂದ 11.00	ಪತ್ರಿಕೆ-1 (ಎಲ್ಲಾ ಅಭ್ಯರ್ಥಿಗಳಿಗೆ ಸಾಮಾನ್ಯ ಪತ್ರಿಕೆ)
ಪರೀಕ್ಷಾ ಸಮಯ: ಮಧ್ಯಾಹ್ನ 12.00 ರಿಂದ 2.00	ಪತ್ರಿಕೆ-2 (ಕಲೆ)
ಪರೀಕ್ಷಾ ಸಮಯ: ಮಧ್ಯಾಹ್ನ 3.00 ರಿಂದ 5.00	ಪತ್ರಿಕೆ-2 (ಭೌತ ಶಾಸ್ತ್ರ / ಜೀವ ಶಾಸ್ತ್ರ)

ಭಾನುವಾರ, ದಿನಾಂಕ: 09.08.2009

ಪರೀಕ್ಷಾ ಸಮಯ : ಬೆಳಿಗ್ಗೆ 09.00 ರಿಂದ 11.00	ಪತ್ರಿಕೆ-2 (ದೈಹಿಕ ಶಿಕ್ಷಣ)
ಪರೀಕ್ಷಾ ಸಮಯ: ಮಧ್ಯಾಹ್ನ 12.00 ರಿಂದ 2.00	ಪತ್ರಿಕೆ-2 (ಭಾಷಾ ಕನ್ನಡ)
ಪರೀಕ್ಷಾ ಸಮಯ: ಮಧ್ಯಾಹ್ನ 3.00 ರಿಂದ 5.00	ಪತ್ರಿಕೆ-2 (ಭಾಷಾ ಇಂಗ್ಲೀಷ್)

ಸೋಮವಾರ, ದಿನಾಂಕ: 10.08.2009

ಪರೀಕ್ಷಾ ಸಮಯ : ಬೆಳಿಗ್ಗೆ 09.00 ರಿಂದ 11.00	ಪತ್ರಿಕೆ-2 (ಭಾಷಾ ಹಿಂದಿ)
ಪರೀಕ್ಷಾ ಸಮಯ: ಮಧ್ಯಾಹ್ನ 12.00 ರಿಂದ 2.00	ಪತ್ರಿಕೆ-2 (ಭಾಷಾ ಉರ್ದು)
ಪರೀಕ್ಷಾ ಸಮಯ: ಮಧ್ಯಾಹ್ನ 3.00 ರಿಂದ 5.00	ಪತ್ರಿಕೆ-2 (ಭಾಷಾ ಸಂಸ್ಕೃತ)

ಮಂಗಳವಾರ, ದಿನಾಂಕ: 11.08.2009

ಪರೀಕ್ಷಾ ಸಮಯ : ಬೆಳಿಗ್ಗೆ 09.00 ರಿಂದ 11.00	ಪತ್ರಿಕೆ-2 (ಭಾಷಾ ಮರಾಠಿ)
ಪರೀಕ್ಷಾ ಸಮಯ: ಮಧ್ಯಾಹ್ನ 12.00 ರಿಂದ 2.00	ಪತ್ರಿಕೆ-2 (ಭಾಷಾ ತೆಲುಗು)
ಪರೀಕ್ಷಾ ಸಮಯ: ಮಧ್ಯಾಹ್ನ 3.00 ರಿಂದ 5.00	ಪತ್ರಿಕೆ-2 (ಭಾಷಾ ತಮಿಳು)

ಪುಟ ಸಂಖ್ಯೆ : 29ರ ಕ್ರೋಢೀಕರಣ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ತೆಲುಗು ಭಾಷಾ ವಿಷಯಕ್ಕೆ 01 ಹುದ್ದೆಯನ್ನು ಮೀಸಲಿರಿಸಿದ್ದು, ಅದನ್ನು ತಮಿಳು ಭಾಷೆಗೆ ಮೀಸಲಿರಿಸಿದೆ ಎಂದು ಓದಿಕೊಳ್ಳತಕ್ಕದ್ದು.

ಪುಟ ಸಂಖ್ಯೆ : 115ರಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ದೈಹಿಕ ಶಿಕ್ಷಕರ ಹುದ್ದೆಗೆ ಅಂಗವಿಕಲ ಮೀಸಲಾತಿಗೆ 01 ಹುದ್ದೆ ಎಂದಿರುವುದನ್ನು ಸಾಮಾನ್ಯ-ಮಹಿಳಾ ಅಭ್ಯರ್ಥಿ ಎಂದು ಓದಿಕೊಳ್ಳುವುದು. ಸಾಮಾನ್ಯ-ಮಹಿಳಾ ಮೀಸಲಾತಿಗೆ ಒಟ್ಟು 01 ಹುದ್ದೆ ಎಂದಿರುವುದನ್ನು 02 ಹುದ್ದೆಗಳು ಎಂದು ಓದಿಕೊಳ್ಳತಕ್ಕದ್ದು. ಹಾಗೂ ಒಟ್ಟು 04 ಹುದ್ದೆಗಳು ಇರುವುದನ್ನು ಒಟ್ಟು 05 ಹುದ್ದೆಗಳು ಎಂದು ಓದಿಕೊಳ್ಳುವುದು.

ಎನ್.ಬಿ. ಪಾಟೀಲ್

ಆಯ್ಕೆ ಪ್ರಾಧಿಕಾರಿ ಹಾಗೂ ಸಹ ನಿರ್ದೇಶಕರು,
ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ,
ನೃಪತುಂಗ ರಸ್ತೆ, ಬೆಂಗಳೂರು.

ತಿದ್ದುಪಡಿ ನೇಮಕಾತಿ ಅಧಿಸೂಚನೆ

ಸಂಖ್ಯೆ: ಅ5/ಪ್ರಶಾಸಂಗೀತ ಶಿಕ್ಷಕರ ನೇ 01/2009-10, ದಿನಾಂಕ: 30ನೇ ಮೇ, 2009

ದಿನಾಂಕ: 18.05.2009 ರಂದು ಹೊರಡಿಸಿದ ಅಧಿಸೂಚನೆಗೆ ಈ ಕೆಳಕಂಡಂತೆ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ.

2009-10ನೇ ಸಾಲಿನಲ್ಲಿ ಸಂಗೀತ ಶಿಕ್ಷಕರ ಗ್ರೇಡ್-2 (ಹಾಡುಗಾರಿಕೆ ಮಾತ್ರ) ಹುದ್ದೆಗಳಿಗೆ ನೇಮಕಾತಿಗೆ ಈ ಕೆಳಕಂಡಂತೆ ಓದಿಕೊಳ್ಳತಕ್ಕದ್ದು.

ಪುಟ ಸಂಖ್ಯೆ : 15 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ 15 ಹುದ್ದೆಗಳು ಎಂದಿರುವುದನ್ನು 05 ಹುದ್ದೆಗಳು ಎಂದು ಓದಿಕೊಳ್ಳತಕ್ಕದ್ದು.

ಪುಟ ಸಂಖ್ಯೆ : 16 ರಲ್ಲಿ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ 12 ಹುದ್ದೆಗಳು ಎಂದಿರುವುದನ್ನು 11 ಹುದ್ದೆಗಳು, ಎಂದು ಓದಿಕೊಳ್ಳುವುದು ಹಾಗೂ ಒಟ್ಟು ಹುದ್ದೆಗಳು 13 ಎಂದಿರುವುದನ್ನು 12 ಎಂದು ಓದಿಕೊಳ್ಳತಕ್ಕದ್ದು. ಹಾಗೂ ಸಾಮಾನ್ಯ ಇತರೆ ಮೀಸಲಾತಿಯಲ್ಲಿ ಒಟ್ಟು 10 ಹುದ್ದೆಗಳು ಎಂದಿರುವುದನ್ನು 11 ಎಂದು ಓದಿಕೊಳ್ಳುವುದು ಒಟ್ಟು ಹುದ್ದೆಗಳ ಸಂಖ್ಯೆ: 46 ಎಂದಿರುವುದನ್ನು 47 ಎಂದು ಓದಿಕೊಳ್ಳತಕ್ಕದ್ದು.

ಪುಟ ಸಂಖ್ಯೆ : 21 ರಲ್ಲಿ ಮಧುಗಿರಿ ಜಿಲ್ಲೆಯಲ್ಲಿ ಸಾಮಾನ್ಯ ಮಹಿಳಾ ಮೀಸಲಾತಿಗೆ 01 ಹುದ್ದೆಯನ್ನು ನೀಡಲಾಗಿದ್ದು ಅದನ್ನು ಸಾಮಾನ್ಯ ಇತರೆಯಲ್ಲಿ 01 ಹುದ್ದೆ ಎಂದು ಹಾಗೂ ಒಟ್ಟು ಹುದ್ದೆಗಳು 02 ಎಂದು ಓದಿಕೊಳ್ಳತಕ್ಕದ್ದು.

ಎಸ್.ಬಿ. ಪಾಟೀಲ್

ಆಯ್ಕೆ ಪ್ರಾಧಿಕಾರಿ ಹಾಗೂ ಸಹ ನಿರ್ದೇಶಕರು,
ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ,
ನೃಪತುಂಗ ರಸ್ತೆ, ಬೆಂಗಳೂರು.

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಜೂನ್ 2, 2009 (ಜ್ಯೇಷ್ಠ ೧೩, ಶಕ ವರ್ಷ ೧೯೩೧)	ನಂ. ೩೭೯
------------	---	---------

ಕರ್ನಾಟಕ ವಿಧಾನಸಭೆಯ ಸಚಿವಾಲಯ

ಅಧಿಸೂಚನೆ

ಸಂ. ವಿಸಸ/ಶಾರಶಾ/ವಿಪನಾ/21/2009, ಬೆಂಗಳೂರು, ದಿನಾಂಕ : 1ನೇ ಜೂನ್, 2009

ವಿರೋಧ ಪಕ್ಷದ ನಾಯಕರಾಗಿದ್ದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ದಿನಾಂಕ 28ನೇ ಮೇ, 2009 ರಂದು ವಿಧಾನ ಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಪ್ರಯುಕ್ತ ಅದೇ ದಿನದಂದು ಜಾರಿಗೆ ಬರುವಂತೆ ವಿರೋಧ ಪಕ್ಷದ ನಾಯಕರ ಅವಧಿಯು ಮುಕ್ತಾಯವಾಗಿರುತ್ತದೆ.

ಎಸ್.ಬಿ. ಪಾಟೀಲ್

ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ

KARNATAKA LEGISLATIVE ASSEMBLY SECRETARIAT

NOTIFICATION

No. LGA/21/LOLA/2009, Bangalore, Dated : 1st June, 2009

Consequent upon acceptance of the resignation tendered by **Sri Mallikarjun Kharge** as Member of the Legislative Assembly on 28.05.2009, he ceased to be Leader of Opposition in the Legislative Assembly with effect from 28.05.2009.

S.B. Patil

Secretary, Karnataka Legislative Assembly

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಜೂನ್ 2, 2009 (ಜ್ಯೇಷ್ಠ ೧೩, ಶಕ ವರ್ಷ ೧೯೩೧)	ನಂ. ೩೮೦
------------	---	---------

FINANCE SECRETARIAT

NOTIFICATION - I

No. FD 05 CET 2009, Bangalore, dated: 3rd June, 2009

In exercise of the powers conferred by Section 11-A of the Karnataka Tax on Entry of Goods Act, 1979 (Karnataka Act 27 of 1979), the Government of Karnataka, being of the opinion that it is necessary

in the public interest so to do, with effect from the first day of April, 2009 hereby exempts the tax payable under the said Act.-

- (i) on the entry of plant and machinery and capital goods for use including those brought for the purpose of establishing captive power generation plant, into a local area caused by a dealer who is a new industrial unit located in Zone-1 or Zone-2 or Zone-3 area as specified in the Government Order No. CI 233 SPI 2008 dated 28th February, 2009 for a period of three years from the date of commencement of its project implementation; and
- (ii) on the entry of any goods for use as raw materials inputs, component parts and consumables (excluding petroleum products) into a local area caused by a dealer who is a new industrial unit located in Zone-1 or Zone-2 or Zone-3 area as specified in the Government Order No. CI 233 SPI 2008 dated 28th February, 2009, for a period of five years from the date of commencement of commercial production of such unit.

Explanations.- (1) For the purpose of this Notification,

- (a) "Capital goods" means plant including cold storage and similar plant, machinery, equipments, moulds, tools and jigs.
- (b) A "New Industrial Unit" means a unit which has made new investments on fixed assets and includes an existing unit investing at least 50% of its original investment for undertaking expansion/ diversification/modernization, in creation of new assets under the expansion/ diversification /modernization programme.

NOTE: (1) (a) This Notification is applicable to all new and additional investments in expansion/diversification/ modernization, made on or after 1st April, 2009 and on or before 31st March, 2014.

(b) This Notification is applicable only to.- (i) manufacturing enterprises, and

(ii) service enterprises listed in Annexure-3 to the Government Order No. CI 233 SPI 2008 dated 28th February, 2009.

(2) this Notification shall not apply to.-

- (a) such of those industrial units which have already been granted a Package of Incentive and Concessions as per the previous policies.
- (b) a micro or small or medium or large scale or mega industrial unit from the date on which its registration with the Director of Industries and Commerce, Government of Karnataka is cancelled;
- (c) the ineligible industries listed in Annexure-4 to the Government Order No CI 233 SPI 2008 dated 28th February, 2009, irrespective of their location.

2. Procedure.- An industrial unit claiming tax exemption under this Notification shall produce the following documents at the time of filing first monthly or quarterly statements under the Karnataka Tax on Entry of Goods Rules, 1979.-

(a) In the case of a new micro/small/ medium/large scale/mega project unit, a certificate in original issued by the Director of Industries and Commerce, Government of Karnataka or his authorized nominee, certifying,-

- (i) that it is a unit registered as such;
- (ii) the value of fixed assets in terms of land, building and plant and machinery and such other productive assets like tools, jigs and fixtures, dyes, utilities like boilers, compressors, diesel generating sets, cranes, material handling equipments and such other equipments which are directly related to production purpose on the date of commencement of commercial production;
- (iii) that no part of its fixed assets other than land and building is old/used/second-hand, with the exception of those imported from outside the country;
- (iv) the date on which investment and fixed assets has taken place;
- (v) the dates of commencement and completion of project implementation of the unit;
- (vi) the date of commencement of its commercial production;
- (vii) that it is eligible for exemption from payment of entry tax as per the Government Order No.CI 233 SPI 2008, dated 28th February, 2009; and
- (viii) the zone in which the unit is located and category under which the unit is eligible for tax exemption.

(b) In case of an existing unit making additional investment in expansion/ diversification/modernization, a certificate in original issued by the Director of Industries and

Commerce, Government of Karnataka or his authorized nominee, at the time of filing of first monthly or quarterly statement under the Karnataka Tax on Entry of Goods Rules, 1979, after the commencement of expansion/ diversification/ modernization programme certifying the quantum of investment in fixed assets made for creating new assets under expansion/diversification/ modernization programme and that the investment in expansion/diversification/ modernization has been made on or after first April, 2009 and that it is eligible for entry tax exemption under the Government Order No. CI 233 SPI 2008, dated 28th February, 2009.

(c) In each of the subsequent years for which tax exemption is claimed under this notification, the unit shall produce a certificate from the Director of Industries and Commerce, Government of Karnataka or his authorized nominee within sixty days of the commencement of the year certifying that the registration of the unit is valid for the year.

By order and in the name of the Governor of Karnataka,

K. MOHAN

Desk Officer, Finance Department (C.T.-I)

NOTIFICATION - II

No. FD 05 CET 2009, Bangalore, dated: 3rd June, 2009

In exercise of the powers conferred by Section 11-A of the Karnataka Tax on Entry of Goods Act, 1979 (Karnataka Act 27 of 1979), the Government of Karnataka being of the opinion that it is necessary in public interest so to do, with effect from 1st April, 2009 hereby exempts the tax payable by one hundred per cent Export Oriented Units under the said Act on plant, machinery and capital goods brought into a local area for use in the manufacture or processing of goods by such units for a period of three years from the date of commencement of their project implementation, subject to following restrictions and conditions namely:-

- (i) Such goods are put to use by the one hundred percent Export Oriented Unit in the manufacture or processing of goods in Karnataka and the goods so manufactured or processed are exported out of the territory of India;
- (ii) The one hundred percent Export Oriented Unit shall export its entire production of goods subject to relaxation permitted by Government of India from time to time;
- (iii) Where for any reason, the one hundred percent Export Oriented Unit fails to comply with the condition (ii) above, it shall immediately cease to be eligible for the benefit of this notification;

Explanation.- For the purpose of this notification.-

(1) **“One hundred percent Export Oriented Unit”** is one which undertakes export of its entire production of goods subject to relaxation as permitted by Government of India from time to time. Such units may be set up either under the Export Oriented Unit or under EPIP (Export Promotion Industrial Park) Scheme or under the EHTP (Electronic Hardware Technology Park) Scheme or Software Technology Park Scheme or Special Economic Zone;

(2) **“Export”** means export as defined in sub-sections (1) and (3) of Section 5 of the Central Sales Tax Act, 1956 (Central Act 74 of 1956).

(3) Eligibility to exemption of tax under this notification is restricted to one hundred per cent Export Oriented Units covered under the package of incentives and concessions as per Government Order No.CI 233 SPI 2008, dated 28th February, 2009.

(4) Any unit whose project implementation commences on or before 31st March, 2014, shall be eligible for tax exemption till the expiry of three years from such date.

Procedure.- The one hundred per cent Export Oriented Unit claiming exemption under this Notification shall, produce before its Assessing Authority:

- (i) Certificate issued by the Director of Industries and Commerce, Government of Karnataka or by an authority of the Government of India certifying that it is registered as one hundred per cent Export Oriented Unit; and eligible for the concessions and incentives as per G.O No. CI 233 SPI 2009, dated 28th February, 2009 and containing the date of commencement of its project implementation.
- (ii) The said certificate shall be produced, in proof of it being valid, in each year, within sixty days of commencement of the year.

By order and in the name of the Governor of Karnataka,

K. MOHAN

Desk Officer, Finance Department (C.T.-I)

NOTIFICATION - III**No. FD 05 CET 2009, Bangalore, dated: 3rd June, 2009**

In exercise of the powers conferred by Section 11-A of the Karnataka Tax on Entry of Goods Act, 1979 (Karnataka Act 27 of 1979), the Government of Karnataka being of the opinion that it is necessary in public interest so to do, with effect from first day of April, 2009 hereby exempts the tax payable by a dealer who is an industrial unit and who exports outside the territory of India, a minimum of 25% of the total value of the goods manufactured and disposed of in a year, for a period of three years from the date of commencement of its commercial production on the entry of raw materials, inputs, component parts and consumables (excluding petroleum products) caused into a local area by him, subject to following conditions and restrictions,-

(i) Units shall be located in Zone 1, 2 or 3 of Annexure-1 to the Government order No. CI 233 SPI 2008, dated 28th February, 2009.

(ii) In respect of Units located in Zone 4 of Annexure-1 to the Government order No. CI 233 SPI 2008, dated 28th February, 2009, the exemption of entry tax under this notification shall be restricted to 50% of tax payable by such units on the entry of raw materials, inputs, component parts and consumables (excluding petroleum products).

(iii) The tax exemption under this notification shall be limited to the tax payable on the goods specified which are used in the manufacture or processing of the goods in the unit in Karnataka and the goods so manufactured or processed are exported out of the territory of India.

(iv) For the purpose of this Notification "Export" means export as defined under sub-sections (1) and (3) of Section 5 of the Central Sales Tax Act, 1956 (Central Act 74 of 1956).

(v) Any unit whose project implementation commences on or before 31st March, 2014, shall be eligible for tax exemption till the expiry of three years from such date.

Procedure.- The Industrial unit claiming tax exemption under this notification shall produce before its Assessing Authority a certificate issued by the Director of Industries and Commerce, Government of Karnataka or his authorized nominee, certifying that,-

- (a) The unit is registered as an EOU.
- (b) The unit is eligible for incentives and concessions in terms of the Government order No. CI 233 SPI 2008, dated 28th February, 2009.
- (c) The said certificate shall be produced by the unit, in proof of it being valid, in each assessment year, within sixty days of commencement of the assessment year.

By order and in the name of the Governor of Karnataka,

K. MOHAN

Desk Officer

Finance Department (C.T.-I)

NOTIFICATION - IV**No. FD 05 CET 2009, Bangalore, dated: 3rd June, 2009**

In exercise of the powers conferred by sub-Section (2) of Section 11-A of the Karnataka Tax on Entry of Goods Act, 1979 (Karnataka Act 27 of 1979) read with section 21 of the Karnataka General Clauses Act, 1899 (Karnataka Act III of 1899) the Government of Karnataka, being of the opinion that it is necessary so to do, hereby amends the Notification No. FD 29 CET 2006(1), dated 17th January, 2007 published in the Karnataka Gazette Extra-ordinary dated 17th January 2007. with effect from the first day of April, 2009 as follows, namely,-

In the said Notification, in the Explanation, in clause (b) after the words "fixed assets and includes", the words "an existing unit undertaking expansion or diversification or modernization and making additional investment of at least fifty percent of the original investment of such unit and" shall be inserted.

By order and in the name of the Governor of Karnataka,

K. MOHAN

Desk Officer

Finance Department (C.T.-I)

ವಿಶೇಷ ಪತ್ರಿಕೆ

ಭಾಗ - III	ಬೆಂಗಳೂರು, ಮಂಗಳವಾರ, ಜೂನ್ ೨, ೨೦೦೯ (ಜೈಷ್ಠ ೧೨, ಶಕ ವರ್ಷ ೧೯೩೧)	ನಂ. ೩೭೨
------------------	---	----------------

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಿಐ 655 ಎಸ್‌ಪಿಕ್ಯೂ 2008, ಬೆಂಗಳೂರು, ದಿನಾಂಕ: 2ನೇ ಜೂನ್, 2009

1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ (1966 ರ ಕರ್ನಾಟಕ ಕಾಯ್ದೆ ಸಂಖ್ಯೆ 18) ರಲ್ಲಿ 28(1) ರ ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ದಿನಾಂಕ:19-12-1998 ರ ರಾಜ್ಯ ಪತ್ರದ ವಿಶೇಷ ಪತ್ರಿಕೆ ಭಾಗ-III-1 ರಲ್ಲಿ ಪ್ರಕಟಿಸಲಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 196 ಎಸ್‌ಪಿಕ್ಯೂ 98, ದಿನಾಂಕ: 19-12-1998, ದಿನಾಂಕ:03.06.1999 ರ ರಾಜ್ಯ ಪತ್ರದ ವಿಶೇಷ ಪತ್ರಿಕೆ ಭಾಗ-III-1 ರಲ್ಲಿ ಪ್ರಕಟಿಸಲಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 196 ಎಸ್‌ಪಿಕ್ಯೂ 98, ದಿನಾಂಕ: 02-06-1999, ದಿನಾಂಕ:29-01-2003 ರ ರಾಜ್ಯ ಪತ್ರದ ವಿಶೇಷ ಪತ್ರಿಕೆ ಭಾಗ-III ರಲ್ಲಿ ಪ್ರಕಟಿಸಲಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 196 ಎಸ್‌ಪಿಕ್ಯೂ 98, ದಿನಾಂಕ: 29-01-2003, ಹಾಗೂ ದಿನಾಂಕ:23-03-2009 ರ ರಾಜ್ಯ ಪತ್ರದ ವಿಶೇಷ ಪತ್ರಿಕೆ ಭಾಗ-III ರಲ್ಲಿ ಪ್ರಕಟಿಸಲಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 655 ಎಸ್‌ಪಿಕ್ಯೂ 2008, ದಿನಾಂಕ: 21-03-2009, ರ ಪ್ರಕಾರ ಕರ್ನಾಟಕ ಸರ್ಕಾರವು ಸದರಿ ಅಧಿಸೂಚನೆಯಲ್ಲಿ ನಮೂದಿಸಲ್ಪಟ್ಟಿರುವ ಜಮೀನುಗಳನ್ನು ಅದೇ ಅಧಿಸೂಚನೆಯಲ್ಲಿ ಕೇಳಿರುವ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಇಚ್ಛೆಪಟ್ಟಿದೆ.

ಮೇಲ್ಕಂಡ ಅಧಿಸೂಚನೆಯ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಬೇಕಾಗಿರುವುದು ಕರ್ನಾಟಕ ಸರ್ಕಾರಕ್ಕೆ ಮನದಟ್ಟಾಗಿದೆ. ಈ ಬಗ್ಗೆ ಮೇಲ್ಕಂಡ ಕಾಯ್ದೆಯ ವಿಧಿ 28(3) ರ ಪ್ರಕಾರ ಆದೇಶ ಹೊರಡಿಸಲಾಗಿದೆ.

ಆದುದರಿಂದ ಈಗ 1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ ವಿಧಿ 28(4) ರ (1966 ರ ಕರ್ನಾಟಕ ಕಾಯ್ದೆ ಸಂಖ್ಯೆ 18) ಮೇರೆಗೆ ಕರ್ನಾಟಕ ಸರ್ಕಾರ ಈ ಕೆಳಗೆ ನಮೂದಿಸಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ತಿಳಿಸಿರುವ ಉದ್ದೇಶಕ್ಕಾಗಿ ಅಂದರೆ ಬೆಂಗಳೂರು - ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯ ಅನುಷ್ಠಾನದ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗುವುದೆಂದು ಈ ಮೂಲಕ ಘೋಷಿಸಲಾಗಿದೆ.

ಗ್ರಾಮ : ಗೊಟ್ಟಿಗೆರೆ

ಹೋಬಳಿ: ಉತ್ತರಹಳ್ಳಿ

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

ಸ್ವಾಧೀನಪಡಿಸಿಕೊಳ್ಳುತ್ತಿರುವ ವಿಸ್ತೀರ್ಣ								ಚಕ್ಕುಬಂದಿ			
ಕ್ರಮ ಸಂಖ್ಯೆ	ಖಾತೆದಾರರ / ಅನುಭವದಾರರ ಹೆಸರು	ಸರ್ವೆ. ನಂ	ವಿಸ್ತೀರ್ಣ ಎ - ಗು	ಖರಾಬು ಎ - ಗು	ಬಾಕಿ ಎ - ಗು	ಜಮೀನಿನ ತರಹೆ	ಆಕಾರ ರೂ.ಪೈ	ಪೂರ್ವ ಸ.ನಂ	ಪಶ್ಚಿಮ ಸ.ನಂ	ಉತ್ತರ ಸ.ನಂ	ದಕ್ಷಿಣ ಸ.ನಂ
1	2	3	4	5	6	7	8	9	10	11	12
1	1. ಹೆಚ್.ಕೆ.ಪಟ್ಟಾಬಿರಾಮನ್ ಬಿನ್ ಹೆಚ್.ಬಿ.ಕೃಷ್ಣಮೂರ್ತಿ 2. ಹೆಚ್.ಕೆ.ಪಟ್ಟಾಬಿರಾಮನ್ ಬಿನ್ ಹೆಚ್.ಬಿ.ಕೃಷ್ಣಮೂರ್ತಿ-Non-Agriculture	64/1	3 - 01	0 - 03	2 - 38	ಮಿಷ್ಕಿ	3.72	ಕಮನ್‌ಹಳ್ಳಿ ಗ್ರಾಮದ ಗಡಿ	64/1 ರ ಭಾಗ, 65/2	63, 64/1ರ ಭಾಗ	64/2

2	1. ಎಂ. ಬಾಬು ಬಿನ್ ಮಹಮದ್ ಗೌಸ್	65/6	0 - 04	0 - 00	0 - 04	ಮಿಷ್ಕಿ	0.16	65/3	65/6ರ ಭಾಗ, 68/2, 68/3	65/6ರ ಭಾಗ	65/5
3	1. ಎಂ. ಬಾಬು ಬಿನ್ ಮಹಮದ್ ಗೌಸ್	68/2	0 - 02	0 - 01	0 - 01	ಭಾಗಾಯ್ತು	0.16	65/6	68/2ರ ಭಾಗ	68/2ರ ಭಾಗ	68/3
ಒಟ್ಟು			3 - 07	0 - 04	3 - 03						

ಗ್ರಾಮ : ಬಸವನಪುರ

ಹೋಬಳಿ: ಬೇಗೂರು

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

ಸ್ವಾಧೀನಪಡಿಸಿಕೊಳ್ಳುತ್ತಿರುವ ವಿಸ್ತೀರ್ಣ								ಚಕ್ಕುಬಂದಿ			
ಕ್ರಮ ಸಂಖ್ಯೆ	ಖಾತೆದಾರರ / ಅನುಭವದಾರರ ಹೆಸರು	ಸರ್ವೆ. ನಂ	ವಿಸ್ತೀರ್ಣ ಎ - ಗು	ಖರಾಬು ಎ - ಗು	ಬಾಕಿ ಎ - ಗು	ಜಮೀನಿನ ತರಹೆ	ಆಕಾರ ರೂ.ಪೈ	ಪೂರ್ವ ಸ.ನಂ	ಪಶ್ಚಿಮ ಸ.ನಂ	ಉತ್ತರ ಸ.ನಂ	ದಕ್ಷಿಣ ಸ.ನಂ
1	2	3	4	5	6	7	8	9	10	11	12
1	1. ಬಸವ ಗೋಪಾಲ ಕೃಷ್ಣರಾವ್ 2. ವೀರರಾಮಚನನಿ ಬಿನ್ ದುರ್ಗನಾಗೇಶ್ವರರಾವ್ 3. ಜಿ.ನಾಗೇಶ್ವರರಾವ್ ಬಿನ್ ಗೋಪಾಲಕೃಷ್ಣಯ್ಯ	43/2	1 - 10	0 - 03	1 - 07	ತರಿ	2.46	44/1	42, 43/1	44/1, ಗೊಟ್ಟಿಗೆರೆ ಗ್ರಾಮದ ಗಡಿ	43/2 ರ ಭಾಗ
ಒಟ್ಟು			1 - 10	0 - 03	1 - 07						

ಗ್ರಾಮ : ಅಂಜನಾಪುರ

ಹೋಬಳಿ: ಉತ್ತರಹಳ್ಳಿ

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

ಸ್ವಾಧೀನಪಡಿಸಿಕೊಳ್ಳುತ್ತಿರುವ ವಿಸ್ತೀರ್ಣ								ಚಕ್ಕುಬಂದಿ			
ಕ್ರಮ ಸಂಖ್ಯೆ	ಖಾತೆದಾರರ / ಅನುಭವದಾರರ ಹೆಸರು	ಸರ್ವೆ. ನಂ	ವಿಸ್ತೀರ್ಣ ಎ - ಗು	ಖರಾಬು ಎ - ಗು	ಬಾಕಿ ಎ - ಗು	ಜಮೀನಿನ ತರಹೆ	ಆಕಾರ ರೂ.ಪೈ	ಪೂರ್ವ ಸ.ನಂ	ಪಶ್ಚಿಮ ಸ.ನಂ	ಉತ್ತರ ಸ.ನಂ	ದಕ್ಷಿಣ ಸ.ನಂ
1	2	3	4	5	6	7	8	9	10	11	12
1	1. ಸಿ. ವನಜ ಕೋಂ. ಎಂ. ಚಂದ್ರಶೇಖರ್	22/1	0 - 08	0 - 00	0 - 08	ಭಾಗಾಯ್ತು	1.18	15/3	23/2	22/1 ರ ಭಾಗ	22/2
ಒಟ್ಟು			0 - 08	0 - 00	0 - 08						

ಗ್ರಾಮ : ಉತ್ತರಹಳ್ಳಿ ಮನವರ್ತಿರಾವಲ್

ಹೋಬಳಿ: ಉತ್ತರಹಳ್ಳಿ

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

ಸ್ವಾಧೀನಪಡಿಸಿಕೊಳ್ಳುತ್ತಿರುವ ವಿಸ್ತೀರ್ಣ								ಚಕ್ಕುಬಂದಿ			
ಕ್ರಮ ಸಂಖ್ಯೆ	ಖಾತೆದಾರರ / ಅನುಭವದಾರರ ಹೆಸರು	ಸರ್ವೆ. ನಂ	ವಿಸ್ತೀರ್ಣ ಎ - ಗು	ಖರಾಬು ಎ - ಗು	ಬಾಕಿ ಎ - ಗು	ಜಮೀನಿನ ತರಹೆ	ಆಕಾರ ರೂ.ಪೈ	ಪೂರ್ವ ಸ.ನಂ	ಪಶ್ಚಿಮ ಸ.ನಂ	ಉತ್ತರ ಸ.ನಂ	ದಕ್ಷಿಣ ಸ.ನಂ
1	2	3	4	5	6	7	8	9	10	11	12
1	1. ಗಂಗವಜ್ರಪ್ಪ 2. ಮುನಿಶಾಮಪ್ಪ ಬಿನ್ ಮುನಿಭೈರಪ್ಪ 3. ಲಕ್ಕಮ್ಮ ಕೋಂ ಲೇಟ್ ಮುನಿತಿಮ್ಮಯ್ಯ 4. ಮುನಿತಿಮ್ಮಯ್ಯ	10/1ಎ	2 - 07	0 - 05	1 - 06 0 - 36	ಮಿಷ್ಕಿ ಭಾಗಾಯ್ತು	1.56 4.14	38, ತಲಘಟ್ಟಪುರ ಗ್ರಾಮದ ಗಡಿ	11/2	10/1ಎ ರ ಭಾಗ	10/1ಎ ರ ಭಾಗ, 12, 38
2	1. ಕೆ. ಎಸ್. ಮೋಹನ ರಾಜು 2. ಟಿ. ಎನ್. ರಾಮಯ್ಯ 3. ಟಿ. ಡಿ. ಸುರೇಶ್ ಬಿನ್ ಲೇಟ್ ದೋರೆಸ್ವಾಮಿ 4. ರಾಜೇಶ್ವರಿ ಸುಬ್ರಮಣ್ಯ 5. ಹೆಚ್. ಮಂಜುರಾಮಸ್ವಾಮಿ ಬಿನ್ ಲೇಟ್ ಹನುಮಂತೇಗೌಡ 6. ಕೃಷ್ಣಯ್ಯ ಶೆಟ್ಟಿ ಬಿನ್ ವೆಂಕಟರಮಣ ಶೆಟ್ಟಿ 7. ಜಿ. ಎಸ್. ಗಂಗಾಧರ 8. ಎಂ. ಹನುಮಂತಯ್ಯ 9. ಎಂ. ಶಂಕರನಾರಾಯಣ ಬಿನ್ ಲೇಟ್ ಮುನಿಸ್ವಾಮಪ್ಪ 10. ಎಂ. ರಾಮಚಂದ್ರಪ್ಪ ಬಿನ್ ಲೇಟ್ ಮುನಿಸ್ವಾಮಪ್ಪ 11. ಎಂ. ರಾಮಕೃಷ್ಣಪ್ಪ ಬಿನ್ ಲೇಟ್ ಮುನಿಸ್ವಾಮಪ್ಪ 12. ಎಂ. ಭೈರಪ್ಪ ಬಿನ್ ಲೇಟ್ ಮುನಿಸ್ವಾಮಪ್ಪ	11/2	1-12.50	0 - 00	0-36.50 0 - 16	ಭಾಗಾಯ್ತು ಮಿಷ್ಕಿ	4.43 0.34	10/1ಎ	11/2 ರ ಭಾಗ	11/2 ರ ಭಾಗ	11/2 ರ ಭಾಗ

13. ಎಂ. ಜಯರಾಮ ಬಿನ್ ಲೇಟ್ ಮುನಿಸ್ವಾಮಪ್ಪ											
14. ಜಿ. ಎಸ್. ಗಂಗಾಧರ್ ಬಿನ್ ಲೇಟ್ ಸಂಗಪ್ಪ											
15. ಎಂ. ಹೆಚ್. ವೇಣುಗೋಪಾಲ್ ಬಿನ್ ಎಂ. ಹನುಮಂತಯ್ಯ											
16. ಎ. ಅಂದಾನಪ್ಪ ಬಿನ್ ಲೇಟ್ ಮುನಿಸ್ವಾಮಪ್ಪ											
17. ಲಿಂಗಯ್ಯ											
18. ಎನ್. ಕೃಷ್ಣಪ್ಪ											
19. ಡಾ ಎಸ್. ಭೀಮಪ್ಪ ಬಿನ್ ಲೇಟ್ ಮರಿಯಪ್ಪ											
20. ಟಿ. ಎಸ್. ರಾಮಯ್ಯ											
ಒಟ್ಟು			3-19.50	0 - 05	3-14.50						

ಗ್ರಾಮ : ಕೆಂಗೇರಿ

ಹೋಬಳಿ: ಕೆಂಗೇರಿ

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

ಸ್ವಾಧೀನಪಡಿಸಿಕೊಳ್ಳುತ್ತಿರುವ ವಿಸ್ತೀರ್ಣ								ಚಕ್ಕುಬಂದಿ			
ಕ್ರಮ ಸಂಖ್ಯೆ	ಖಾತೆದಾರರ / ಅನುಭವದಾರರ ಹೆಸರು	ಸರ್ವೆ. ನಂ	ವಿಸ್ತೀರ್ಣ ಎ - ಗು	ಖರಾಬು ಎ - ಗು	ಬಾಕಿ ಎ - ಗು	ಜಮೀನಿನ ತರಹೆ	ಆಕಾರ ರೂ.ಪೈ	ಪೂರ್ವ ಸ.ನಂ	ಪಶ್ಚಿಮ ಸ.ನಂ	ಉತ್ತರ ಸ.ನಂ	ದಕ್ಷಿಣ ಸ.ನಂ
1	2	3	4	5	6	7	8	9	10	11	12
1	1. ಎಸ್. ಎನ್. ಪುಟ್ಟೇಗೌಡ ಬಿನ್ ನಂಜುಂಡೇಗೌಡ 2. ಶ್ರೀಮತಿ ಪ್ರಟ್ಟಲಕ್ಷ್ಮಮ್ಮ ಕೋಂ ಎನ್.ಎಲ್.ಬೈರೇಗೌಡ 3. ಎನ್. ಗಣೇಶ್ ಬಿನ್ ಕೆ.ಪಿ.ಎಂ. ನಂಜಪ್ಪ 4. ಎಸ್. ಗಂಗಯ್ಯ ಬಿನ್ ಸಂಜೇವಯ್ಯ 5. ಪಿ. ಪಾರ್ಥಸಾರಥಿ Alienated	154/10	2 - 33	0 - 05	2 - 26 0 - 02	ಮಿಷ್ಕಿ ತರಿ	4.74 0.28	154/10 ರ ಭಾಗ	146, 154/9, 154/10 ರ ಭಾಗ, 154/11, 154/12, 155	147/4, 147/6	ರಾಜ್ಯ ಹೆದ್ದಾರಿ ಸಂಖ್ಯೆ - 17
ಒಟ್ಟು			2 - 33	0 - 05	2 - 28						

ಫೋಷ್ವಾರೆ

ಕ್ರಮ ಸಂಖ್ಯೆ	ಗ್ರಾಮ	ವಿಸ್ತೀರ್ಣ	
		ಎ	ಗು
1	ಗೊಟ್ಟಿಗೆರೆ	3	7.00
2	ಬಸವನಪುರ	1	10.00
3	ಅಂಜನಾಪುರ	0	8.00
4	ಉತ್ತರಹಳ್ಳಿ ಮನವರ್ತಿಹಾವಲ್	3	19.50
5	ಕೆಂಗೇರಿ	2	33.00
ಒಟ್ಟು ವಿಸ್ತೀರ್ಣ		10	37.50

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಎಂ. ವೀರಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ. ಅ), ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

ವಿಶೇಷ ಪತ್ರಿಕೆ

ಭಾಗ - III	ಬೆಂಗಳೂರು, ಮಂಗಳವಾರ, ಜೂನ್ ೨, ೨೦೦೯ (ಜೈಷ್ಠ ೧೨, ಶಕ ವರ್ಷ ೧೯೩೧)	ನಂ. ೩೭೩
-----------	--	---------

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ

ಅಧಿಸೂಚನೆ - 1

ಸಂಖ್ಯೆ: ಸಿಐ 175 ಎಸ್‌ಪಿಕ್ಯೂ 2009, ಬೆಂಗಳೂರು, ದಿನಾಂಕ: 2ನೇ ಜೂನ್, 2009

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ 1966 ರ (ಕರ್ನಾಟಕ ಕಾಯ್ದೆ -18) ವಿಧಿ 3(1) ಅಡಿ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರವು ಈ ಕೆಳಕಂಡ ತಪಶೀಲಿನಲ್ಲಿ ತೋರಿಸಿರುವ ಗ್ರಾಮಗಳಲ್ಲಿ ಅಂಕಣ-2 ರಲ್ಲಿ ನಮೂದಿಸಿರುವ ಸರ್ವೆ ನಂಬರುಗಳುಳ್ಳ ಹಾಗೂ ಅಂಕಣ - 4 ರಿಂದ 7 ರವರೆಗಿನ ಚಿಕ್ಕಬಂದಿಯುಳ್ಳ ಮತ್ತು ಅಂಕಣ-3 ರಲ್ಲಿ ನಮೂದಿಸಿರುವ ವಿಸ್ತೀರ್ಣದ ಜಮೀನುಗಳನ್ನು ಕೈಗಾರಿಕಾ ಪ್ರದೇಶವೆಂದು ಈ ಮೂಲಕ ಘೋಷಿಸಿದೆ.

ಗ್ರಾಮ: ಗೊಟ್ಟಿಗೆರೆ

ಹೋಬಳಿ : ಉತ್ತರಹಳ್ಳಿ

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

ಕ್ರಮ. ಸಂಖ್ಯೆ	ಸರ್ವೆ ನಂ.	ವಿಸ್ತೀರ್ಣ	ಚಿಕ್ಕಬಂದಿ			
		ಎ - ಗು	ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ
1	2	3	4	5	6	7
1	63 (63/1) ರಿಂದ (63/6)	0-04	ಕಮ್ಮನಹಳ್ಳಿ ಗ್ರಾಮದ ಗಡಿ	63 ರ ಭಾಗ	63 ರ ಭಾಗ	64/1
	ಒಟ್ಟು	0-04				

2275
ಘೋಷ್ವಾರೆ

ಖಾಸಗಿ ಜಮೀನು ವಿಸ್ತೀರ್ಣ ಎ - ಗು	ಸರ್ಕಾರಿ ಜಮೀನು ವಿಸ್ತೀರ್ಣ ಎ - ಗು	ಜುಮ್ಮಾ ವಿಸ್ತೀರ್ಣ ಎ - ಗು
0 - 04	0 - 00	0 - 04

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಎಂ. ವೀರಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ. ಅ), ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

ಅಧಿಸೂಚನೆ - 2

ಸಂಖ್ಯೆ: ಸಿಐ 175 ಎಸ್‌ಪಿಕ್ಯೂ 2009, ಬೆಂಗಳೂರು, ದಿನಾಂಕ: 2ನೇ ಜೂನ್, 2009

ಕರ್ನಾಟಕ ಕೈಗಾರಿಕಾ ಪದೇಶಾಭಿವೃದ್ಧಿ ಕಾಯ್ದೆಯ 1966 ರ (ಕರ್ನಾಟಕ ಕಾಯ್ದೆ -18) ವಿಧಿ 1(3) ಅಡಿ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರವು ಈ ಕೆಳಕಂಡ ತಪಶೀಲಿನಲ್ಲಿ ತೋರಿಸಿರುವ ಗ್ರಾಮಗಳಲ್ಲಿ ಅಂಕಣ-2 ರಲ್ಲಿ ನಮೂದಿಸಿರುವ ಸರ್ವೆ ನಂಬರುಗಳುಳ್ಳ ಹಾಗೂ ಅಂಕಣ - 4 ರಿಂದ 7 ರವರೆಗಿನ ಚಕ್ಕುಬಂದಿಯುಳ್ಳ ಮತ್ತು ಅಂಕಣ-3 ರಲ್ಲಿ ನಮೂದಿಸಿರುವ ವಿಸ್ತೀರ್ಣದ ಜಮೀನುಗಳಿಗೆ ಮೇಲ್ಕಂಡ ಕಾಯ್ದೆಯ ಅಧ್ಯಾಯ-7 ರ ವಿಧಿಗಳು ಈ ಅಧಿಸೂಚನೆಯು ಪ್ರಚುರಗೊಂಡ ದಿನಾಂಕದಿಂದ ಅನ್ವಯವಾಗುವಂತೆ ಘೋಷಿಸಲಾಗಿದೆ.

ಗ್ರಾಮ: ಗೊಟ್ಟಿಗೆರೆ

ಹೋಬಳಿ : ಉತ್ತರಹಳ್ಳಿ

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

ಕ್ರಮ. ಸಂಖ್ಯೆ.	ಸರ್ವೆ ನಂ.	ವಿಸ್ತೀರ್ಣ	ಚಕ್ಕುಬಂದಿ			
		ಎ - ಗು	ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ
1	2	3	4	5	6	7
1	63 (63/1) ರಿಂದ (63/6)	0-04	ಕಮ್ಮನಹಳ್ಳಿ ಗ್ರಾಮದ ಗಡಿ	63 ರ ಭಾಗ	63 ರ ಭಾಗ	64/1
	ಒಟ್ಟು	0-04				

ಘೋಷ್ವಾರೆ

ಖಾಸಗಿ ಜಮೀನು ವಿಸ್ತೀರ್ಣ ಎ - ಗು	ಸರ್ಕಾರಿ ಜಮೀನು ವಿಸ್ತೀರ್ಣ ಎ - ಗು	ಜುಮ್ಮಾ ವಿಸ್ತೀರ್ಣ ಎ - ಗು
0 - 04	0 - 00	0 - 04

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಎಂ. ವೀರಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ. ಅ), ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ ವಿಧಿ 28(1) ರ ಮೇರೆಗೆ ಅಧಿಸೂಚನೆ

ಸಂಖ್ಯೆ: ಸಿಐ 175 ಎಸ್‌ಪಿಕ್ಯೂ 2009, ಬೆಂಗಳೂರು, ದಿನಾಂಕ: 2ನೇ ಜೂನ್, 2009

ಈ ಕೆಳಕಂಡ ಅನುಬಂಧದಲ್ಲಿ ನಮೂದಿಸಿರುವ ಜಮೀನುಗಳು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬೆಂಗಳೂರು - ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯ ಅನುಷ್ಠಾನದ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರಕ್ಕೆ, ಬೇಕಾಗಿರುತ್ತದೆ. (1966 ರ 18 ನೇ ನಂ. ಕಾಯ್ದೆಯ) ವಿಧಿ 28(1) ರ ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ಸದರಿ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಈ ನೋಟೀಸು ಪ್ರಕಟಿಸಲಾಗಿದೆ. ಮೇಲ್ಕಂಡ ಕಾಯ್ದೆಯ ವಿಧಿ 35 ರ ಮೇರೆಗೆ ಈ ಜಮೀನುಗಳಲ್ಲಿ ಕೆಲಸ ನಿರ್ವಹಿಸುವ ಯಾವುದೇ ವ್ಯಕ್ತಿಯನ್ನು ತಡೆಯುವುದಾಗಲೀ ಅಥವಾ ಅಡ್ಡಿಪಡಿಸುವುದಾಗಲೀ ಮಾಡಕೂಡದೆಂದು ಈ ಜಮೀನುಗಳಲ್ಲಿ ಆಸಕ್ತ ಹೊಂದಿರುವ ಎಲ್ಲಾ ವ್ಯಕ್ತಿಗಳಿಗೂ ಈ ಮೂಲಕ ಎಚ್ಚರಿಸಲಾಗಿದೆ.

ಈ ಅಧಿಸೂಚನೆಯು ಪ್ರಕಟಣೆಯಾಗಿರುವ ತಾರೀಖಿನ ನಂತರ ವಿಶೇಷ ಭೂಸ್ವಾಧೀನಾಧಿಕಾರಿಗಳು-1, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಬಿ.ಎಂ.ಐ.ಸಿ.ಪಿ) ಬೆಂಗಳೂರು ರವರ ಅನುಮತಿ ಇಲ್ಲದೆ ಸದರಿ ಜಮೀನುಗಳನ್ನು ವಿಲೇ ಮಾಡುವ ಒಪ್ಪಂದ, ಕ್ರಯ, ಭೋಗ್ಯ, ಲೀಸ್, ಅದಲು-ಬದಲು ವಗೈರೆ ಮಾಡುವಂತಿಲ್ಲ ಮತ್ತು ಸದರಿ ಜಮೀನುಗಳಲ್ಲಿ ಈ ಅಧಿಸೂಚನೆಯ ಪ್ರಕಟಣೆಯ ನಂತರ ಕಟ್ಟಡಗಳ ನಿರ್ಮಾಣ ಮತ್ತಿತರ ಅಭಿವೃದ್ಧಿ ಕೆಲಸಗಳನ್ನು ಮಾಡುವಂತಿಲ್ಲ. ಒಂದು ವೇಳೆ ಮಾಡಿದರೂ 1894 ರ ಭೂಸ್ವಾಧೀನ ಕಾಯ್ದೆಯ ವಿಧಿ 24 (ನಿಯಮ-7) ಕರ್ನಾಟಕ ತಿದ್ದುಪಡಿ ಕಾಯ್ದೆ 17:1961 ಮತ್ತು 1966 ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 30 ನ್ನು ಓದಿಕೊಳ್ಳುವ ಮೇರೆಗೆ ಪರಿಹಾರ ಧನ ನಿಗದಿ ಮಾಡುವಾಗ ಈ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಮತ್ತು ಅಂತಿಮವಾಗಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು.

ಈ ಜಮೀನುಗಳ ಒಂದು ನಕ್ಷೆಯನ್ನು ವಿಶೇಷ ಭೂಸ್ವಾಧೀನಾಧಿಕಾರಿಗಳು-1 ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಬಿ.ಎಂ.ಐ.ಸಿ.ಪಿ), ಬೆಂಗಳೂರುರವರ ಕಾರ್ಯಾಲಯದಲ್ಲಿ ಪರಿಶೀಲನೆಗಾಗಿ ಇಡಲಾಗಿದೆ.

ಗ್ರಾಮ : ಗೊಟ್ಟಿಗೆರೆ

ಹೋಬಳಿ: ಉತ್ತರಹಳ್ಳಿ

ತಾಲ್ಲೂಕು : ಬೆಂಗಳೂರು ದಕ್ಷಿಣ

ಜಿಲ್ಲೆ : ಬೆಂಗಳೂರು

1	2	3	4	5	6	7	8	9	10	11
ಕ್ರಮ ಸಂಖ್ಯೆ	ಖಾತೆದಾರರ / ಅನುಭವದಾರರ ಹೆಸರು	ಸರ್ವೆ. ನಂ	ಒಟ್ಟು ವಿಸ್ತೀರ್ಣ	ಆಕಾರ ರೂ.ಪೈ	ಜಮೀನಿನ ತರಹ	ಚಕ್ಕುಬಂದಿ				ಸ್ವಾಧೀನಪಡಿಸಿ ಕೊಳ್ಳುತ್ತಿರುವ ವಿಸ್ತೀರ್ಣ ಎ - ಗು
			ಎ - ಗು			ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	1. ಜಿ. ಗೋವಿಂದರಾಜು ಬಿನ್ ಟಿ. ಗುಂಡಪ್ಪ 2. ಜಿ. ಲಕ್ಷ್ಮಿ ಕ್ರಾಂತ್ ಬಿನ್ ಟಿ. ಗುಂಡಪ್ಪ 3. ಕೆ. ಲೋಕನಾಥ್ ಬಿನ್ ಲೇಟ್ ಕೆ. ಪಾಪನಾಯ್ಕ 4. ಕೆ. ಶ್ವೇತ ಮೈ ಗಾರ್ಡಿಯನ್ ತಂದೆ ಕೆ. ಲೋಕನಾಥ್ 5. ಕೆ. ಶರವಂತಿ ಮೈನರ್ ಗಾರ್ಡಿಯನ್ ತಂದೆ ಲೋಕನಾಥ್ 6. ಕೆ. ಶರವಂತಿ ಮೈನರ್ ಗಾರ್ಡಿಯನ್ ತಂದೆ ಕೆ. ಲೋಕನಾಥ್	63 (63/1) ರಿಂದ (63/6)	14 - 26	14.26	ಮಿಷ್ಕಿ	ಕಮೃನಹಳ್ಳಿ ಗ್ರಾಮದ ಗಡಿ	63 ರ ಭಾಗ	63 ರ ಭಾಗ	64/1	0-04
									ಒಟ್ಟು	0-04

2277

ಘೋಷವಾರೆ

ಖಾಸಗಿ ಜಮೀನು ವಿಸ್ತೀರ್ಣ ಎ - ಗು	ಸರ್ಕಾರಿ ಜಮೀನು ವಿಸ್ತೀರ್ಣ ಎ - ಗು	ಜುಮ್ಮಾ ವಿಸ್ತೀರ್ಣ ಎ - ಗು
0 - 04	0 - 00	0 - 04

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಎಂ. ವೀರಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ. ಅ) ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

ವಿಶೇಷ ಪತ್ರಿಕೆ

ಭಾಗ - III	ಬೆಂಗಳೂರು, ಬುಧವಾರ, ಜೂನ್ ೨, ೨೦೦೯ (ಜೈಷ್ಠ ೧೩, ಶಕ ವರ್ಷ ೧೯೩೧)	ನಂ. ೩೭೭
-----------	---	---------

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ ವಿಧಿ 28(4)ರಡಿ ಅಧಿಸೂಚನೆ

ಸಂಖ್ಯೆ: ಸಿಐ 658 ಎಸ್.ಪಿ.ಕ್ಯೂ 2008, ಬೆಂಗಳೂರು, ದಿನಾಂಕ: 2ನೇ ಜೂನ್, 2009

1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ (1966ರ ಕರ್ನಾಟಕದ ಕಾಯ್ದೆ ಸಂಖ್ಯೆ:18) ವಿಧಿ 28(1)ರ ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ದಿನಾಂಕ:15-1-2009 ರಂದು ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ-3 ವಿಶೇಷ ಪತ್ರಿಕೆ ಪುಟ ಸಂಖ್ಯೆ: 01 ರಿಂದ 7ರಲ್ಲಿ ಪ್ರಕಟವಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 658 ಎಸ್.ಪಿ.ಕ್ಯೂ 2008 ದಿನಾಂಕ: 15-1-2009 ರ ಪ್ರಕಾರ ಸರ್ಕಾರವು ಸದರಿ ಅಧಿಸೂಚನೆಯಲ್ಲಿ ನಮೂದಿಸಲ್ಪಟ್ಟಿರುವ ಸ್ವತ್ತುಗಳ ಪ್ರದೇಶವನ್ನು "ಬೆಂಗಳೂರು ಮೆಟ್ರೋ ರೈಲು ಯೋಜನೆಯ" ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಇಚ್ಛೆಪಟ್ಟಿದೆ.

ಮೇಲ್ಕಂಡ ಅಧಿಸೂಚನೆಯ ಷೆಡ್ಯೂಲ್‌ನಲ್ಲಿ ನಮೂದಿಸಲ್ಪಟ್ಟಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಬೇಕಾಗಿರುವುದು ಕರ್ನಾಟಕ ಸರ್ಕಾರಕ್ಕೆ ಮನದಟ್ಟಾಗಿದೆ. ಈ ಬಗ್ಗೆ ಮೇಲ್ಕಂಡ ಕಾಯ್ದೆ ವಿಧಿ 28(3)ರ ಪ್ರಕಾರ ಆದೇಶ ಹೊರಡಿಸಲಾಗಿದೆ.

ಆದುದರಿಂದ 1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28 (4) ರ (1966 ರ ಕರ್ನಾಟಕದ ಕಾಯ್ದೆ ಸಂಖ್ಯೆ:18) ಮೇರೆಗೆ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರ ಈ ಕೆಳಗೆ ನಮೂದಿಸಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆಯೆಂದು ಈ ಮೂಲಕ ಘೋಷಿಸಲಾಗಿದೆ.

ಕ್ರಮ ಸಂಖ್ಯೆ	ಖಾತಾದಾರರ ಹೆಸರು	ಅನುಭವದಾರರ ಹೆಸರು	L.A/ City. Sy ನಂಬರ್	ಸ್ವತ್ತಿನ ಸಂಖ್ಯೆ	ಭೂಸ್ವಾಧೀನಕ್ಕೆ ಒಳಪಟ್ಟ ವಿಸ್ತೀರ್ಣ ಚ.ಮೀ.	ಚಿಕ್ಕುಬಂದಿ (City.Sy. ನಕಾಶೆಯಂತೆ)				ಕಟ್ಟಡದ ವಿನ್ಯಾಸಗಳ ವಿವರಗಳು (ನೆಲ,ಮಹಡಿ, ಅಂಗಡಿ, ವಾಣಿಜ್ಯಮಳಿಗೆ ಇತ್ಯಾದಿ ಇದ್ದಲ್ಲಿ) (ಅಳತೆ ಮೀಟರ್‌ಗಳಲ್ಲಿ)
						ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6	7	8	9	10	11
ವಾರ್ಡ್ ನಂ: 82						ವಾರ್ಡ್ ಹೆಸರು : ಹೊಯ್ಸಳನಗರ				
1	ಶ್ರೀಮತಿ. ಧನಲಕ್ಷ್ಮಿ	ಶ್ರೀಮತಿ. ಧನಲಕ್ಷ್ಮಿ	89/1418	53	2.01	1419	1417	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಶೀಟಿನ ಕಟ್ಟಡ ಪೂರ್ವ-ಪಶ್ಚಿಮ 7.30 ಉತ್ತರ-ದಕ್ಷಿಣ-0.40+0.15

1	2	3	4	5	6	7	8	9	10	11
2	ಶ್ರೀ.ಎಂ.ಆರ್. ವೆಂಕಟಾಚಲಂ	ಶ್ರೀ.ಎಂ.ಆರ್. .ವೆಂಕಟಾಚಲಂ	89/1417	54	7.14	1418	1416	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ನೆಲ ಹಾಗೂ ಎರಡು ಮಹಡಿ, ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 10-21 ಉತ್ತರ-ದಕ್ಷಿಣ-1.00+0.40
3	ಶ್ರೀಮತಿ.ಡಿ.ಆಂಡಾಳ ಮ್ಯಾಳ್	ಶ್ರೀಮತಿ.ಡಿ.ಆಂಡಾಳ ಮ್ಯಾಳ್	89/1416	55	8.80	1417	1415	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಶೀಟಿನ ಕಟ್ಟಡ ಪೂರ್ವ-ಪಶ್ಚಿಮ 11.36 ಉತ್ತರ-ದಕ್ಷಿಣ-1.00+0.55
4	ಶ್ರೀ.ಎಂ.ಎ.ಬಷೀರ್ (ಪವತಿ) ಮತ್ತು ಗುಹಾರ್ ಜಾನ್	ಶ್ರೀ.ಎಂ.ಎ.ಬಷೀರ್ (ಪವತಿ) ಮತ್ತು ಗುಹಾರ್ ಜಾನ್	89/1415	56	5.94	1416	1414	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 4.95 + 4.98 ಉತ್ತರ-ದಕ್ಷಿಣ-1.396+1.00
5	ವಸಂತ	ವಸಂತ	89/1412	56 (ಹಳೆ ಯದು)	28.35	1413	1411	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ರಸ್ತೆ	ಶೀಟಿನ ಕಟ್ಟಡ ನಕ್ಷೆಯಲ್ಲಿ ತೋರಿಸಿದಂತೆ
6	ಶ್ರೀಮತಿ.ಶಾಂತ ಕುಮಾರಿ	ಶ್ರೀಮತಿ.ಶಾಂತ ಕುಮಾರಿ	89/1413	56/4	2.40	ಉಳಿಕೆ	1412	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 6.00+5.00 ಉತ್ತರ-ದಕ್ಷಿಣ-0.50+0.37
7	ಶ್ರೀ.ಪ್ರೇಮಕುಮಾರ್ ಮತ್ತು ಪ್ರೇಮಲತಾ	ಶ್ರೀ.ಪ್ರೇಮಕುಮಾರ್ ಮತ್ತು ಪ್ರೇಮಲತಾ	89/1413	56/4	1.99	1414	ಬಿ.ಎಂ. ಆರ್.ಸಿ. ಎಲ್. ಸ್ವತ್ತು	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 7.00 ಉತ್ತರ-ದಕ್ಷಿಣ-0.37+0.20
8	ವಿ.ಧನಪಾಲ್	ವಿ.ಧನಪಾಲ್	89/1414, 1415	58	10.12	1415	1413	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಆರ್.ಸಿ.ಸಿ.ಕಟ್ಟಡ, ಮೊದಲನೇ ಮಹಡಿ ಪೂರ್ವ-ಪಶ್ಚಿಮ 14.46 ಉತ್ತರ-ದಕ್ಷಿಣ-0+1.40
9	ಹೆಚ್.ಎಸ್.ಎಮ್. ಕವಿತಾ, ಜಿ.ಶ್ರೀನಿವಾಸ್, ಎಂ.ನರೇಂದ್ರವೇಲು, ಆಂಡಾಳ್ ಶ್ರೀಧರ್, ಸಂಪಂಗಿ ಅಮ್ಮಾಳ್	ಹೆಚ್.ಎಸ್.ಎಮ್. ಕವಿತಾ, ಜಿ.ಶ್ರೀನಿವಾಸ್, ಎಂ.ನರೇಂದ್ರ ವೇಲು, ಆಂಡಾಳ್ ಶ್ರೀಧರ್, ಸಂಪಂಗಿ ಅಮ್ಮಾಳ್	89/1411	115	40.00	ಬಿ.ಎಂ. ಆರ್.ಸಿ. ಎಲ್. ಸ್ವತ್ತು	ರಸ್ತೆ	ರಸ್ತೆ	ರಸ್ತೆ	ನಕ್ಷೆಯಲ್ಲಿ ತೋರಿಸಿದಂತೆ ಖಾಲಿಜಾಗ

1	2	3	4	5	6	7	8	9	10	11
10	ತಿಮ್ಮರಾಜು	ತಿಮ್ಮರಾಜು	89/1178	116/1	3.04	ಉಳಿಕೆ	1178	ರಸ್ತೆ & ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ನೆಲ ಹಾಗೂ ಎರಡು ಮಹಡಿ ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 2.10+4.00 ಉತ್ತರ-ದಕ್ಷಿಣ-0.79+1.30
11	ಜಿ.ವೆಂಕಟೇಶ್	ಜಿ.ವೆಂಕಟೇಶ್	89/1178	116/2	8.79	ಉಳಿಕೆ	1178	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ರಸ್ತೆ	ನೆಲ ಹಾಗೂ ಎರಡು ಮಹಡಿ ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 6.80+4.25 ಉತ್ತರ-ದಕ್ಷಿಣ-1.81+1.88
ವಾರ್ಡ್ ನಂ:75 ವಾರ್ಡ್ ಹೆಸರು : ಜೋಗುಪಾಳ್ಯ										
12	ಶ್ರೀ.ಯು.ಎಸ್. ಈಶ್ವರ್, ಯು.ಎಸ್. ವಿರೂಪಾಕ್ಷ, ಶ್ರೀಮತಿ.ಸರ್ವಮಂಗಳ	ಶ್ರೀ.ಯು.ಎಸ್. ಈಶ್ವರ್,ಯು.ಎಸ್. ವಿರೂಪಾಕ್ಷ, ಶ್ರೀಮತಿ. ಸರ್ವಮಂಗಳ	90/1606	ಸಿ.ಟಿ. ಎಸ್. ಸಂಖ್ಯೆ- 1606	3.45	ಇ. ಡಬ್ಲ್ಯೂ 151	ಇ. ಡಬ್ಲ್ಯೂ 152	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಖಾಲಿಜಾಗ ಪೂರ್ವ-ಪಶ್ಚಿಮ 4.60 ಉತ್ತರ-ದಕ್ಷಿಣ-0.75
13	ಯು.ಆರ್.ಸಿದ್ದೇಶ್	ಯು.ಆರ್.ಸಿದ್ದೇಶ್	90/1608	153/1	11.95	1608 ಪಾರ್ಕ್	1608 ಪಾರ್ಕ್	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಪೂರ್ವ-ಪಶ್ಚಿಮ 12.65 ಉತ್ತರ-ದಕ್ಷಿಣ-1.00+0.89
14	ಶ್ರೀಮತಿ.ಯು.ಆರ್. ವನಮಾಲ	ಶ್ರೀಮತಿ.ಯು.ಆರ್. ವನಮಾಲಾ	90/1608	153/2	12.03	1608 ಪಾರ್ಕ್	1609	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಪೂರ್ವ-ಪಶ್ಚಿಮ 13.36+13.38 ಉತ್ತರ-ದಕ್ಷಿಣ-0.80+1.00
15	ಜಿ.ಎಂ.ಸೋಹನ್ ಲಾಲ್	ಜಿ.ಎಂ.ಸೋಹನ್ ಲಾಲ್	90/119	138	1.83	118	ರಸ್ತೆ	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 7.30 ಉತ್ತರ-ದಕ್ಷಿಣ-0+0.50
ವಾರ್ಡ್ ನಂ:81 ವಾರ್ಡ್ ಹೆಸರು : ಹಲಸೂರು										
16	ಎಸ್.ನಂದಕುಮಾರ್	ಎಸ್.ನಂದಕುಮಾರ್	90/2691	55	19.08	ಬಿ.ಎಂ. ಆರ್.ಸಿ.ಎಲ್ ಸ್ವತ್ತು	ಉಳಿಕೆ	2695	ಕಾರ್ ಸ್ಟೀಟ್	ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 1.80 ಉತ್ತರ-ದಕ್ಷಿಣ-10.60

1	2	3	4	5	6	7	8	9	10	11
17	ಪಿ.ಎನ್..ನವೀನ್ ಪ್ರಸಾದ್, ಪಿ.ಎನ್. ಶಾಲಿನಿ, ಸತ್ಯಸುನಿಲ್	ಪಿ.ಎನ್..ನವೀನ್ ಪ್ರಸಾದ್, ಪಿ.ಎನ್. ಶಾಲಿನಿ, ಸತ್ಯಸುನಿಲ್	90/2694	59	6.47	ಬಿ.ಎಂ. ಆರ್.ಸಿ. ಎಲ್.ಸ್ವತ್ತು	ಉಳಿಕೆ	2695	2691	ಆರ್.ಸಿ.ಸಿ.ಕಟ್ಟಡ, ನೆಲ ಮಾಳಿಗೆ ಮತ್ತು ಒಂದನೇ ಮಹಡಿ ಪೂರ್ವ-ಪಶ್ಚಿಮ 0.77 ಉತ್ತರ-ದಕ್ಷಿಣ-8.40
18	ಲಕ್ಷ್ಮೀದೇವಮ್ಮ ಮತ್ತು ಇತರರು	ಲಕ್ಷ್ಮೀದೇವಮ್ಮ ಮತ್ತು ಇತರರು	90/2695	16	25.16	ಬಿ.ಎಂ. ಆರ್.ಸಿ. ಎಲ್.ಸ್ವತ್ತು	ಉಳಿಕೆ	2696	2694	ಆರ್.ಸಿ.ಸಿ.ಕಟ್ಟಡ, ಮತ್ತು ಎರಡು ಮಹಡಿ ಪೂರ್ವ-ಪಶ್ಚಿಮ 2.95 ಉತ್ತರ-ದಕ್ಷಿಣ-8.53
ವಾರ್ಡ್ ನಂ:82 ವಾರ್ಡ್ ಹೆಸರು : ಹೊಯ್ಸಳನಗರ										
19	ಫರೂಕ್ ಅಹಮದ್	ಫರೂಕ್ ಅಹಮದ್	89/1176	117/1	11.75	ಉಳಿಕೆ	ಬಿ.ಎಂ. ಆರ್.ಸಿ.ಎಲ್. ಸ್ವತ್ತು	1177	ಉಳಿಕೆ	ಆರ್.ಸಿ.ಸಿ.ಕಟ್ಟಡ, ನೆಲ ಮತ್ತು ಮೊದಲನೇ ಮಹಡಿ ಪೂರ್ವ-ಪಶ್ಚಿಮ 0.50+3.00 ಉತ್ತರ-ದಕ್ಷಿಣ-6.90+10.50
20	ಎಸ್.ಸೆಲ್ವರಾಜ್	ಎಸ್.ಸೆಲ್ವರಾಜ್	89/1177	117	3.13	ಉಳಿಕೆ	ಬಿ.ಎಂ. ಆರ್.ಸಿ. ಎಲ್.ಸ್ವತ್ತು	1178	1176	ಆರ್.ಸಿ.ಸಿ.ಕಟ್ಟಡ, ನೆಲ ಮತ್ತು ಮೊದಲನೇ ಮಹಡಿ ಪೂರ್ವ-ಪಶ್ಚಿಮ 0.71+0 ಉತ್ತರ-ದಕ್ಷಿಣ-8.79+8.82
ವಾರ್ಡ್ ನಂ:85 ವಾರ್ಡ್ ಹೆಸರು : ಸರ್ವಜ್ಞನಗರ										
21	ಸಿದ್ಧಮ್ಮ ಮುನಿಯಪ್ಪ	ಸಿದ್ಧಮ್ಮ ಮುನಿಯಪ್ಪ	97/1163	61	98.12	ರಸ್ತೆ ಮತ್ತು ರೈಲ್ವೆ ಲೈನ್	ಉಳಿಕೆ	1163 ಪಾರ್ಕ್	ರಸ್ತೆ	ಆರ್.ಸಿ.ಸಿ.ಕಟ್ಟಡ ಪೂರ್ವ-ಪಶ್ಚಿಮ 8.05 ಉತ್ತರ-ದಕ್ಷಿಣ-12.19
ವಾರ್ಡ್ ನಂ: 81 ವಾರ್ಡ್ ಹೆಸರು : ಹಲಸೂರು										
22	ಅಮಲ್ದಾರ್, ಬೆಂಗಳೂರು	ಅಮಲ್ದಾರ್, ಬೆಂಗಳೂರು	90/32	118	100.00	ಬಿ.ಎಂ. ಆರ್.ಸಿ.ಎಲ್. ಸ್ವತ್ತು	ಉಳಿಕೆ	ರಸ್ತೆ ಮತ್ತು ಬಿ.ಎಂ. ಆರ್.ಸಿ.ಎಸ್	ಉಳಿಕೆ	ಖಾಲಿ ಜಾಗ, ನಕ್ಷೆಯಲ್ಲಿ ತೋರಿಸಿದಂತೆ.
				ಒಟ್ಟು	411.55					

-: ಗೋಷ್ಠಿ :-

ಕ್ರಮ ಸಂಖ್ಯೆ	ವಾರ್ಡ್ ನಂ.	ವಾರ್ಡ್ ಹೆಸರು	ಸ್ವಾಧೀನಪಡಿಸಿಕೊಂಡಿರುವ ವಿಸ್ತೀರ್ಣ ಚ.ಮೀ.,
1.	82	ಹೊಯ್ಸಳನಗರ	133.46
2.	75	ಜೋಗುಪಾಳ	29.26

3.	81	ಹಲಸೂರು	150.71
4.	85	ಸರ್ವಜ್ಞನಗರ	98.12
		ಒಟ್ಟು	411.55

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಎಂ. ವೀರಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ. ಅ), ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

ವಿಶೇಷ ಪತ್ರಿಕೆ

ಭಾಗ - III	ಬೆಂಗಳೂರು, ಬುಧವಾರ, ಜೂನ್ ೨, ೨೦೦೯ (ಜ್ಯೇಷ್ಠ ೧೩, ಶಕ ವರ್ಷ ೧೯೩೧)	ನಂ. ೩೭೮
-----------	---	---------

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ ವಿಧಿ 28(4)ರಡಿ ಅಧಿಸೂಚನೆ

ಸಂಖ್ಯೆ: ಸಿಐ 179 ಎಸ್.ಪಿ.ಕ್ಯೂ. 2009, ಬೆಂಗಳೂರು, ದಿನಾಂಕ: 2ನೇ ಜೂನ್, 2009

1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ (1966ರ ಕರ್ನಾಟಕದ ಕಾಯ್ದೆ ಸಂಖ್ಯೆ: 18) ವಿಧಿ 28(1)ರ ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ದಿನಾಂಕ:5-8-2008 ರಂದು ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ-3 ವಿಶೇಷ ಪತ್ರಿಕೆಯಲ್ಲಿ ಪ್ರಕಟವಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 351 ಎಸ್.ಪಿ.ಕ್ಯೂ. 2008 ದಿನಾಂಕ:5-8-2008 ರ ಪ್ರಕಾರ ಸರ್ಕಾರವು ಸದರಿ ಅಧಿಸೂಚನೆಯಲ್ಲಿ ನಮೂದಿಸಲ್ಪಟ್ಟಿರುವ ಸ್ವತ್ತುಗಳ ಪ್ರದೇಶವನ್ನು "ಬೆಂಗಳೂರು ಮೆಟ್ರೋ ರೈಲು ಯೋಜನೆಯ" ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಇಚ್ಛೆಪಟ್ಟಿದೆ.

ಮೇಲ್ಕಂಡ ಅಧಿಸೂಚನೆಯ ಷೆಡ್ಯೂಲ್‌ನಲ್ಲಿ ನಮೂದಿಸಲ್ಪಟ್ಟಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಬೇಕಾಗಿರುವುದು ಕರ್ನಾಟಕ ಸರ್ಕಾರಕ್ಕೆ ಮನದಟ್ಟಾಗಿದೆ. ಈ ಬಗ್ಗೆ ಮೇಲ್ಕಂಡ ಕಾಯ್ದೆ ವಿಧಿ 28(3)ರ ಪ್ರಕಾರ ಆದೇಶ ಹೊರಡಿಸಲಾಗಿದೆ.

ಆದುದರಿಂದ 1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28 (4) ರ (1966 ರ ಕರ್ನಾಟಕದ ಕಾಯ್ದೆ ಸಂಖ್ಯೆ:18) ಮೇರೆಗೆ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರ ಈ ಕೆಳಗೆ ನಮೂದಿಸಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆಯೆಂದು ಈ ಮೂಲಕ ಘೋಷಿಸಲಾಗಿದೆ.

ವಾರ್ಡ್ ನಂ. 2, ವಾರ್ಡ್ ಹೆಸರು : ಚಾಲಹಳ್ಳಿ, ಸ್ಥಳದ ಹೆಸರು : ಯಶವಂತಪುರ										
ಕ್ರಮ ಸಂಖ್ಯೆ	ಖಾತೆದಾರರ ಹೆಸರು	ಅನುಭವದಾರರ ಹೆಸರು	L.A/ City.Sy. ನಂಬರು	ಬೆ.ಮ.ಪಾ ಸ್ವತ್ತಿನ ಸಂಖ್ಯೆ	ಭೂ ಸ್ವಾಧೀನಕ್ಕೆ ಒಳಪಟ್ಟ ವಿಸ್ತೀರ್ಣ ಚ.ಮೀ	ಚೆ ಕ್ಕು ಬ ಂ ದಿ (City.Sy. ನಕಾಶೆಯಂತೆ)				ಷರಾ (ಅಳತೆ .ಮೀ., ಗಳಲ್ಲಿ)
						ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6	7a	7b	7c	7d	8
1	ಸಂಗಮ್ ಸರ್ವೀಸ್ ಸ್ಪೇಷನ್ ರೆಪ್ರೆಸೆಂಟೆಡ್ ಬೈ ಡಾಃ ರಾಧಾ., ಎಸ್.ಕಾರ್ತೀಕ್ ಎಸ್.ಅಂಜನ	ಸಂಗಮ್ ಸರ್ವೀಸ್ ಸ್ಪೇಷನ್ ರೆಪ್ರೆಸೆಂಟೆಡ್ ಬೈ ಡಾಃ ರಾಧಾ., ಎಸ್.ಕಾರ್ತೀಕ್ ಎಸ್.ಅಂಜನ	1542	022/172/011	572.11	1543	1542ರ ಉಳಿಕೆ	ರೈಲ್ವೆ ನಿಲ್ದಾಣ	ತುಮ ಕೂರು ರಸ್ತೆ	ಪೂ.ಪ: 6.24+8.62 ಉ.ದ:77.00 ಆರ್.ಸಿ.ಸಿ., ಕಟ್ಟಡ-1

1	2	3	4	5	6	7a	7b	7c	7d	8
2	ಜಿ.ನಾರಾಯಣಸ್ವಾಮಿ	ಜಿ.ನಾರಾಯಣಸ್ವಾಮಿ	1543	-	381.30	1543ರ ಉಳಿಕೆ	1542	ರೈಲ್ವೆ ನಿಲ್ದಾಣ	ತುಮ ಕೂರು ರಸ್ತೆ	ಪೂ.ಪ 0+ 10.17 ಉ.ದ: 77.00
3	ಎ.ಪಿ.ಎಂ.ಸಿ.,	ಎ.ಪಿ.ಎಂ.ಸಿ.,	62	-	787.50	ರಸ್ತೆ	63	ತುಮ ಕೂರು ರಸ್ತೆ	62ರ ಉಳಿಕೆ	ಪೂ.ಪ 78.75 ಉ.ದ: 10+10.02 ಪೂ.ಪ 112.30 ಉ.ದ: 10+10.03
4	ಎ.ಪಿ.ಎಂ.ಸಿ.,	ಎ.ಪಿ.ಎಂ.ಸಿ.,	58	-	1123.00	ರಸ್ತೆ	ರಸ್ತೆ	ತುಮ ಕೂರು ರಸ್ತೆ	58ರ ಉಳಿಕೆ	ಎ.ಸಿ.ಶೀಟ್ ಕಟ್ಟಡ-1, ಆರ್ಚ್-1, ದೇವಸ್ಥಾನ-1, ಬ್ಯಾಂಕ್ ಕಟ್ಟಡ-1
5	ಕೆ.ಎಸ್.ಎಫ್.ಸಿ.,	ಕೆ.ಎಸ್.ಎಫ್.ಸಿ.,	57	-	460.00	ರಸ್ತೆ	ರಸ್ತೆ	ತುಮ ಕೂರು ರಸ್ತೆ	57ರ ಉಳಿಕೆ	ಪೂ.ಪ: 46.00 ಉ.ದ: 10.00+10.00 ಪೂ.ಪ:43.85 ಉ.ದ: 10.00+10.00 ಒಟ್ಟು-5 ಎ.ಸಿ.ಶೀಟ್ ಗೋಡಾನ್‌ಗಳು
6	ಕೆ.ಎಸ್.ಎಫ್.ಸಿ.,	ಕೆ.ಎಸ್.ಎಫ್.ಸಿ.,	56	-	438.50	ರಸ್ತೆ	ರಸ್ತೆ	ತುಮ ಕೂರು ರಸ್ತೆ	56ರ ಉಳಿಕೆ	
7	ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ	1.ಬಾಲಕೃಷ್ಣ ಪ್ಲೋರ್ ಮಿಲ್, 2.ಕೆ.ಜಿ.ಸುಬ್ಬಯ್ಯ, 3.ಕೆ.ಎಸ್.ಅಕ್ಷೇಶ್ 4.ಕೆ.ಎ.ಸುಜಿತ್‌ಚಂದನ್	63	45/1	230.00	62	63ರ ಉಳಿಕೆ	ತುಮ ಕೂರು ರಸ್ತೆ	63ರ ಉಳಿಕೆ	ಪೂ.ಪ:23.00+23.00 ಉ.ದ: 10.00+10.00 ಆರ್.ಸಿ.ಸಿ.ಕಟ್ಟಡ-1ನೇ ಮಹಡಿ
			ಒಟ್ಟು		3992.41					

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಎಂ. ವೀರಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ. ಅ)

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.